ಗುರುವಾರ, ಏಪ್ರಿಲ್ 14, 2022 | ಬೆಂಗಳೂರು | ₹ 6.00 | ಸಂಪುಟ 75 | ಸಂಚಿಕೆ 103 | ಪುಟ 24
www.prajavani.net
/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಅಂಬೇಡ್ಕರ್ ಜಯಂತಿ ಶುಭಾಶಯಗಳು
ಭೀಮದರ್ಶನ 9

ಸ್ಪರ್ಧಾವಾಣಿ
ಪ್ರಾಥಮಿಕ ಶಾಲಾ ಶಿಕ್ಷಕರ (ಆಂಗ್ಲ ಭಾಷೆ) ಹುದ್ದೆಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ 'ಡಿಜಿಟಲ್' ಆಕರ ಪರಿಕರಗಳನ್ನು ಇಲ್ಲಿ ಪರಿಚಯಿಸಲಾಗಿದೆ.

ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
58,576 ▼	17,530 ▼	₹54,820 (ಬೆಂಗಳೂರು) ▲	₹71,300 (ಬೆಂಗಳೂರು) ▲	76.19 ▼

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವರೇ ಮೊದಲ ಆರೋಪಿ

ರಾಜೀನಾಮೆಗೆ ಒಪ್ಪದ ಈಶ್ವರಪ್ಪ

ಪ್ರಜಾವಾಣಿ ವಾರ್ತೆ

ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿರುವ ಆರೋಪಕ್ಕೆ ಗುರಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕೆಂಬ ಒತ್ತಡ ಪಕ್ಷದೊಳಗೆ ಹಾಗೂ ಹೊರಗೆ ಹೆಚ್ಚುತ್ತಿದೆ. ಆದರೆ, ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿ ಸೂಚನೆಯನ್ನೂ ಕಡೆಗಣಿಸಿರುವ ಅವರು ಹುದ್ದೆಯಲ್ಲಿ ಮುಂದುವರಿಯಲು ಕಸರತ್ತು ನಡೆಸುತ್ತಿದ್ದಾರೆ.

'ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಾನು ಮಾಡಿರುವ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಈಶ್ವರಪ್ಪ ಶೇಕಡ 40ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ' ಎಂದು ಆರೋಪ ಮಾಡಿದ್ದ ಸಂತೋಷ್, ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಪತ್ತೆಯಾಗಿತ್ತು. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಿದ್ದು, ಈಶ್ವರಪ್ಪ ಅವರನ್ನೇ ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಅವರ ಆಪ್ತರಾದ ಬಸವರಾಜ್ ಮತ್ತು ರಮೇಶ್ ಇತರ ಆರೋಪಿಗಳು.

ಸಂತೋಷ್ ಸಾವಿನ ಸಂಗತಿ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್, ಎಎಪಿ ಸೇರಿದಂತೆ ವಿರೋಧ ಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೀದಿಗೆ ಇಳಿದಿದ್ದವು. ಮಂಗಳವಾರವೇ ಹಲವೆಡೆ ಪ್ರತಿಭಟನೆಗಳನ್ನೂ ನಡೆಸಲಾಗಿತ್ತು. ಉಡುಪಿಗೆ ದೌಡಾಯಿಸಿದ್ದ ಮೃತ ಗುತ್ತಿಗೆದಾರನ ಸಹೋದರರು, ಈಶ್ವರಪ್ಪ ಮತ್ತು ಇತರ ಆರೋಪಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು.

ಸೆಡ್ಡು ಹೊಡೆದ ಸಚಿವ: ಬಿಜೆಪಿಯ ವಿಭಾಗವಾರು ಸಭೆಯಲ್ಲಿ ಭಾಗವಹಿಸಲು ಈಶ್ವರಪ್ಪ ಮೈಸೂರಿನಲ್ಲಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ವಿಭಾಗವಾರು ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮಂಗಳೂರಿನಲ್ಲಿದ್ದರು. ಇಬ್ಬರನ್ನೂ ಸಂಪರ್ಕಿಸಿದ್ದ ಬಿಜೆಪಿಯ ವರಿಷ್ಠರು, ಈಶ್ವರಪ್ಪ ರಾಜೀನಾಮೆಗೆ ಸೂಚಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ವರಿಷ್ಠರಿಂದ ನಿರ್ದೇಶನ ಬರುತ್ತಿದ್ದಂತೆಯೇ ಈಶ್ವರಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದ ಬೊಮ್ಮಾಯಿ, ಸಂದೇಶ ರವಾನಿಸಿದ್ದರು. ಮೈಸೂರಿನ ಹೋಟೆಲ್ ಆವರಣದಲ್ಲಿ ಏಕಾಂಗಿಯಾಗಿ ಹತ್ತು ನಿಮಿಷಗಳಿಗೂ ಹೆಚ್ಚು ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದ ಈಶ್ವರಪ್ಪ, ತರಾತುರಿಯಲ್ಲಿ ಕಾರು ಏರಿ ಹೊರಟಿದ್ದರು.

'ಮುಖ್ಯಮಂತ್ರಿ ಕೇಳಿದರೆ ರಾಜೀನಾಮೆ ನೀಡಬೇಕಾಗುತ್ತದೆ' ಎಂದು ಈಶ್ವರಪ್ಪ ಮೈಸೂರಿನಿಂದ ಹೊರಡುವ ಮುನ್ನ ಹೇಳಿದ್ದರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯುವ ಸಾಧ್ಯತೆಯ ಸುಳಿವನ್ನೂ ನೀಡಿದ್ದರು. ಪಕ್ಷದ ವರಿಷ್ಠರ ಸೂಚನೆಯಂತೆ ಈಶ್ವರಪ್ಪ ಬೆಂಗಳೂರಿಗೆ ಬಂದು ರಾಜೀನಾಮೆ ಸಲ್ಲಿಸಬಹುದು ಎಂದು ಹೇಳಲಾಗಿತ್ತು.

10ನೇ ಪುಟ ನೋಡಿ

'ಕಾಮಗಾರಿ ನಡೆಸುವಂತೆ ಈಶ್ವರಪ್ಪ ತಿಳಿಸಿದ್ದು ನಿಜ'

ಬೆಳಗಾವಿ: 'ಸಚಿವ ಕೆ.ಎಸ್. ಈಶ್ವರಪ್ಪ ಅವರು ಗುತ್ತಿಗೆದಾರ ಸಂತೋಷ್ ಪಾಟೀಲ ಅವರಿಗೆ ಕಾಮಗಾರಿಗಳನ್ನು ನಡೆಸಲು ತಿಳಿಸಿದ್ದು ನಿಜ' ಎಂದು ಹಿಂಡಲಗಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ ಮನ್ನೋಳಕರ ಹೇಳಿದರು.

ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, 'ಹಿಂಡಲಗಾ ಗ್ರಾಮದ ಲಕ್ಷ್ಮೀದೇವಿ ಜಾತ್ರೆ ನೂರು ವರ್ಷಗಳ ಬಳಿಕ 2021ರಲ್ಲಿ ನಡೆದಿತ್ತು. ಆಗ ರಸ್ತೆ ದುರಸ್ತಿ ಸೇರಿದಂತೆ 108 ಕಾಮಗಾರಿಗಳನ್ನು ನಡೆಸಲಾಗಿತ್ತು. ಗುತ್ತಿಗೆದಾರ ಸಂತೋಷ್ ಅವರ ಬಿಲ್ ಬಾಕಿ ಉಳಿದಿದೆ. ಅವರು ಹಣಕ್ಕಾಗಿ ಓಡಾಡುತ್ತಿದ್ದರು' ಎಂದು ಪ್ರತಿಕ್ರಿಯಿಸಿದರು.

'ನಾನೂ ಎರಡು ಬಾರಿ ಸಂತೋಷ್ ಜೊತೆಗೆ ಹೋಗಿ ಈಶ್ವರಪ್ಪ ಅವರನ್ನು ಭೇಟಿಯಾಗಿದ್ದೆ. ಮೊದಲು ಉತ್ತಮವಾಗಿ ಕಾಮಗಾರಿ ನಡೆಸು, ನಂತರ ಸರಿ ಮಾಡುತ್ತೇನೆ ಎಂದು ಈಶ್ವರಪ್ಪ ಭರವಸೆ ನೀಡಿದ್ದರು' ಎಂದು ತಿಳಿಸಿದರು.

'ಸಂತೋಷ್ ಸಚಿವರ ಜೊತೆ ಚರ್ಚಿಸಿದ್ದರು. ಅವರ ಬಳಿ ಕಾರ್ಯಾದೇಶ ಇತ್ತೋ, ಇಲ್ಲವೋ ನನಗೆ ಗೊತ್ತಿಲ್ಲ. ಅವರು ಇಲ್ಲಿ ಕಾಮಗಾರಿ ನಡೆಸಿದ್ದು ನಿಜ. ಕಾಮಗಾರಿಗೆ ವ್ಯಯಿಸಿದ ಹಣ ಅವರ ಕುಟುಂಬಕ್ಕಾದರೂ ಸಿಗಬೇಕು' ಎಂದರು.

ಎಫ್‌ಐಆರ್‌ನಲ್ಲಿ ಏನಿದೆ?

ಸಂತೋಷ್ ಪಾಟೀಲ ಸಹೋದರ ಪ್ರಶಾಂತ್ ಪಾಟೀಲ ನೀಡಿರುವ ದೂರನ್ನು ಆಧರಿಸಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಆಪ್ತರಾದ ಬಸವರಾಜ್ ಹಾಗೂ ರಮೇಶ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಕಲಂ 34 (ಒಂದೇ ಉದ್ದೇಶಕ್ಕಾಗಿ ಹಲವರು ಜತೆಗೂಡಿ ಕೃತ್ಯ ಎಸಗಿರುವುದು) ಮತ್ತು ಕಲಂ 306 (ಆತ್ಮಹತ್ಯೆಗೆ ಕುಮ್ಮಕ್ಕು ನೀಡುವುದು) ಅಡಿಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಶಾ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು. 10

ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಂಗಳೂರು: ವಿದ್ಯುತ್ ಪ್ರವಹಿಸಿ ಮಂಗನಪಾಳ್ಯ ನಿವಾಸಿ ವಸಂತ್ (21) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಮೃತ ವಸಂತ್, ರಸ್ತೆಬದಿಯಲ್ಲಿ ಹಣ್ಣಿನ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 5

ಇನ್ಫೊಸಿಸ್ ನಿವ್ವಳ ಲಾಭ ಏರಿಕೆ

ನವದೆಹಲಿ (ಪಿಟಿಐ): ದೇಶದ ಎರಡನೆಯ ಅತಿದೊಡ್ಡ ಐ.ಟಿ. ಸೇವಾ ಕಂಪನಿ ಇನ್ಫೊಸಿಸ್ ಮಾರ್ಚ್ ತ್ರೈಮಾಸಿಕದ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ನಿವ್ವಳ ಲಾಭದಲ್ಲಿ ಶೇಕಡ 12ರಷ್ಟು ಹೆಚ್ಚಳ ಕಂಡಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹ 5,686 ಕೋಟಿ ಲಾಭ ಗಳಿಸಿದೆ. 13

ಭಾರತದಲ್ಲಿ ಜೂನಿಯರ್ ಮಹಿಳಾ ಫಿಫಾ ವಿಶ್ವಕಪ್ ಪಂದ್ಯಗಳು

ಮುಂಬೈ (ಪಿಟಿಐ): ಭಾರತದ ಭುವನೇಶ್ವರ್, ಗೋವಾ ಮತ್ತು ನವಿ ಮುಂಬೈ ನಗರಗಳಲ್ಲಿ ಫಿಫಾ 17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್ ಪಂದ್ಯಗಳು ನಡೆಯಲಿವೆ.

ಅಕ್ಟೋಬರ್ ತಿಂಗಳಲ್ಲಿ ಈ ಪಂದ್ಯಗಳು ನಡೆಯಲಿವೆ ಎಂದು ಬುಧವಾರ ಫಿಫಾ ಪ್ರಕಟಿಸಿದೆ. 16

ರಥೋತ್ಸವಕ್ಕೆ ಕುರಾನ್ ಪಠಣ ಮುನ್ನುಡಿ

ಪ್ರಜಾವಾಣಿ ವಾರ್ತೆ

ಬೇಲೂರು: ಇಲ್ಲಿನ ಐತಿಹಾಸಿಕ ಚನ್ನಕೇಶವಸ್ವಾಮಿ ರಥೋತ್ಸವಕ್ಕೂ ಮುನ್ನ, ಸಂಪ್ರದಾಯದಂತೆ ದೊಡ್ಡಮೇದೂರಿನ ಮೌಲ್ವಿ ಸೈಯದ್ ಸಜ್ಜಾದ್ ಬಾಷಾ ಅವರು ಬುಧವಾರ ಕುರಾನ್ ಪಠಣ ಮಾಡಿ ಕೋಮು ಸಾಮರಸ್ಯವನ್ನು ನೆನಪಿಸಿದರು.

ನಂತರ ರಥವನ್ನು ಮೂಲಸ್ಥಾನದಿಂದ ಎಳೆದು ಗೋಪುರದ ಆಗ್ನೇಯ ದಿಕ್ಕಿನಲ್ಲಿರುವ ಬಯಲು ರಂಗಮಂದಿರದ ಬಳಿಗೆ ತಂದು ನಿಲ್ಲಿಸಲಾಯಿತು.

ಪಠಣದ ಬಳಿಕ ಮಾತನಾಡಿದ ಮೌಲ್ವಿಯು, 'ಎಲ್ಲರಿಗೂ ಒಳಿತಾಗಲಿ, ಎಲ್ಲಡೆ ಸಾಮರಸ್ಯ ಮೂಡಲಿ. ವಿಶ್ವದಲ್ಲಿ ಶಾಂತಿ ನೆಲೆಸಲಿ. ಎಲ್ಲೆಡೆ ಉತ್ತಮ ಮಳೆ, ಬೆಳೆಯಾಗಲಿ' ಎಂದು ಪ್ರಾರ್ಥಿಸಿದರು.

'ವಂಶ ಪಾರಂಪರ್ಯವಾಗಿ ರಥೋತ್ಸವ ವೇಳೆ ಕುರಾನ್ ಪಠಣ ಮಾಡಿಕೊಂಡು ಬಂದಿದ್ದೇವೆ. ನನ್ನ ನಂತರ ನನ್ನ ಮಕ್ಕಳು ಇದನ್ನು ಮುಂದುವರೆಸಿಕೊಂಡು ಹೋಗುತ್ತಾರೆ. ದೇವಸ್ಥಾನದಿಂದ ಪ್ರತಿ ವರ್ಷ ನನಗೆ ಅಕ್ಕಿ, ದವಸ ಧಾನ್ಯಗಳನ್ನು ನೀಡಲಾಗುತ್ತಿದೆ' ಎಂದರು.

ಕೋವಿಡ್ ಕಾರಣಕ್ಕೆ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಥೋತ್ಸವ ಯಾವುದೇ ವಿಘ್ನವಿಲ್ಲದೆ ನೆರವೇರಿತು. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ, ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ವಿವಾದವೂ ಈ ಬಾರಿ ಎದ್ದಿತ್ತು. ಆದರೆ, ಜಿಲ್ಲಾಡಳಿತದ ಸೂಚನೆ ಮೇರೆಗೆ ಎಲ್ಲ ಧರ್ಮದವರಿಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹದಿನೈದಕ್ಕೂ ಹೆಚ್ಚು ಮುಸ್ಲಿಮರು ಅಂಗಡಿ ತೆರೆದು ವ್ಯಾಪಾರ ನಡೆಸಿದರು.

ವಿವಿಧ ಜಿಲ್ಲೆಗಳ ಭಕ್ತರೊಂದಿಗೆ, ಹೊರರಾಜ್ಯಗಳ ಭಕ್ತರೂ ಉತ್ಸವವನ್ನು ಕಣ್ತುಂಬಿಕೊಂಡರು.

ರಥಕ್ಕೆ ಬಾಳೆಹಣ್ಣು, ದವನ ಎಸೆದು ಭಕ್ತಿ ಸಮರ್ಪಿಸಿದರು. ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಭಾವಚಿತ್ರ ಹಿಡಿದು ಸಾಗಿದ್ದು ಗಮನ ಸೆಳೆಯಿತು.

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬುಧವಾರ ನಡೆದ ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಬ್ರಹ್ಮ ರಥೋತ್ಸವ ವೇಳೆ ದೊಡ್ಡಮೇದೂರಿನ ಮೌಲ್ವಿ ಸೈಯದ್ ಸಜ್ಜಾದ್ ಬಾಷಾ ಕುರಾನ್ ಪಠಣ ಮಾಡಿದರು. ಶಾಸಕ ಕೆ.ಎಸ್.ಲಿಂಗೇಶ್, ದೇಗುಲದ ಕಾರ್ಯನಿರ್ವಹಣಾಧಿಕಾರಿ ವಿದ್ಯುಲ್ಲತಾ ಇದ್ದಾರೆ.

ಕೆನರಾ ಬ್ಯಾಂಕ್
Canara Bank
Government of India Undertaking
Together We Can
ಗೃಹ ಸಾಲ 6.65% ಬಡ್ಡಿ ದರದಲ್ಲಿ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಿ ತಕ್ಷಣದ ಅನುಮೋದನ ಪಡೆಯಿರಿ
*ಷರತ್ತುಗಳು ಅನ್ವಯಿಸುತ್ತವೆ
1800 425 0018

ಐದಾರು ಸಚಿವರ ಹಗರಣದ ದಾಖಲೆ ಇವೆ– ಕೆಂಪಣ್ಣ

ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಕಾಮಗಾರಿ ಸ್ಥಗಿತ: ಎಚ್ಚರಿಕೆ

ಪ್ರಜಾವಾಣಿ ವಾರ್ತೆ

ಡಿ. ಕೆಂಪಣ್ಣ

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಾದ್ಯಂತ ಒಂದು ತಿಂಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ನಡೆದ ಸಂಘದ ಆಡಳಿತ ಮಂಡಳಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಈ ವಿಷಯ ತಿಳಿಸಿದರು.

ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರಿಗೆ ದೂರು ನೀಡಿದರೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ. ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿಯೇ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸರ್ಕಾರವೇ ಹೊಣೆ. ಮುಂದಿನ ವಾರ ನಡೆಯಲಿರುವ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ಕಾರದಲ್ಲಿನ ಭ್ರಷ್ಟಾಚಾರ ಕುರಿತು ಚರ್ಚಿಸಲಾಗುವುದು.

11ನೇ ಪುಟ ನೋಡಿ

'ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜ'

'ರಾಜ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜನಿದ್ದಂತೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭಾರಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ' ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದರು.

'ಆರೋಗ್ಯ ಇಲಾಖೆಯಲ್ಲಿ ಲಂಚವಿಲ್ಲದೆ ಏನೂ ನಡೆಯುತ್ತಿಲ್ಲ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರದಲ್ಲಿ ಅತ್ಯಧಿಕ ಪ್ರಮಾಣದ ಭ್ರಷ್ಟಾಚಾರ ಮಾಡುತ್ತಿರುವ ಸಚಿವ ಸುಧಾಕರ್' ಎಂದರು.

11ನೇ ಪುಟ ನೋಡಿ

ಕಪ್ಪುಪಟ್ಟಿಗೆ ಸೇರಿಸಲು ಸುಧಾಕರ್ ಆಗ್ರಹ

ಚಿಕ್ಕಬಳ್ಳಾಪುರ: 'ನನ್ನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

'ಕೆಂಪಣ್ಣ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕು. ಆಧಾರ ರಹಿತವಾಗಿ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ' ಎಂದರು.

11ನೇ ಪುಟ ನೋಡಿ

ಚಿನಕುರಳಿ
ಪ್ರಕಾಶ್ ಶೆಟ್ಟಿ

ಕೊಲ್ಹಾರದ ಪ್ರಗತಿಪರ ರೈತ ಸಿದ್ದಪ್ಪ ಬಾಲಗೊಂಡ ಯಶೋಗಾಥೆ

ದ್ರಾಕ್ಷಿ ನಾಡಲ್ಲಿ ಕಾಶ್ಮೀರಿ ಸೇಬು ಬೆಳೆದ ರೈತ

• ಬಸವರಾಜ್ ಸಂಪಳ್ಳಿ

ಪ್ರಜಾವಾಣಿ ವಿಶೇಷ

ವಿಜಯಪುರ: ರುಚಿಕರ ಮತ್ತು ಉತ್ಕೃಷ್ಟ ಗುಣಮಟ್ಟದ ದ್ರಾಕ್ಷಿ ಬೆಳೆಗೆ ಪ್ರಸಿದ್ಧವಾದ ಬಿಸಿಲನಾಡು ವಿಜಯಪುರ ನೆಲದಲ್ಲಿ ಪ್ರಗತಿಪರ ರೈತರೊಬ್ಬರು ಕಾಶ್ಮೀರಿ ಸೇಬು ಬೆಳೆದು ಬೆರಗು ಮೂಡಿಸಿದ್ದಾರೆ.

ಹೌದು, ಕಾಶ್ಮೀರದ ಹಿಮದಿಂದ ಕೂಡಿದ, ಚಳಿಯ ವಾತಾವರಣದಲ್ಲಿ ಬೆಳೆಯುವ ಸೇಬನ್ನು ಕೃಷ್ಣಾ ತೀರದ ಕಪ್ಪು ಭೂಮಿಯಲ್ಲಿ ಬೆಳೆದವರು ಕೊಲ್ಹಾರದ ಪ್ರಗತಿಪರ ರೈತ ಸಿದ್ದಪ್ಪ ಬಾಲಗೊಂಡ.

ಸಮಶೀತೋಷ್ಣ ಪ್ರದೇಶದಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ, ಸುಮಾರು 100-125 ಸೆ.ಮೀ.ನಷ್ಟು ವಾರ್ಷಿಕವಾಗಿ ಮಳೆ ಬೇಕಾಗುತ್ತದೆ. ಮೋಡ ಮುಸುಕಿದ, ಕಡಿಮೆ ಉಷ್ಣಾಂಶದ, ಆರ್ದ್ರ ವಲಯದಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ.

ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇದೇ ಮೊದಲ ಬಾರಿಗೆ ಕೊಲ್ಹಾರದ ರೈತ ಸಿದ್ದಪ್ಪ ಬಾಲಗೊಂಡ ಅವರು ಒಂದು ಎಕರೆ ಹೊಲದಲ್ಲಿ ಪ್ರಾಯೋಗಿಕವಾಗಿ ಸೇಬು ಬೆಳೆದು ಹೊಸ ಆಶಾಭಾವ ಮೂಡಿಸಿದ್ದಾರೆ.

ಒಂದು ಎಕರೆಯಲ್ಲಿ ಸುಮಾರು 300 ಸೇಬು ಗಿಡಗಳನ್ನು ಎರಡು ವರ್ಷಗಳ ಹಿಂದೆ ನಾಟಿ ಮಾಡಿದ್ದು, ಇದೀಗ ಫಸಲು ಬಂದಿವೆ. ಪ್ರತಿ ಗಿಡದಲ್ಲಿ 10 ರಿಂದ 40 ಕಾಯಿಗಳು ಹಿಡಿದಿವೆ. ಇನ್ನೊಂದು ತಿಂಗಳಲ್ಲಿ ಹಣ್ಣು ಕೊಯ್ಲಿಗೆ ಬರಲಿದೆ.

ಸೇಬು ಕೃಷಿ ಕುರಿತು 'ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಿದ್ದಪ್ಪ, ಇಲ್ಲಿ ಬೆಳೆಯುವ ದ್ರಾಕ್ಷಿ, ದಾಳಿಂಬೆ, ಲಿಂಬೆ ದೇಶದಲ್ಲೇ ಹೆಚ್ಚು ಉತ್ಕೃಷ್ಟ ಗುಣಮಟ್ಟದಿಂದ ಕೂಡಿದೆ. ಹೀಗಾಗಿ ಈ ನೆಲದಲ್ಲಿ ಸೇಬು ಬೆಳೆಯಲು ಸಾಧ್ಯವೇ ಎಂಬುದನ್ನು ಕಂಡುಕೊಳ್ಳಲು ಕಾಶ್ಮೀರದಿಂದ ಗಿಡಗಳನ್ನು ತಂದು ನಾಟಿ ಮಾಡಿ, ಕೃಷಿ ಮಾಡಿದ್ದೇನೆ. ಪ್ರಯೋಗ ಯಶಸ್ವಿಯಾಗಿದೆ. ಹಣ್ಣುಗಳಿಗೆ ಸ್ಥಳೀಯ ಮಾರುಕಟ್ಟೆಯಲ್ಲೇ ಬೇಡಿಕೆ ಇದ್ದು, ಇಲ್ಲಿಯೇ ಮಾರಾಟ ಮಾಡುತ್ತೇನೆ' ಎಂದು ಹೇಳಿದರು.

'ಈ ಭಾಗದಲ್ಲೂ ಸೇಬು ಬೆಳೆಯಬಹುದು ಎಂಬುದನ್ನು ನಮ್ಮ ರೈತ ಸಮುದಾಯಕ್ಕೆ ತಿಳಿಸುವ ಸದುದ್ದೇಶದಿಂದ ಬೆಳೆದಿದ್ದೇನೆ. ನಮ್ಮ ರೈತರು ಯಾವುದೇ ಹಿಂಜರಿಕೆ ಇಲ್ಲದೇ ಸೇಬು ಬೆಳೆಯಬಹುದು' ಎಂದರು.

ವಿಜಯಪುರ ಜಿಲ್ಲೆ ಕೊಲ್ಹಾರದ ತೋಟದಲ್ಲಿ ಬೆಳೆದಿರುವ ಸೇಬು. ಒಳಚಿತ್ರದಲ್ಲಿ ಸಿದ್ದಪ್ಪ ಬಾಲಗೊಂಡ

> **ಕಾಶ್ಮೀರದ ಸೇಬು ಬೆಳೆಗಾರರಿಂದ ಅಗತ್ಯ ಮಾಹಿತಿ ಪಡೆದುಕೊಂಡು ಸ್ವಯಂ ಕೃಷಿ ಮಾಡಿದ್ದೇನೆ. ನಮ್ಮ ರೈತರೂ ಬೆಳೆಯಬಹುದು**
> **ಸಿದ್ದಪ್ಪ ಬಾಲಗೊಂಡ,** ಪ್ರಗತಿಪರ ರೈತ

ವಿಡಿಯೋ ನೋಡಲು ಈ ಕೋಡ್ ಸ್ಕ್ಯಾನ್ ಮಾಡಿ
ಪ್ರಜಾವಾಣಿ ನೋಡಿಯೊ

ನಳನಳಿಸುವ ಬಗೆಬಗೆ ಹಣ್ಣುಗಳು...

ಸಿದ್ದಪ್ಪ ಬಾಲಗೊಂಡ ಅವರು ತಮ್ಮ 20 ಎಕರೆ ಹೊಲದಲ್ಲಿ ಕಾಶ್ಮೀರಿ ಸೇಬು ಮಾತ್ರವಲ್ಲದೇ ಡ್ರ್ಯಾಗನ್ ಫ್ರೂಟ್, ಫ್ಯಾಶನ್ ಫ್ರೂಟ್, ಖರ್ಜೂರ, ಪೇರಲ, ಸೀತಾಫಲ, ರಾಮ ಫಲ, ಲಕ್ಷ್ಮಣ ಫಲ, ನೇರಲೆ, ಏಲಕ್ಕಿ ಬಾಳೆ, ಸಿಹಿ ಹುಣಸೆ, ಸೀಡ್‌ಲೆಸ್ ಲಿಂಬು, ಮೋಸಂಬಿ, ದ್ರಾಕ್ಷಿಯನ್ನೂ ಪ್ರಾಯೋಗಿಕವಾಗಿ ಬೆಳೆದು ಯಶಸ್ವಿಯಾಗಿದ್ದಾರೆ.

ASWINI

ಲಕ್ಷಾಂತರ ಬಳಕೆದಾರರಿಂದ ಅನುಮೋದಿಸಲ್ಪಟ್ಟ ನಮ್ಮ ಬ್ರಾಂಡ್
ನಿಮ್ಮ ವಿಶ್ವಾಸವೇ ನಮ್ಮ ಸಾಮರ್ಥ್ಯ.

ಇವರು ಸ್ವತಃ ಅಶ್ವಿನಿ ಬಳಸಿದ ನಂತರವಷ್ಟೇ, ಅಶ್ವಿನಿ ಜಾಹೀರಾತುಗಳ ಮೇಲೆ ಭರವಸೆ ಪಡೆದರು

ಟಿವಿ ವಾಹಿನಿಗಳಲ್ಲಿ ಗೋಚರಿಸುತ್ತಿದ್ದ ಅಶ್ವಿನಿ ಜಾಹೀರಾತುಗಳನ್ನು ನೋಡಿದರೂ, ಅದನ್ನು ನಾನು ನಂಬಿರಲಿಲ್ಲ. ಅದಾಗ್ಯೂ ನನ್ನ ಅಕ್ಕ ಅಶ್ವಿನಿ ಬಳಸುತ್ತಿದ್ದುದನ್ನು ಗಮನಿಸುತ್ತಿದ್ದೆ. ಒಂದು ದಿನ ಅವಳು ನನ್ನ ಕೂದಲು ಉದುರುವುದನ್ನು ಕಂಡು, ನನಗೆ ಅಶ್ವಿನಿ ಬಳಸುವಂತೆ ಸೂಚಿಸಿದಳು. ಆ ಬಳಿಕ ನಾನು ಅಶ್ವಿನಿ ಬಳಸಿದ ನಂತರ, ಅದರ ಫಲಿತಾಂಶಗಳನ್ನು ನನಗೆ ತುಂಬಾ ಆಶ್ಚರ್ಯವಾಯಿತು. ಅಂದಿನಿಂದ ನನಗೆ ಅಶ್ವಿನಿ ಬಗ್ಗೆ ಸಂಪೂರ್ಣ ವಿಶ್ವಾಸ ಬಂದಿತು. ಟಿವಿಯಲ್ಲಿ ಜನರು ಹೇಳುತ್ತಿರುವುದು ಕೂಡ ನಿಜ ಎಂಬುದು ಮನವರಿಕೆಯಾಯಿತು.*
ರಮ್ಯಾ, ಪಟ್ಟುಕೊಟ್ಟಾಯ್, ತಮಿಳನಾಡು

ಇವರು ತಮ್ಮ ತಲೆಯ ಮೇಲೆ ಮೊಟ್ಟೆಗಳನ್ನು ಒಡೆಯುವುದರಿಂದ ಸ್ವತಃ ರಕ್ಷಿಸಿಕೊಂಡರು

ಮೊದಲು ನನ್ನ ಕೂದಲು ಒಣಗಿದ, ನಿರ್ಜೀವ ಕೇಶರಾಶಿಯಂತೆ ಗೋಚರಿಸುತ್ತಿತ್ತು. ನನ್ನ ಕೂದಲಿನ ಸ್ಥಿತಿಯನ್ನು ಕಂಡು ಸಾಕಷ್ಟು ಜನರು ನನ್ನ ಕೂದಲಿನ ಆರೋಗ್ಯಕ್ಕಾಗಿ ಮೊಟ್ಟೆ ಮತ್ತು ಮೀನು ಬಳಸುವಂತೆ ಸಲಹೆ ನೀಡುತ್ತಿದ್ದರು. ನಾನು ಸಂಪೂರ್ಣ ಶಾಖಾಹಾರಿ ಆಗಿದ್ದರಿಂದ ಅದನ್ನೆಲ್ಲ ಬಳಸಲು ನನಗೆ ಇಷ್ಟವಿರಲಿಲ್ಲ. ನಂತರ ಒಂದು ದಿನ ಟಿವಿಯಲ್ಲಿ ಅಶ್ವಿನಿ ಜಾಹೀರಾತು ನೋಡಿದ ಬಳಿಕ ಅದನ್ನು ಬಳಸಲು ಪ್ರಾರಂಭಿಸಿದೆ. ಇದೀಗ ನನ್ನ ಕೇಶರಾಶಿಯು ಆರೋಗ್ಯವಂತವಾಗಿ ಮತ್ತು ಆಕರ್ಷಕವಾಗಿಯೂ ಗೋಚರಿಸುತ್ತಿದೆ. ಅಶ್ವಿನಿಗೆ ಧನ್ಯವಾದಗಳು.*
ಪೂಜಾ, ಬೆಂಗಳೂರು, ಕರ್ನಾಟಕ

ಅಶ್ವಿನಿ®
ಹೋಮಿಯೊ ಅರ್ನಿಕಾ ಹೇರ್ ಆಯಿಲ್

- ಕೂದಲು ಉದುರುವಿಕೆಯನ್ನು ನಿಯಂತ್ರಿಸುತ್ತದೆ.
- ತಲೆನೋವನ್ನು ಕಡಿಮೆಗೊಳಿಸುತ್ತದೆ.
- ತಲೆಹೊಟ್ಟನ್ನು ತಡೆಗಟ್ಟುತ್ತದೆ.
- ಒತ್ತಡವನ್ನು ಕಡಿತಗೊಳಿಸಲು ಸಹಕಾರಿ
- ಕೂದಲ ಬೆಳವಣಿಗೆಯನ್ನು ಸುಧಾರಿಸುತ್ತದೆ
- ಗಾಢನಿದ್ರೆಗೆ ನೆರವಾಗುತ್ತದೆ

ಪರಿಶುದ್ಧ ತೆಂಗಿನ ಎಣ್ಣೆ ಆಧಾರಿತ
ಖನಿಜ ತೈಲಗಳನ್ನು ಬೆರೆಸಲಾಗಿಲ್ಲ
ಪ್ರಿಸರ್ವೇಟಿವ್ಸ್ ಸೇರಿಸಲಾಗಿಲ್ಲ.

*Consumer's personal opinion

ವಿಚಾರಣಗಳಿಗೆ ಸಂಪರ್ಕಿಸಿ ಕಸ್ಟಮರ್ ಕೇರ್ ಟೋಲ್‌ಫ್ರೀ ನಂಬರ್: 18008435599

ಹತ್ತು ವರ್ಷಗಳ ಹಿಂದೆಯೇ ಬಿಬಿಎಂಪಿಯಿಂದ ಪ್ರಸ್ತಾವ • ನನೆಗುದಿಗೆ ಬಿದ್ದಿರುವ ರಸ್ತೆ ವಿಸ್ತರಣೆ ಯೋಜನೆ

ದಿಣ್ಣೂರು ರಸ್ತೆಯಲ್ಲಿ ಸಂಚಾರಕ್ಕೆ ತಿಣುಕಾಟ

• ವಿಜಯಕುಮಾರ್ ಎಸ್.ಕೆ.

ಬೆಂಗಳೂರು: ಕಿರಿದಾದ ರಸ್ತೆ, ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಮಾರ್ಗ, ಎರಡು ಬಸ್‌ಗಳು ಎದುರಾದರೆ ಮುಂದೆ ಸಾಗಲು ಪರದಾಡುವ ಚಾಲಕರು, ಸಾಲುಗಟ್ಟಿ ನಿಲ್ಲುವ ವಾಹನಗಳು...

ಇದು ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಿಣ್ಣೂರು ಮುಖ್ಯ ರಸ್ತೆಯ ಸ್ಥಿತಿ. ಆರ್‌.ಟಿ.ನಗರ ಪೊಲೀಸ್ ಠಾಣೆ ಪಕ್ಕದಲ್ಲಿ ಬಲಕ್ಕೆ ತಿರುವು ಪಡೆದರೆ ಏಕಮುಖ ಸಂಚಾರಕ್ಕೆ ಅವಕಾಶ ಇದೆ. ಅದು 200 ಮೀಟರ್‌ಗೆ ಸೀಮಿತ. ಮುಂದೆ ಸಾಗಿದರೆ ದ್ವಿಮುಖ ಸಂಚಾರದ ರಸ್ತೆ ಸೇರಿಕೊಳ್ಳುತ್ತದೆ. ಅದು ಏಕಮುಖ ಸಂಚಾರಕ್ಕೂ ಯೋಗ್ಯವಿಲ್ಲದಷ್ಟು ಕಿರಿದಾಗಿದೆ.

ಆರ್‌.ಟಿ.ನಗರದಿಂದ ಕಾವಲ್ ಬೈರಸಂದ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕ್ಷಣಕ್ಕೊಂದು ಬಿಎಂಟಿಸಿ ಬಸ್ ಈ ರಸ್ತೆಯಲ್ಲಿ ಸಂಚರಿಸುತ್ತದೆ. ಕಿರಿದಾದ ರಸ್ತೆಯಲ್ಲಿ ಬಸ್ ಚಾಲನೆ ಮಾಡುವುದು ಚಾಲಕರಿಗೆ ಸವಾಲಿನ ಕೆಲಸವೇ ಆಗಿದೆ. ಎದುರಿನಿಂದ ಬಸ್ ಬಂದರೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ದಟ್ಟಣೆ ಆಗುವುದು ಗ್ಯಾರಂಟಿ.

‘ಎರಡೂ ಬದಿಯಲ್ಲಿ ಅಂಗಡಿ ಮುಂಗಟ್ಟುಗಳು, ವಿದ್ಯುತ್ ಕಂಬಗಳು ಇವೆ. ಅವುಗಳ ನಡುವೆ ವಾಹನ ಚಾಲನೆ ಮಾಡುವುದೆಂದರೆ ಸರ್ಕಸ್‌ನಲ್ಲಿ ವಾಹನ ಚಾಲನೆ ಮಾಡಿದ ಅನುಭವ ಆಗುತ್ತದೆ’ ಎನ್ನುತ್ತಾರೆ ಬಿಎಂಟಿಸಿ ಚಾಲಕರು. ಅಂಗಡಿಗಳಿಗೆ ಹೋಗುವವರು ರಸ್ತೆ ಪಕ್ಕದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಹೋದರಂತೂ ಮುಂದೆ ಸಾಗಲು ಆಗುವುದೇ ಇಲ್ಲ ಎಂದು ಅವರು ಪರಿಸ್ಥಿತಿ ವಿವರಿಸುತ್ತಾರೆ.

ದಿಣ್ಣೂರು ಮುಖ್ಯ ರಸ್ತೆ ಮತ್ತು ಕೆಎಚ್‌ಬಿ ಮುಖ್ಯ ರಸ್ತೆಗಳ ವಿಸ್ತರಣೆ ಬಗ್ಗೆ ಹತ್ತು ವರ್ಷಗಳ ಹಿಂದೆಯೇ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಿತ್ತು. ಟಿಡಿಆರ್ ಮೂಲಕ ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳಲೂ ತೀರ್ಮಾನಿಸಿತ್ತು. ಬಳಿಕ ಈ ಯೋಜನೆ ನನೆಗುದಿಗೆ ಬಿದ್ದಿದ್ದು, ಸಂಚಾರ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರು ಪರದಾಡುವುದು ತಪ್ಪಿಯೇ ಇಲ್ಲ.

‘ಬೆಳಿಗ್ಗೆ ಮತ್ತು ಸಂಜೆಯ ದಟ್ಟಣೆ ಸಂದರ್ಭದಲ್ಲಿ ತುರ್ತಾಗಿ ಕಚೇರಿಗೆ ತೆರಳಬೇಕಾದವರು, ಶಾಲೆಗಳಿಗೆ ಹೋಗಬೇಕಾದ ವಿದ್ಯಾರ್ಥಿಗಳು ದಟ್ಟಣೆಯಲ್ಲಿ ಸಿಲುಕಿ ಪರಿತಪಿಸುವುದು ನಿತ್ಯದ ಗೋಳಾಗಿದೆ. ರಸ್ತೆ ಕಿರಿದಾಗಿರುವುದರಿಂದ ಅಪಘಾತಗಳೂ ಸಾಮಾನ್ಯ ಆಗಿದೆ’ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.

‘ರಸ್ತೆ ವಿಸ್ತರಣೆ ಮಾಡುವ ಬಗ್ಗೆ ಬಿಬಿಎಂಪಿ ಈಗಲಾದರೂ ಗಮನ ಹರಿಸಬೇಕು. ಇಲ್ಲದಿದ್ದರೆ ಈ ಭಾಗದಲ್ಲಿ ವಾಹನ ಸಂಚಾರವೇ ದುಸ್ತರ ಆಗಲಿದೆ’ ಎಂದು ಕಾವಲ್ ಬೈರಸಂದ್ರದ ರಾಮಚಂದ್ರ ಹೇಳಿದರು.



ದಿಣ್ಣೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿರುವುದು–ಪ್ರಜಾವಾಣಿ ಚಿತ್ರ/ರಂಜು ಪಿ.

ಹೆಬ್ಬಾಳ: 16ರಂದು ಜನಸ್ಪಂದನ

ನೀವು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ನಿವಾಸಿಯೇ? ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲವೇ? ನೀವು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದಿದೆಯೇ? ಅಥವಾ ನಿತ್ಯ ವಿಹಾರಕ್ಕೆ ಹೋಗುವ ಉದ್ಯಾನ ಪಾಳುಬಿದ್ದಿದೆಯೇ? ಹಾಗಾದರೆ, ಇದೇ 16ರಂದು ಆರ್‌.ಟಿ.ನಗರ ಪೊಲೀಸ್ ಠಾಣೆ ಎದುರಿನ ಎಚ್‌.ಎಂ.ಟಿ ಮೈದಾನಕ್ಕೆ ಬನ್ನಿ.

ಜನಸ್ಪಂದನ ಸಿಟಿಜನ್ಸ್ ಫಾರ್ ಚೇಂಜ್

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜನರ ಅಹವಾಲು ಆಲಿಸುವ ಸಲುವಾಗಿ ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ವತಿಯಿಂದ ಶನಿವಾರ (ಇದೇ 16ರಂದು) ‘ಜನಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಬೈರತಿ ಸುರೇಶ್

ಶಾಸಕ ಬೈರತಿ ಸುರೇಶ್, ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ, ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ಈ ಕ್ಷೇತ್ರದ ನಿವಾಸಿಗಳು ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಶಾಸಕರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.

ಆಸಕ್ತರು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಮೊದಲು ನೋಂದಣಿ ಮಾಡಿಸಿದವರಿಗೆ ಆದ್ಯತೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಸ್ಥಳ: ಎಚ್‌.ಎಂ.ಟಿ ಮೈದಾನ, ಗಂಗಾನಗರ, ಆರ್‌.ಟಿ.ನಗರ ಠಾಣೆ ಎದುರು, ಬೆಂಗಳೂರು–32

ಸಂಪರ್ಕ: 9739997938

‘ಉಕ್ಕಿನ ಸೇತುವೆ ನಿರ್ಮಿಸಿ’

‘ರಸ್ತೆ ವಿಸ್ತರಣೆಗೆ ಭೂಸ್ವಾಧೀನ ಸಮಸ್ಯೆಯಾದರೆ ಉಕ್ಕಿನ ಸೇತುವೆಯನ್ನಾದರೂ ನಿರ್ಮಿಸಬೇಕು’ ಎಂಬುದು ಇಲ್ಲಿನ ನಿವಾಸಿಗಳ ಒತ್ತಾಯ.

‘ಭೂಸ್ವಾಧೀನ ಸಮಸ್ಯೆಯಿಂದ ರಸ್ತೆ ವಿಸ್ತರಣೆ ತೊಡಕಾಗಿದೆ ಎಂಬ ಉತ್ತರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಉಕ್ಕಿನ ಸೇತುವೆ ನಿರ್ಮಾಣ ಮಾಡಿದರೆ ಈ ಸಮಸ್ಯೆಗೆ ಪರಿಹಾರ ದೊರಕಲಿದೆ. ಈ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಲೋಚನೆ ನಡೆಸಬೇಕು’ ಎಂದು ದಿಣ್ಣೂರಿನ ಚಂದ್ರಶೇಖರ್ ಆಗ್ರಹಿಸಿದರು.

ನೆಲಮಂಗಲ ಪಟ್ಟಣದ ಕವಾಡಿಮಠದ ರುದ್ರೇಶ್ವರ ಸ್ವಾಮಿ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ತ್ವರಿತವಾಗಿ ಸ್ಪಂದಿಸದಿದ್ದರೆ ಕ್ರಮ ಮುಖ್ಯ ಆಯುಕ್ತರ ಎಚ್ಚರಿಕೆ

ಬೆಂಗಳೂರು: ಮಳೆ ಬಂದಾಗ ರಸ್ತೆ ಅಥವಾ ಜಂಕ್ಷನ್‌ಗಳಲ್ಲಿ ನೀರು ನಿಂತಿರುವ ಅಥವಾ ಮರಗಳು ಬಿದ್ದಿರುವ ಕುರಿತ ದೂರುಗಳು ಬಂದ ತಕ್ಷಣವೇ ಸ್ಥಳಕ್ಕೆ ಧಾವಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಎಚ್ಚರಿಕೆ ನೀಡಿದರು.

ನಗರದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಅವರು ಅಧಿಕಾರಿಗಳ ಜೊತೆ ವರ್ಚುವಲ್ ರೂಪದಲ್ಲಿ ಬುಧವಾರ ತುರ್ತು ಸಭೆ ನಡೆಸಿದರು.

‘ಎಲ್ಲಾ ವಲಯ ನಿಯಂತ್ರಣ ಕೊಠಡಿಗಳಲ್ಲಿ ಅವಶ್ಯಕ ಪರಿಕರಗಳು, ಯಂತ್ರೋಪಕರಣಗಳು ಲಭ್ಯ ಇರಬೇಕು. ಸಿಬ್ಬಂದಿಯೂ ಸನ್ನದ್ಧವಾಗಿರಬೇಕು. ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕಂದಾಯ, ಆರೋಗ್ಯ, ಕಸ ವಿಲೇವಾರಿ ವಿಭಾಗಗಳ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳ ಸೇವೆಯನ್ನೂ ಬಳಸಿಕೊಳ್ಳಬೇಕು. ಮಳೆಯಿಂದ ಎದುರಾಗುವ ಸಮಸ್ಯೆ ನೀಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಯಾ ವಲಯದ ಹಿರಿಯ ಅಧಿಕಾರಿಗಳು ಸಭೆ ನಡೆಸಬೇಕು’ ಎಂದು ಸೂಚನೆ ನೀಡಿದರು. ‘ಮಳೆ ಬಂದಾಗ ನೀರು ನಿಲ್ಲುವ ಸಂಭಾವ್ಯ ಜಾಗಗಳನ್ನು ಗುರುತಿಸಿ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ನಿಯಂತ್ರಣ ಕೊಠಡಿಗಳಿಗೆ ಕರೆ ಬಂದ ಕೂಡಲೇ ಪಾಲಿಕೆಯ ತುರ್ತು ಸ್ಪಂದನೆ ತಂಡವು ಸ್ಥಳಕ್ಕೆ ಧಾವಿಸಬೇಕು. ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು’ ಎಂದು ಸೂಚನೆ ನೀಡಿದರು.

ನಗರದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಸಂಚಾರ ಅಸ್ತವ್ಯಸ್ತ • ವ್ಯಾಪಾರಿಗಳ ಪರದಾಟ

ಹಲವೆಡೆ ಜೋರು ಮಳೆ: ಧರೆಗುರುಳಿದ ಮರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ತಾಪಮಾನ ಏರಿಕೆಯಿಂದಾಗಿ ನಗರದಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಹಲವೆಡೆ ಮರಗಳು ಧರೆಗುರುಳಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಆಗಾಗ ಬಿಸಿಲಿನ ದರ್ಶನವೂ ಆಗುತ್ತಿತ್ತು. ಸಂಜೆ 4.30ರ ಸುಮಾರಿಗೆ ಕಾರ್ಮೋಡಗಳು ದಟ್ಟೈಸಿ ಜೋರು ಮಳೆ ಶುರುವಾಯಿತು. ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿಯಿತು. ದಿಢೀರ್ ಮಳೆಯಿಂದಾಗಿ ಚಳಿಯ ಅನುಭವವೂ ಆಯಿತು.

ಶಾಂತಿನಗರ, ಮೆಜೆಸ್ಟಿಕ್, ಕಾರ್ಪೊರೇಷನ್ ವೃತ್ತ, ಕೆ.ಆರ್.ವೃತ್ತ, ಮೈಸೂರು ಬ್ಯಾಂಕ್ ವೃತ್ತ ಸೇರಿದಂತೆ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗಿತ್ತು. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು.

ಮೈಸೂರು ಮತ್ತು ಮಾಗಡಿ ರಸ್ತೆ, ಜೆ.ಸಿ.ನಗರದಲ್ಲಿರುವ ದೂರದರ್ಶನ ಕೇಂದ್ರ, ಸಂಜಯನಗರ, ಗಂಗಾನಗರ, ಆರ್‌.ಟಿ.ನಗರ, ಹೆಬ್ಬಾಳ, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ವಿಜಯನಗರ, ನಾಯಂಡಹಳ್ಳಿ, ಕೆಂಗೇರಿ, ಬ್ಯಾಟರಾಯನಪುರ, ಗಿರಿನಗರ, ಹೊಸಕೆರೆಹಳ್ಳಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ಹನುಮಂತ ನಗರ, ರಾಜ ರಾಜೇಶ್ವರಿ ನಗರ, ದಾಸರಹಳ್ಳಿ, ಮಲ್ಲೇಶ್ವರ, ಮಹಾಲಕ್ಷ್ಮಿ ಬಡಾವಣೆ, ಎಂ.ಜಿ.ರಸ್ತೆ, ಇಂದಿರಾನಗರ, ಬ್ರಿಗೇಡ್ ರಸ್ತೆ, ಹಲಸೂರು, ಜೀವನ್‌ಬಿಮಾ ನಗರ, ಕಸ್ತೂರಿನಗರ, ಬಾಣಸವಾಡಿ, ಕೋರಮಂಗಲ, ಎಚ್‌ಎಸ್‌ಆರ್ ಬಡಾವಣೆ, ಬೊಮ್ಮನಹಳ್ಳಿ, ಕೆ.ಆರ್.ಪುರ, ನಾಗರಬಾವಿ, ರಾಮಮೂರ್ತಿ ನಗರ ಸೇರಿದಂತೆ ಹಲವೆಡೆಯೂ ಧಾರಾಕಾರ ಮಳೆ ಸುರಿಯಿತು. ಕೆಲವೆಡೆ ಸಂಚಾರ ದಟ್ಟಣೆಯೂ ಉಂಟಾಯಿತು.

ಗುಂಡಿ ಬಿದ್ದಿದ್ದ ರಸ್ತೆಗಳು ಮಳೆನೀರಿನಿಂದ ತುಂಬಿದ್ದರಿಂದ ದ್ವಿಚಕ್ರ ವಾಹನ ಸವಾರರು ಸಮಸ್ಯೆ ಎದುರಿಸಿದರು.

ನಗರದ ಹಲವೆಡೆ ನೆಲದಡಿಯಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದಕ್ಕಾಗಿ ಅಗೆಯಲಾಗಿದ್ದ ಗುಂಡಿಗಳಲ್ಲೂ ಮಳೆ ನೀರು ಸಂಗ್ರಹವಾಗಿತ್ತು. ಅಲ್ಲಲ್ಲಿ ರಾಶಿ ಹಾಕಿದ್ದ ಮಣ್ಣು ಮಳೆಗೆ ಕೊಚ್ಚಿಕೊಂಡು ರಸ್ತೆ ಮೇಲೆ ಹರಡಿಕೊಂಡಿತ್ತು. ಆ ಮಾರ್ಗದಲ್ಲಿ ಸಾಗುವವರಿಗೆ ಕೆಸರಿನ ಸಿಂಚನವಾಯಿತು.

ವ್ಯಾಪಾರಿಗಳ ಪರದಾಟ: ಮಳೆಯಿಂದಾಗಿ ಕೆ.ಆರ್.ಮಾರುಕಟ್ಟೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿನ ವರ್ತಕರು ಹಾಗೂ ನಗರದಾದ್ಯಂತ ಬೀದಿಬದಿ ವ್ಯಾಪಾರಿಗಳು ಸಂಕಷ್ಟ ಎದುರಿಸಿದರು.

ಮಳೆಯಲ್ಲಿ ಮಿಂದ ಯುವತಿಯರು: ಬ್ರಿಗೇಡ್ ರಸ್ತೆ ಹಾಗೂ ಚರ್ಚ್‌ಸ್ಟ್ರೀಟ್‌ನಲ್ಲಿ ಯುವತಿಯರು ಮಳೆಗೆ ಮೈಯೊಡ್ಡಿ ಸಂಭ್ರಮಿಸಿದರು. ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಡುತ್ತಿದ್ದ ದೃಶ್ಯಗಳೂ ಕಂಡುಬಂದವು.

ಒಕಳಿಪುರದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಳೆ ನೀರಿನ ನಡುವೆಯೂ ದ್ವಿಚಕ್ರವಾಹನ ಸವಾರರು ಸಾಗಿದರು –ಪ್ರಜಾವಾಣಿ ಚಿತ್ರ

12 ಕಡೆ ನೆಲಕ್ಕುರುಳಿದ ಮರ

ಬಿರುಗಾಳಿ ಸಹಿತ ಮಳೆಯಿಂದಾಗಿ ಟಿ.ಆರ್.ಮಿಲ್‌ನ ರಾಮಚಂದ್ರ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ, ಜೆ.ಪಿ ನಗರ 2ನೇ ಹಂತದ 7ನೇ ತಿರುವಿನಲ್ಲಿರುವ ಪೊಲೀಸ್ ಠಾಣೆ ಎದುರು,ಚಾಮರಾಜಪೇಟೆ 4ನೇ ಮುಖ್ಯ ರಸ್ತೆಯ 9ನೇ ತಿರುವು,ಕಸ್ತೂರಬಾ ರಸ್ತೆ, ಇಂದಿರಾನಗರದ ಡಿಫೆನ್ಸ್ ಕಾಲೊನಿ 2ನೇ ಹಂತದ 6ನೇ ಮುಖ್ಯ ರಸ್ತೆ,ಗಂಗೊಂಡಹಳ್ಳಿ 2ನೇ ಮುಖ್ಯ ರಸ್ತೆ,ಪಾಲಿಕೆ ಕೇಂದ್ರ ಕಚೇರಿಯ ಆವರಣ, ಹಲಸೂರು ಕೆರೆ ಬಳಿ,ವಿಲ್ಸನ್ ಗಾರ್ಡನ್ 4ನೇ ತಿರುವು-,ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದ ಬಳಿ,ನಾಗರಬಾವಿ 9ನೇ ಬ್ಲಾಕ್‌ನ 4ನೇ ಮುಖ್ಯ ರಸ್ತೆ ಹತ್ತಿರ, ರಿಮ್ಕೊ ಲೇಔಟ್ ಹಾಗೂ ಆರ್.ಪಿ.ಸಿ ಬಡಾವಣೆಯಲ್ಲಿ ಮರಗಳು ನೆಲಕ್ಕುರುಳಿದ್ದವು.

ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಂಗಳೂರು: ವಿದ್ಯುತ್ ಪ್ರವಹಿಸಿ ಮಂಗನಪಾಳ್ಯ ನಿವಾಸಿ ವಸಂತ್ (21) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೃತ ವಸಂತ್, ಜೀವನೋಪಾಯಕ್ಕಾಗಿ ರಸ್ತೆಬದಿಯಲ್ಲಿ ಹಣ್ಣಿನ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ವೆಸ್ಟ್ ಆಫ್ ಕಾರ್ಡ್ ರಸ್ತೆ ಬದಿಯಲ್ಲಿ ಸಾಕಷ್ಟು ಹಣ್ಣಿನ ಅಂಗಡಿಗಳಿವೆ. ಆ ಅಂಗಡಿಗತಳ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿಗಳು ಹಾದುಹೋಗಿವೆ. ಅಲ್ಲಿ ವಿದ್ಯುತ್ ಕಂಬವೊಂದಿದ್ದು ಅದಕ್ಕೆ ಹೊಂದಿಕೊಂಡಂತೆಯೇ ವ್ಯಕ್ತಿಯೊಬ್ಬರು ಮಳಿಗೆ ಕಟ್ಟಿಕೊಂಡಿದ್ದಾರೆ. ಬುಧವಾರ ಸಂಜೆ 5.30ರ ಸುಮಾರಿಗೆ ನಗರದಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ಈ ವೇಳೆ ಮರದ ಕೊಂಬೆಯಿಂದ ನೀರು ‘ಇನ್ಸುಲೇಟರ್’ ಮೇಲೆ ಬಿದ್ದಿದೆ. ಹೀಗಾಗಿ ಶಾರ್ಟ್ ಸರ್ಕೀಟ್ ಆಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಶಾರ್ಟ್ ಸರ್ಕೀಟ್‌ನಿಂದಾಗಿ ವಿದ್ಯುತ್ ಕಂಬದ ಸುತ್ತ ವಿದ್ಯುತ್ ಪ್ರವಹಿಸಿದೆ. ವಸಂತ್, ಅದೇ ಕಂಬಕ್ಕೆ ಕಾಲು ತಾಗಿಸಿಕೊಂಡು ಕುಳಿತಿದ್ದರಿಂದ ಅವರಿಗೂ ವಿದ್ಯುತ್ ಸ್ಪರ್ಶಿಸಿದೆ. ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಬೆಸ್ಕಾಂ ನಿರ್ಲಕ್ಷ್ಯ: ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಸಂತ್ ಮೃತಪಟ್ಟಿದ್ದಾನೆ ಎಂದು ಕುಟುಂಬದವರು ದೂರಿದ್ದಾರೆ. ವಸಂತ್ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಭಾರಿ ವಿದ್ಯುತ್ ಬಿಕ್ಕಟ್ಟಿನಲ್ಲಿ ಮುಂಬೈ

ಮುಂಬೈ: ಲೋಡ್ ಶೆಡ್ಡಿಂಗ್‌ನಿಂದಾಗಿ ಮಹಾರಾಷ್ಟ್ರವು ದಶಕದ ನಂತರ ಭಾರಿ ವಿದ್ಯುತ್ ಬಿಕ್ಕಟ್ಟಿನಲ್ಲಿ ಸಿಲುಕಿದೆ.

ಕೋವಿಡ್ -19ರ ಮಾರ್ಗಸೂಚಿ ನಿರ್ಬಂಧಗಳಿಗೆ ವಿದಾಯ ಹೇಳಿದ್ದರಿಂದ ಬಹುತೇಕ ಎಲ್ಲ ವಲಯಗಳಲ್ಲಿ ಚಟುವಟಿಕೆಗಳು ದಿಢೀರ್ ಹೆಚ್ಚಾಗಿದೆ. ಕಲ್ಲಿದ್ದಲು ಮತ್ತು ನೀರಿನ ಕೊರತೆಯೂ-ಪಾದರಸದಂತೆ ಹಠಾತ್ ಏರಿಕೆ ಕಂಡ ಪರಿಣಾಮ ವಿದ್ಯುತ್ ಪರಿಸ್ಥಿತಿ ತೀರಾ ಹದಗೆಟ್ಟಿದೆ.

ವಿರೋಧ ಪಕ್ಷ ಬಿಜೆಪಿಯ ವಾಗ್ದಾಳಿಗೆ ನಿರಂತರ ತುತ್ತಾಗುತ್ತಿರುವ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ವಿದ್ಯುತ್ ಕೊರತೆಯು ತಲ್ಲಣಗೊಳಿಸಿದೆ.

ರಾಜ್ಯದ ವಿದ್ಯುತ್ ಬೇಡಿಕೆಯು 28,000 ಮೆಗಾವಾಟ್‌ಗೆ ಏರಿದೆ. ಇದು ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ. ಸದ್ಯದಲ್ಲೇ ಈ ಬೇಡಿಕೆ 30,000 ಮೆಗಾವಾಟ್ ಗಡಿ ದಾಟುವ ಸಾಧ್ಯತೆ ಇದೆ.

‘ನಾವು 3,000 ಮೆಗಾವಾಟ್‌ನಿಂದ 4,000 ಮೆಗಾವಾಟ್ ವಿದ್ಯುತ್ ಕೊರತೆ ಎದುರಿಸುತ್ತಿದ್ದೇವೆ. ಕಲ್ಲಿದ್ದಲು ಕೊರತೆ ಇದೆ. ಜತೆಗೆ ನೀರಿನ ಅಭಾವದಿಂದಾಗಿ ಜಲವಿದ್ಯುತ್ ಉತ್ಪಾದನೆಗೂ ಹೆಚ್ಚಿನ ಅವಕಾಶವಿಲ್ಲದಾಗಿದೆ’ ಎಂದು ರಾಜ್ಯದ ಇಂಧನ ಸಚಿವ ಡಾ. ನಿತಿನ್ ರಾವುತ್ ಹೇಳಿದರು.

PUBLIC NOTICE

NOTICE is hereby given to the public that we are investigating the right, title, interest, benefits, entitlements of whatsoever nature of Mr. Ramesh L and Peninsula Infra Developments Private Limited, a Company having its registered office at No. 98, 6th Main, Jai Bheema Nagar, 1st Stage, BTM Layout, Bangalore-560068 in respect of the property more particularly described in the Schedule, hereunder written (hereinafter called **"the said Scheduled Property"**) proposed to be purchase by "Sowparnika Infracon Pvt. Ltd".

ALL persons including an individual, a Hindu Undivided Family, a company, banks, financial institution(s), non-banking financial institution(s), a firm, an association of persons or a body of individuals whether incorporated or not, lenders and/or creditors having any objection, claim, right, title and/or interest in respect of said Property or any part or portion thereof by way of sale, memorandum of understanding, exchange, mortgage, pledge, charge, gift, trust, inheritance, succession, possession, lease, tenancy, maintenance easement, license, bequeath, share, assignment, lien, attachment, development rights, right of way, lis pendens, reservation, agreement, FSI consumption, development rights, or any liability or commitment or otherwise or demand of any nature whatsoever are hereby requested to inform the same in writing, supported with the original documents, to the undersigned having their office at 6/12, Gurappa Avenue Primrose Road Bengaluru 560 025 within a period of Fourteen (14) days from the date of the publication of this notice, failing which, the claim or claims, if any, of such person or persons shall be considered to have been waived and/or abandoned.

SCHEDULED PROPERTY

Item No. 1

All that piece and parcel of residentially converted land bearing Survey No. 121/1 (Old Sy. No. 121) measuring 1 Acre situated at Thindlu Village, Sarjapura Hobli, Anekal Taluk and bounded on the

East by : Land bearing Survey No. 121/5.
West by : Land bearing Survey No. 121/4.
North by : Oni.
South by : Road.

Item No. 2

All that piece and parcel of residentially converted land bearing Survey No. 121/5 (Old No. 121/1) measuring 1 Acre situated at Thindlu Village, Sarjapura Hobli, Anekal Taluk and bounded on the

East by : Oni.
West by : Land bearing Survey No. 121/1.
North by : Oni.
South by : Road.

S T Prashantha Kumar, Partner
Fox Mandal & Associates
6/12, Gurappa Avenue, Primrose Road
BENGALURU 560 025. Phone : + 91 80 2559 5911
e-mail : prashantha.kumar@foxmandal.in

FoxMandal Solicitors & Advocates

ಕರ್ನಾಟಕ ಸರ್ಕಾರ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ

ಕಾರ್ಯಪಾಲಕ ಇಂಜಿನೀಯರ್‌ರವರ ಕಛೇರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಚಿಕ್ಕಬಳ್ಳಾಪುರ–562101

ದೂರವಾಣಿ ಸಂಖ್ಯೆ: ಕಛೇರಿ: 08156–270427 ಫ್ಯಾಕ್ಸ್: 08156–270427 ಇಮೇಲ್– eemidcbpura@gmail.com

4702 ಪ್ರಧಾನ ಕಾಮಗಾರಿಗಳು ಅಣೆಕಟ್ಟು ಮತ್ತು ಪಿಕಪ್ ಯೋಜನೆ ಅಡಿಯಲ್ಲಿನ ಟೆಂಡರ್ ಪ್ರಕಟಣೆ ಸಂಖ್ಯೆ : 01/2022-23 ದಿನಾಂಕ : 13/04/2022

ಭಾಗ–1: ಅಲ್ಪಾವಧಿ ಟೆಂಡರ್‌ಗಳಿಗಾಗಿ ಅರ್ಜಿ ಆಹ್ವಾನ – ಕೆ.ಡಬ್ಲ್ಯು 4

ಇ–ಪ್ರೊಕ್ಯೂರ್‌ಮೆಂಟ್ ಅನ್ವಯ ಕಾಮಗಾರಿಗೆ ಟೆಂಡರ್ ಅನ್ನು ಅರ್ಹ ಗುತ್ತಿಗೆದಾರರಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪಾರದರ್ಶಕತೆ ಅಧಿನಿಯಮ 2000 ರಂತೆ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್‌ನಲ್ಲಿನ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಕರ್ನಾಟಕ ರಾಜ್ಯದ ರಾಜ್ಯಪಾಲರ ಪರವಾಗಿ ಕಾರ್ಯಪಾಲಕ ಇಂಜಿನಿಯರ್, ಸಣ್ಣ ನೀರಾವರಿ ವಿಭಾಗ, ಚಿಕ್ಕಬಳ್ಳಾಪುರ ರವರು ಟೆಂಡರ್ ಕರೆಯಲಾಗಿದ್ದು ಅರ್ಹ ಗುತ್ತಿಗೆದಾರರಿಂದ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. ಗುತ್ತಿಗೆದಾರರು ಈ ಕೆಳಗಿನ ಕಾಮಗಾರಿಗೆ ಕರ್ನಾಟಕ ಸರ್ಕಾರದ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ (viz.,http://eproc.karnataka.gov.in) ರಲ್ಲಿ ಟೆಂಡರ್‌ಗಳನ್ನು ಎರಡು ಕವರ್ ಪದ್ಧತಿಯಲ್ಲಿ ಮೊದಲನೇ ಕವರ್‌ನಲ್ಲಿ (1) ಲೋಕೋಪಯೋಗಿ ಕಛೇರಿಯಲ್ಲಿ ನೋಂದಣಿ ಮಾಡಿದ ವಿವರದ ಪ್ರತಿ (2) ಇ.ಎಂ.ಡಿ. ಬಗ್ಗೆ (3) ಆದಾಯ ತೆರಿಗೆ ತೀರುವಳಿ ಬಗ್ಗೆ, ಮಾರಾಟ ತೆರಿಗೆ ತೀರುವಳಿ ಬಗ್ಗೆ ವಿವರ (4) ಲೈನ್ ಆಫ್ ಕ್ರೆಡಿಟ್ (5) ಯಂತ್ರೋಪಕರಣಗಳು (ಡಾಕ್ಯೂಮೆಂಟ್ ಬಿಡ್‌ನಲ್ಲಿ ತೋರಿಸಿರುವಂತೆ. **6) ಟೆಂಡರ್‌ನಲ್ಲಿ ಕರೆದಿರುವ ಅದೇ ಮಾದರಿಯ ಒಂದು ಕಾಮಗಾರಿ ನಿರ್ವಹಿಸಿದ ಮತ್ತು ಕಡ್ಡಾಯವಾಗಿ ಒಂದು ವರ್ಷದಲ್ಲಿ ಎಷ್ಟೆಷ್ಟು ಪರಿಮಾಣಗಳನ್ನು ನಿರ್ವಹಿಸಲಾಗಿರುತ್ತದೆ ಎಂದು ತೋರಿಸುವ ಕಾಮಗಾರಿ ನಿರ್ವಹಣಾ ಪ್ರಮಾಣ ಪತ್ರವನ್ನು ಸಲ್ಲಿಸುವುದು (ಅಂತಿಮ ಬಿಲ್ಲಿನ ಪ್ರತಿಯೊಂದಿಗೆ).** (Qualification of the Tenderer 3.2©) **7) ಗುತ್ತಿದಾರರು ಜಿ.ಎಸ್.ಟಿ ದರವನ್ನು ಹೊರತು ಪಡಿಸಿ ದರವನ್ನು ನಮೂದಿಸುವುದು.** ಎರಡನೇ ಕವರ್‌ನಲ್ಲಿ ಹಣಕಾಸಿನ ದರಪಟ್ಟಿ (ಷೆಡ್ಯೂಲ್–ಬಿ) ಸಲ್ಲಿಸಬಹುದಾಗಿರುತ್ತದೆ. ಗುತ್ತಿಗೆದಾರರು ಸದರಿ ಕಾಮಗಾರಿಗೆ ಬೇಕಾಗಿರುವ ಪೂರ್ವಾರ್ಹತೆಗಳ ಬಗ್ಗೆ ಸ್ಟ್ಯಾಂಡರ್ಡ್ ಬಿಡ್ ಡಾಕ್ಯೂಮೆಂಟ್ ಕೆ.ಡಬ್ಲ್ಯೂ 4 ರಂತೆ (Instructions to Tenders to award of the contract) ಪರಿಶೀಲಿಸಿ ಅದರಂತೆ ಭಾಗವಹಿಸಬಹುದು.

ಕ್ರ ಸಂ	ಕಾಮಗಾರಿಯ ಹೆಸರು	ಟೆಂಡರ್ ಫಾರಂನ ಮಾದರಿ	ಅಂದಾಜು ಮೊತ್ತ (ರೂ. ಲಕ್ಷ ಗಳಲ್ಲಿ)	ಇ.ಎಂ.ಡಿ ಮೊತ್ತ	ಟೆಂಡರ್ ಫಾರಂ ಬೆಲೆ	ಕಾಲಾವಧಿ (ಮಳೆಗಾಲವು ಸೇರಿ)	ಗುತ್ತಿಗೆದಾರರ ದರ್ಜೆ
1	ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕು ಚೇಳೂರು ಹೋಬಳಿ ಕೊಂಡಮಾರಪಲ್ಲಿ ಗ್ರಾಮದ ಹತ್ತಿರ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ 2) ಗೂಳೂರು ಹೋಬಳಿ ಗೊರ್ತಪಲ್ಲಿ ಗ್ರಾಮದ ಮಜರ ಶ್ರೀರಾಮಪುರ ಗ್ರಾಮದ ಹತ್ತಿರ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ 3) ಜಿಲಾಜಿರ್ಲ ಗ್ರಾಮದ ಹತ್ತಿರ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ 4) ಟಿ.ಮಾಕಲಪಲ್ಲಿ ಗ್ರಾಮದ ಬಳಿ ಬ್ರಿಡ್ಜ್ ಕಂ ಎಲ್.ಎಲ್.ಸಿ ನಿರ್ಮಾಣ ಕಾಮಗಾರಿ.	ಕೆಡಬ್ಲ್ಯೂ 4	300.00	401500.00	ಇ–ಪ್ರೊಕ್ಯೂರ್‌ಮೆಂಟ್ ದರದಂತೆ	09 ತಿಂಗಳು	1 ನೇ ದರ್ಜೆ ಮೇಲ್ಪಟ್ಟು

1) ಸದರಿ ಟೆಂಡರ್‌ನಲ್ಲಿ ಕರೆದಿರುವ ಕಾಮಗಾರಿಗೆ ಸಂಬಂಧಿಸಿದ ಇಎಂಡಿಯನ್ನು ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಸೂಚಿಸಿರುವ ಯಾವುದಾದರೊಂದು ರೂಪದಲ್ಲಿ ಟೆಂಡರ್ ಊರ್ಜಿತ ಅವಧಿಯನ್ನು ಬಿಟ್ಟು ಹೆಚ್ಚುವರಿಯಾಗಿ 45 ದಿನಗಳನ್ನು ಒಳಗೊಂಡಂತೆ ಸಲ್ಲಿಸಬೇಕಾಗಿರುತ್ತದೆ.

2) ಭರ್ತಿ ಮಾಡಿದ ಟೆಂಡರ್‌ಗಳನ್ನು ಆನ್‌ಲೈನ್ ಮುಖಾಂತರ ಕರ್ನಾಟಕ ರಾಜ್ಯದ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (viz., http://eproc.karnataka.gov.in) ಗೆ ದಿನಾಂಕ: 28/04/2022 ರಂದು ಸಂಜೆ 16.00 ಗಂಟೆವರೆಗೆ ಅಪ್‌ಲೋಡ್ ಮಾಡಬಹುದಾಗಿರುತ್ತದೆ. ಕೆಲಸ ನಿರ್ವಹಿಸಿದ ಬಗ್ಗೆ ಅನುಭವ ಕೆಲಸ ಅರ್ಹತೆ ಬಗ್ಗೆ ಇತ್ಯಾದಿ ಸಂಬಂಧಿಸಿದಂತೆ ಮೂಲ ದಾಖಲಾತಿಗಳನ್ನು ಟೆಂಡರ್ ಮೌಲ್ಯಮಾಪನ ಸಮಯದಲ್ಲಿ ಪರಿಶಿಲನೆಗೆ ಸಲ್ಲಿಸತಕ್ಕದ್ದು.

3) ಭರ್ತಿ ಮಾಡಿದ ತಾಂತ್ರಿಕ ಬಿಡ್ಡನ್ನು ಆನ್‌ಲೈನ್ ಮುಖಾಂತರ ಕರ್ನಾಟಕ ರಾಜ್ಯದ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ದಿನಾಂಕ: 02/05/2022 ರಂದು ತೆರೆಯಲಾಗುವುದು.

4) ತಾಂತ್ರಿಕ ಬಿಡ್‌ನಲ್ಲಿ ಅರ್ಹತೆ ಹೊಂದಿದ್ದ ಹಣಕಾಸಿನ ಬಿಡ್ಡನ್ನು ಆನ್‌ಲೈನ್ ಮುಖಾಂತರ ಕರ್ನಾಟಕ ರಾಜ್ಯದ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ದಿನಾಂಕ : 03/05/2022 ರಂದು ತೆರೆಯಲಾಗುವುದು.

5) ಟೆಂಡರ್ ಡೌನ್‌ಲೋಡ್ ಮತ್ತು ಅಪ್‌ಲೋಡ್‌ಗೆ ಸಂಬಂಧಿಸಿದಂತೆ ಇ–ಪ್ರೊಕ್ಯೂರ್‌ಮೆಂಟ್ ಸಹಾಯವಾಣಿ ದೂರವಾಣಿ ಸಂಖ್ಯೆ: 080–25501216 ಮತ್ತು 080–25501227 ನ್ನು ಸಂಪರ್ಕಿಸಬಹುದಾಗಿದೆ.

ಸಹಿ/– ಕಾರ್ಯಪಾಲಕ ಇಂಜಿನಿಯರ್
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಚಿಕ್ಕಬಳ್ಳಾಪುರ.

ಸ್ಥಾಪನೆ : 1907

ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಆಡಳಿತ ಕಛೇರಿ: ನಂ. 3, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು–18

ಕಛೇರಿ : 26678572 : 26600512 : 26609066.

ಈ–ಹರಾಜು ಮುಖಾಂತರ ಸ್ಥಿರಾಸ್ತಿ ಸ್ವತ್ತುಗಳ ಮಾರಾಟದ ಸೂಚನೆ

ಸೆಕ್ಯೂರಿಟೈಜೇಷನ್ ಇಂಟರೆಸ್ಟ್ (ಎನ್‌ಫೋರ್ಸ್‌ಮೆಂಟ್) ನಿಯಮಗಳು, 2002ರ ನಿಯಮ 8(6) ನಿಬಂಧನೆಗಳನ್ನು ಓದಿಕೊಂಡು ಸೆಕ್ಯೂರಿಟೈಜೇಷನ್ ಅಂಡ್ ರಿಕನ್‌ಸ್ಟ್ರಕ್ಷನ್ ಆಫ್ ಫೈನಾನ್ಸಿಯಲ್ ಅಸೆಟ್ಸ್ ಅಂಡ್ ಎನ್‌ಫೋರ್ಸ್‌ಮೆಂಟ್ ಆಫ್ ಸೆಕ್ಯೂರಿಟಿ ಇಂಟರೆಸ್ಟ್ ಆಕ್ಟ್, 2002ರ ಅಡಿಯಲ್ಲಿ ಸ್ಥಿರಾಸ್ತಿ ಸ್ವತ್ತುಗಳ ಮಾರಾಟ ಸೂಚನೆ (ಈ–ಹರಾಜು).

ಸಾರ್ವಜನಿಕರಿಗೆ ಸಾರ್ವಜನಿಕವಾಗಿ ಸೂಚನೆ ಮತ್ತು ನಿರ್ದಿಷ್ಟವಾಗಿ ಸಾಲಗಾರ(ರು)ರಿಗೆ ಮತ್ತು ಜಾಮೀನುದಾರ(ರು)ರಿಗೆ ಈ ಮೂಲಕ ತಿಳಿಸುದೇನೆಂದರೆ ಈ ಕೆಳಗೆ ತಿಳಿಸಿದ ಸ್ಥಿರಾಸ್ತಿ ಸ್ವತ್ತನ್ನು ಭದ್ರತಾ ಸಾಲಗಾರರಿಗೆ ಅಡಮಾನ / ಚಾರ್ಜ್ ಮಾಡಲಾಗಿದೆ. ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ, ಅಧಿಕೃತ ಅಧಿಕಾರಿಯವರಿಂದ ಸಾಂಕೇತಿಕವಾಗಿ/ರಚನಾತ್ಮಕ/ಭೌತಿಕ ಸ್ವಾಧೀನತೆಯನ್ನು ತೆಗೆದುಕೊಳ್ಳಲಾಗಿದೆ. (ವಿವರಗಳನ್ನು ಈ ಕೆಳಗೆ ನೀಡಿರುವ ಕೋಷ್ಟಕದಲ್ಲಿ ತಿಳಿಸಲಾಗಿದೆ.) ಈ ಕೆಳಕಂಡ ಸಾಲಗಳ ವಸೂಲಾತಿಗಾಗಿ ಹಾಗೂ ಮುಂದಿನ ಬಡ್ಡಿ ಮತ್ತು ವೆಚ್ಚಗಳಿಗಾಗಿ ಈ ಕೆಳಗೆ ತಿಳಿಸಿದ ಸ್ಥಿರಾಸ್ತಿ ಸ್ವತ್ತನ್ನು **“ಎಲ್ಲಿ ಹೇಗಿದೆಯೋ ಹಾಗೆ”, “ಎಲ್ಲಿ ಏನಿದೆಯೋ ಹಾಗೆ”, ಮತ್ತು “ಅಲ್ಲಿ ಏನೇ ಇರಲಿ ಹಾಗೆ”** ಆಧಾರದ ಮೇಲೆ ದಿನಾಂಕ : **17.05.2022** ರಂದು ಈ ಕೆಳಗೆ ನೀಡಿರುವ ಸಮಯದಲ್ಲಿ ಮಾರಾಟ ಮಾಡಲಾಗುವುದು.

ಮೀಸಲು ಬೆಲೆ ಮತ್ತು ಇಎಂಡಿ ಠೇವಣಿಗಳ ವಿವರಗಳು ಈ ಕೆಳಗಿನಂತಿವೆ : ಇಎಂಡಿ ಡೆಪಾಸಿಟ್ (ಆಯಾ ಸ್ವತ್ತುಗಳಿಗೆ ಅನ್ವಯಿಸುವಂತೆ) ದಿನಾಂಕ: **16.05.2022** ರಂದು ಸಂಜೆ **5:00** ಗಂಟೆಯ ಒಳಗೆ ಆನ್‌ಲೈನ್ ಮೂಲಕ (RTGS/NEFT) ಈ ಕೆಳಗೆ ನಮೂದಿಸಿರುವ ಖಾತೆಯ ಸಂಖ್ಯೆಗೆ ಪಾವತಿಸುವುದು ಅಥವಾ ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪರವಾಗಿ DD ಮೂಲಕ ಸಂದಾಯ ಮಾಡಬಹುದಾಗಿದೆ.

ಕ್ರ. ಸಂ.	ಸಾಲಗಾರರ ಹೆಸರು, ವಿಳಾಸ ಮತ್ತು ಶಾಖೆ	ಸ್ಥಿರಾಸ್ತಿಯ ವಿವರಗಳು ಎಲ್ಲೆ ಮತ್ತು ವಿಸ್ತೀರ್ಣ	ಕಾಯ್ದಿಟ್ಟ ಬೆಲೆ	ಇಡಗಂಟು ಠೇವಣಿ ಹಣ (ಇಎಂಡಿ)	ಬ್ಯಾಂಕಿಗೆ ಬರಬೇಕಾದ ಬಾಕಿ ಮೊಬಲಗು	ಹರಾಜು ಸಮಯ ಮತ್ತು ದಿನಾಂಕ
1.	ಶ್ರೀ. ಲಕ್ಷ್ಮೀನಾರಾಯಣ. ಎನ್. ನಂ.05, “ನಿಸರ್ಗ”, 5ನೇ ಕ್ರಾಸ್, ಯು.ಕೆ. ಮುಖ್ಯ ರಸ್ತೆ, ಚನ್ನಸಂದ್ರ ಆರ್.ಎನ್.ಎಸ್.ಐ.ಟಿ ಲೇಔಟ್ ಎದುರು, ಬೆಂಗಳೂರು–98. ಶಾಖೆ : ಜ್ಞಾನಜ್ಯೋತಿನಗರ	ಸೈಟ್ ನಂ.05, ಸರ್ವೆ ನಂ. 22 ಚನ್ನಸಂದ್ರ ವಿಲೇಜ್, ಹಳೇ ಖಾತಾ ನಂ. 136/5, ಬಿ.ಬಿ.ಎಂ.ಪಿ. ಖಾತಾ ನಂ. 146/5/144, ಬಿ.ಬಿ.ಎಂ.ಪಿ. ವಾರ್ಡ್ ನಂ. 160, ಉತ್ತರಹಳ್ಳಿ ಹೋಬಳಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು. ಪೂರ್ವ–ಪಶ್ಚಿಮ : 50 ಅಡಿಗಳು ಮತ್ತು ಉತ್ತರ – ದಕ್ಷಿಣ : 40 ಅಡಿಗಳು ಪೂರ್ವಕ್ಕೆ : ರಸ್ತೆ, ಪಶ್ಚಿಮಕ್ಕೆ : ಎಂ.ಎಸ್. ರಮೇಶ್ ರವರ ಬ್ಲಾಕ್ ನಂ.02, ಸರ್ವೆ ನಂ.22. ಉತ್ತರಕ್ಕೆ : ಸೈಟ್ ನಂ. 06, ದಕ್ಷಿಣಕ್ಕೆ : ಸೈಟ್ ನಂ. 04.	ರೂ.76,74,000/– (ಎಪ್ಪತ್ತಾರು ಲಕ್ಷ ಎಪ್ಪತ್ತನಾಲ್ಕು ಸಾವಿರ ಮಾತ್ರ)	ರೂ. 7,67,400/– (ಏಳು ಲಕ್ಷ ಅರವತ್ತೇಳು ಸಾವಿರ ನಾಲ್ಕು ನೂರು ಮಾತ್ರ)	08.04.2022 ಕ್ಕೆ ರೂ. 93,01,205/– ನೋಟಿಸ್ ದಿನಾಂಕ 11.04.2022	17.05.2022 ಬೆಳಿಗ್ಗೆ : 10 : 00 ರಿಂದ 11 : 00 ರವರೆಗೆ
2.	ಶ್ರೀಮತಿ. ಪ್ರಿಯದರ್ಶಿನಿ ಐಯ್ಯರ್ ಎಸ್. ವಿ. ನಂ. 1010, 7ನೇ ಮುಖ್ಯ ರಸ್ತೆ, 3ನೇ ಹಂತ, ಬಿ.ಇ.ಎಂ.ಎಲ್ ಲೇಔಟ್, ರಾಜರಾಜೇಶ್ವರಿನಗರ, ಬೆಂಗಳೂರು–98. ಶಾಖೆ : ಅವಲಹಳ್ಳಿ ಶಾಖೆ	ನಂ. 1010, 3ನೇ ಘಟ್ಟ ಹಲಗೆವಡೇರಹಳ್ಳಿ, ಕೆಂಗೇರಿ ಹೋಬಳಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಪಟ್ಟಣಗೆರೆ ಸಿ.ಎಂ.ಸಿ. ಬೆಂಗಳೂರು, ಬಿ.ಬಿ.ಎಂ.ಪಿ. ಪಿ.ಐ.ಡಿ. ನಂ. 160, W0897–1, ಬೆಂಗಳೂರು. ಪೂರ್ವ–ಪಶ್ಚಿಮ : $\frac{64+39}{2}$ ಅಡಿಗಳು ಮತ್ತು ಉತ್ತರ–ದಕ್ಷಿಣ : $\frac{60+64}{2}$ ಪೂರ್ವಕ್ಕೆ : ರಸ್ತೆ, ಪಶ್ಚಿಮಕ್ಕೆ : ಸ್ಟಾರ್ಮ್ ವಾಟರ್ ಡ್ರೈನ್ ಉತ್ತರಕ್ಕೆ : ಸೈಟ್ ನಂ. 1004 & 1007, ದಕ್ಷಿಣಕ್ಕೆ : ರಸ್ತೆ,	ರೂ. 2,47,20,000/– (ಎರಡು ಕೋಟಿ ನಲವತ್ತೇಳು ಲಕ್ಷ ಇಪ್ಪತ್ತು ಸಾವಿರ ಮಾತ್ರ)	ರೂ.24,72,000/– (ಇಪ್ಪತ್ತನಾಲ್ಕು ಲಕ್ಷ ಎಪ್ಪತ್ತೆರಡು ಸಾವಿರ ಮಾತ್ರ)	11.04.2022 ಕ್ಕೆ ರೂ. 3,15,48,695/– ನೋಟಿಸ್ ದಿನಾಂಕ 11.04.2022	17.05.2022 ಬೆಳಿಗ್ಗೆ : 11 : 00 ರಿಂದ 12 : 00 ರವರೆಗೆ

ಇಎಂಡಿ ಠೇವಣಿ ಪಾವತಿಯ ಕೊನೆಯ ದಿನಾಂಕ : 16.05.2022 ಸಂಜೆ : 5: 00 ರ ವರೆಗೆ	ಬ್ಯಾಂಕಿನ ಹೆಸರು ಮತ್ತು ಖಾತೆಯ ವಿವರಗಳು (ಇಎಂಡಿ ಪಾವತಿಗಾಗಿ) IFSC ಕೋಡ್: ಬ್ಯಾಂಕಿನ ಹೆಸರು: ಇಂಡಸ್‌ಇಂಡ್ ಬ್ಯಾಂಕ್. ಶಾಖೆ ಹೆಸರು : ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಛೇರಿ ಶಾಖೆ : ಖಾತೆ ಸಂಖ್ಯೆ : 000220105013061. IFSC ಕೋಡ್ : INDB0BCCB02
ತಪಾಸಣೆಯ ದಿನಾಂಕ ಮತ್ತು ಸಮಯ: 13.05.2022, ಬೆಳಿಗ್ಗೆ : 10.00 ರಿಂದ ಸಂಜೆ 5 : 00 ರ ವರೆಗೆ	
ಬಿಡ್ ಗುಣಾಂಕ: ರೂ. 50,000/–	

ಸಾಲಗಾರರು/ ಅಡಮಾನದಾರರ ಗಮನಕ್ಕೆ ನಿಬಂಧನೆಗಳ ಉಪ–ವಿಭಾಗ (8) ರ ಸೆಕ್ಷನ್ 13ರ ಕಾಯಿದೆಯಲ್ಲಿ ಲಭ್ಯವಿರುವ ಸಮಯಕ್ಕೆ ಸಂಬಂಧಿಸಿದಂತೆ ಭದ್ರತಾ ಸ್ವತ್ತುಗಳನ್ನು ಬಿಡಿಸಿಕೊಳ್ಳಲು ತಿಳಿಸಲಾಗಿದೆ. (ಈ ಪ್ರಕಟಣೆಯನ್ನು ನಿಯಮ (8) ಉಪನಿಯಮ (6) ಸೆಕ್ಯೂರಿಟಿ ಇಂಟರೆಸ್ಟ್ ಎನ್‌ಫೋರ್ಸ್‌ಮೆಂಟ್ ನಿಯಮ 2002ರಡಿಯಲ್ಲಿ ಸಾಲಗಾರರಿಗೆ ನೀಡುವ ಪ್ರಕಟಣೆ ಎಂದು ಪರಿಗಣಿಸತಕ್ಕದ್ದು)

ಮಾರಾಟದ ವಿವರವಾದ ನಿಯಮ ಮತ್ತು ನಿಬಂಧನೆಗಳಿಗೆ, ದಯವಿಟ್ಟು ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವೆಬ್‌ಸೈಟ್ ನಲ್ಲಿನ ಲಿಂಕನ್ನು ನೋಡಿ ಅಂದರೆ, “ ಅಡಮಾನ ಸ್ವತ್ತುಗಳ ಮಾರಾಟ “ ಶೀರ್ಷಿಕೆಯ ಅಡಿಯಲ್ಲಿ www.bccbl.co.in, ಅನ್ನು ನೋಡಿ. ಈ– ಹರಾಜನ್ನು 05 ನಿಮಿಷಗಳ ಅನಿಯಮಿತ ವಿಸ್ತರಣೆಯೊಂದಿಗೆ ದಿನಾಂಕ: 17.05.2022 ರಂದು ಬೆಳಿಗ್ಗೆ : 10.00 ರಿಂದ 12.00 ರವರಗೆ https://bankauctions.in ಪೋರ್ಟಲ್ ಮೂಲಕ ನಡೆಸಲಾಗುವುದು. ಉದ್ದೇಶಿತ ಬಿಡ್‌ದಾರರು ತಮ್ಮ ಹೆಸರನ್ನು https://bankauctions.in ನಲ್ಲಿ ನೊಂದಾಯಿಸಿಕೊಂಡು ಯೂಸರ್ ಐಡಿ ಮತ್ತು ಪಾಸ್‌ವರ್ಡನ್ನು ಉಚಿತವಾಗಿ ಪಡೆಯಬಹುದು ಮತ್ತು E-auction (tentatively on 16.05.2022) from M/s 4 Closure, Mr. Prakash Reddy /Bhaskar (Asst. Manager), No.22, 5th Cross, Gurumahal Extension, Opp. Indian Hotel, K.G. Halli, Jalahalli (West), Bengaluru-560015, Mobile No: 9515160061/9515160062, E-mail: prakash@bankauctions.in & bhaskar@bankauctions.in. ಹೆಚ್ಚಿನ ಮಾಹಿತಿಗಾಗಿ : bccbrec2021@gmail.com Mobile Number : 080-26600512, 26609066 & 9342781425.

ದಿನಾಂಕ : 13.04.2022
ಸ್ಥಳ : ಬೆಂಗಳೂರು

ಸಹಿ/– ಅಧಿಕೃತ ಅಧಿಕಾರಿ
ದಿ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಸೋನಮ್ ಕಪೂರ್ ಮನೆಯಲ್ಲಿ ಕಳ್ಳತನ; ಆರೋಪಿಗಳ ಬಂಧನ

ನವದೆಹಲಿ (ಪಿಟಿಐ): ನಟಿ ಸೋನಮ್ ಕಪೂರ್ ಅವರ ದೆಹಲಿ ನಿವಾಸದಿಂದ ₹2.4 ಕೋಟಿ ಮೌಲ್ಯದ ಆಭರಣ ಮತ್ತು ನಗದು ಕಳವಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಮೃತ್ ಶೆರ್‌ಗಿಲ್ ಮಾರ್ಗ್‌ನಲ್ಲಿರುವ ನಿವಾಸದಿಂದ ಕಳವು ಮಾಡಿದ್ದ ಆರೋಪದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಮತ್ತು ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಅಭ್ಯರ್ಥಿಗಳ ಪ್ರತಿಭಟನೆ • ತಾತ್ಕಾಲಿಕ ಪಟ್ಟಿ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಒತ್ತಾಯ

ಪಿಎಸ್‌ಐ ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಪಿಎಸ್‌ಐ 545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ವಹಿಸಬೇಕು. ಅಕ್ರಮ ಮಾರ್ಗದ ಮೂಲಕ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ಜೈಲಿಗೆ ಕಳುಹಿಸಬೇಕು' ಎಂದು ನೊಂದ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 'ಸ್ವಚ್ಛಗಾರದಿದ್ದ ಅಯ್ಯ ಸರ್ಕಾರ; ಹಾಕಿರಿ ಜೈಲಿಗೆ, ಸರ್ಕಾರ ನಡೆಸಿದ ಭ್ರಷ್ಟಾಚಾರ; ತೊಲಗಿಸಿ ಪ್ರಜಾಪ್ರಭುತ್ವದ ಅಧಿಕಾರ' ಎಂಬ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

'ಪಿಎಸ್‌ಐ ಹುದ್ದೆಗೆ ನೇಮಕವಾಗಿರುವವರ ತಾತ್ಕಾಲಿಕ ಪಟ್ಟಿ ರದ್ದುಪಡಿಸಬೇಕು. ಮರುಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಅದರ ದಿನಾಂಕವನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ವಾರದೊಳಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಇದೇ 20ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಿದ್ದೇವೆ' ಎಂದು ಎಚ್ಚರಿಸಿದರು.

'ಇನ್ನು ಮುಂದೆ ಪರೀಕ್ಷಾ ಕೇಂದ್ರಗಳ ಸುತ್ತ ಸಿಸಿಟಿವಿ ಕ್ಯಾಮೆರಾ ಹಾಗೂ ಜಾಮರ್‌ಗಳನ್ನು ಅಳವಡಿಸಬೇಕು. ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ಆಯ್ಕೆಬಯಸುವವರ ವಯೋಮಿತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ನೋಂದಣಿ ಸಂಖ್ಯೆಯನ್ನು ಅಕ್ಕಪಕ್ಕದಲ್ಲೇ ಹಾಕಿಕೊಡುತ್ತಿದ್ದಾರೆ ಎಂಬ ಅನುಮಾನ ಇದೆ. ಅದನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

'ಅಭ್ಯರ್ಥಿ ಇಚ್ಛಿಸಿದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ 30 ದಿನಗಳೊಳಗೆ ಆರ್‌ಟಿಐ ಅಡಿ ನಕಲಿ ಉತ್ತರ ಪತ್ರಿಕೆಗಳನ್ನು ಒದಗಿಸಬೇಕು. ಅಭ್ಯರ್ಥಿಗಳು ಸ್ಥಳೀಯ ಕೇಂದ್ರಗಳಲ್ಲೇ ಪರೀಕ್ಷೆ ಬರೆಯುವುದಕ್ಕೆ ಕಡಿವಾಣ ಹಾಕಬೇಕು. ದೈಹಿಕ ಪರೀಕ್ಷೆ ವೇಳೆಯೂ ಅಕ್ರಮಗಳು ನಡೆಯುತ್ತಿದೆ. ಅದನ್ನೂ ತಡೆಯಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯ ನಾಶವಾಗುತ್ತಿದೆ. ಇದನ್ನು ತಪ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು' ಎಂದು ಅಭ್ಯರ್ಥಿಗಳು ಹೇಳಿದರು.

ನೊಂದ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ

ಪೊಲೀಸ್ ನೇಮಕಾತಿ ವಿಭಾಗದಲ್ಲಿ ಸಿಐಡಿ ಅಧಿಕಾರಿಗಳ ಪರಿಶೀಲನೆ

ಬೆಂಗಳೂರು: ಪಿಎಸ್‌ಐ 545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದೈಹಿಕ ಹಾಗೂ ಲಿಖಿತ ಪರೀಕ್ಷೆ ಬರೆದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಐಡಿ ಕಟ್ಟಡದಲ್ಲೇ ಇರುವ ನೇಮಕಾತಿ ವಿಭಾಗದ ಎಡಿಜಿಪಿ, ಐಜಿಪಿ, ಎಸ್‌ಪಿ ಕಚೇರಿ ಹಾಗೂ ಆಡಳಿತ ಕಚೇರಿಯಲ್ಲಿ ಸೋಮವಾರದಿಂದಲೇ ನಿತ್ಯವೂ ಪರಿಶೀಲನೆ ನಡೆಸಲಾಗುತ್ತಿದೆ.

'ಪ್ರತಿಯೊಬ್ಬ ಅಭ್ಯರ್ಥಿಯ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಯಾರೆಲ್ಲ ಅಕ್ರಮ ಎಸಗಿದ್ದಾರೆಂದು ಪತ್ತೆ ಮಾಡುತ್ತಿದ್ದೇವೆ. ಅನುಮಾನ ಬಂದವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಅಕ್ರಮ ಕಂಡುಬಂದರೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗುವುದು' ಎಂದು ಸಿಐಡಿ ಮೂಲಗಳು ಹೇಳಿವೆ.

ವಿರೇಶ್ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದೂ ಹೇಳಲಾಗಿದೆ.

ಕೋವಿಡ್: ಪರೀಕ್ಷೆಗಳ ಸಂಖ್ಯೆ ಇಳಿಕೆ

ಬೆಂಗಳೂರು: ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡ ಬಳಿಕ ಎರಡು ಲಕ್ಷದ ಗಡಿ ಸಮೀಪಿಸಿದ್ದ ಕೋವಿಡ್ ಪರೀಕ್ಷೆಗಳ ಸಂಖ್ಯೆ, 10 ಸಾವಿರದ ಆಸುಪಾಸಿಗೆ ಇಳಿಕೆಯಾಗಿದೆ.

ಕೋವಿಡ್ ನಿಯಂತ್ರಣದಿಂದಾಗಿ ಆರೋಗ್ಯ ಇಲಾಖೆ ಪರೀಕ್ಷೆಗಳ ಸಂಖ್ಯೆಯನ್ನೂ ಇಳಿಕೆ ಮಾಡಿದೆ. ಬುಧವಾರ 10,423 ಪರೀಕ್ಷೆಗಳನ್ನು ನಡೆಸಲಾಗಿದ್ದು, 55 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಮಾತ್ರ ಹೊಸದಾಗಿ ಪ್ರಕರಣಗಳು ವರದಿಯಾಗಿವೆ.

14 ಜಿಲ್ಲೆಗಳು ಕೋವಿಡ್ ಮುಕ್ತಗೊಂಡಿವೆ. ಬಾಗಲಕೋಟೆ, ಬೀದರ್, ಗದಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರದಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,438ಕ್ಕೆ ಇಳಿಕೆ ಕಂಡಿದೆ.

ಯಾದಗಿರಿ, ಉಡುಪಿ ಸೇರಿದಂತೆ 11 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತಕ್ಕಿಂತ ಕಡಿಮೆ ಇದೆ. ಬೆಂಗಳೂರಿನಲ್ಲಿ 1,355 ಸೋಂಕಿತರಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 39.46 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ 39.04 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ನಿಧನ ವಾರ್ತೆ

ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ



ವಿಜಯಪುರ: ಮಕ್ಕಳ ಸಾಹಿತಿ, ಕವಿ ಶರಣಪ್ಪ ಕಂಚ್ಯಾಣಿ (82) ಬುಧವಾರ ಬೆಳಿಗ್ಗೆ ನಿಧನರಾದರು.

ಶರಣ ಸಾಹಿತ್ಯ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ, ನಿವೃತ್ತ ಪ್ರಾಚಾರ್ಯ ಅರವಿಂದ ಕಂಚ್ಯಾಣಿ ಸೇರಿದಂತೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.

ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದವರಾದ ಅವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ, ವಿಜಯಪುರದಲ್ಲಿ ನೆಲೆಸಿದ್ದರು. ಮಕ್ಕಳ ಮನೋವಿಕಾಸಕ್ಕೆ ತಕ್ಕಂತಹ ರಮ್ಯವಾದ ಪದ್ಯಗಳನ್ನು ರಚಿಸಿದ್ದರು. ತಾವು ಬರೆದ ಪದ್ಯಗಳನ್ನು ಪ್ರಕಟಿಸಲು ತಮ್ಮದೇ ಆದ 'ಗ್ರಾಮೀಣ ಪ್ರತಿಭಾ ಪ್ರಕಾಶನ' ಸ್ಥಾಪಿಸಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು.

'ಅಜ್ಜನ ಹಾಡು' ಇವರ ಮೊದಲ ಮಕ್ಕಳ ಕವಿತಾ ಸಂಕಲನವಾಗಿದ್ದು, ಜಾಗೃತ ಭಾರತ, ಮಕ್ಕಳ ಮನೆ, ಹುಟ್ಟು ಹಬ್ಬ, ತಮ್ಮನ ಶಾಲೆ, ತೋಟದ ಆಟ, ಚೆಲುವಿನ ಚಿಟ್ಟೆ, ಪುಟ್ಟಿಯ ತೋಟ, ಗುಡು ಗುಡು ಗುಂಡ, ಕನ್ನಡ ಕಣ ಕೀರ್ತಿ (ಗದ್ಯ ಚರಿತ್ರೆ), ಬಸವ ಪ್ರದೀಪ (ಖಂಡ ಕಾವ್ಯ) ಪ್ರಮುಖವಾದ ಸಾಹಿತ್ಯ ಕೃತಿಗಳು.

'ಜಾಗೃತ ಭಾರತ' ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, 'ಅಜ್ಜನ ಹಾಡು' ಪುಸ್ತಕಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನ 'ವಸುದೇವ ಭೂಪಾಳಂ' ಪ್ರಶಸ್ತಿ, ಧಾರವಾಡದ ಮಕ್ಕಳ ಮನೆ ಮಕ್ಕಳ ಸಾಹಿತ್ಯ ಪ್ರಶಸ್ತಿ, ರಾಷ್ಟ್ರೀಯ ಬಾಲ ಸಾಹಿತ್ಯ ಪುರಸ್ಕಾರ, 'ಗಿಲ್ ಗಿಲ್ ಗಿಡ್ಡ' ಪುಸ್ತಕಕ್ಕೆ ಅತ್ತಿಮಬ್ಬೆ ಪ್ರತಿಷ್ಠಾನದ ರನ್ನ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು.

ಅವರ ಇಚ್ಛೆಯಂತೆ ಕುಟುಂಬಸ್ಥರು ಶರಣಪ್ಪ ಅವರ ದೇಹವನ್ನು ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾನ ಮಾಡಿದರು.

ಡಾ.ಎಂ.ಪಿ.ಶೆಟ್ಟಿ

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ): ಪಟ್ಟಣದ ವೈದ್ಯ ಎಂ.ಪಿ. ಶೆಟ್ಟಿ(85) ವಯೋಸಹಜ ಅನಾರೋಗ್ಯದಿಂದ ಬುಧವಾರ ನಿಧನರಾದರು.

ಅವರಿಗೆ ಪುತ್ರಿ ಹಾಗೂ ಅಳಿಯ ಡಾ.ದಿನೇಶ್ ಶೆಟ್ಟಿ ಇದ್ದಾರೆ.

ಮೂಲತಃ ಉಡುಪಿ ತಾಲ್ಲೂಕಿನವರಾಗಿದ್ದ ಅವರು 1962 ರಲ್ಲಿ ಸಿದ್ದಾಪುರಕ್ಕೆ ಬಂದು ತಮ್ಮ ವೃತ್ತಿಯನ್ನು ಆರಂಭಿಸಿದ್ದರು.

'ಲಯನ್ಸ್ ಕ್ಲಬ್ ಸಿದ್ದಾಪುರ'ದ ಸಂಸ್ಥಾಪಕ ಅಧ್ಯಕ್ಷರಾಗಿ ಜನಪರ ಸೇವೆಯಿಂದ ಹೆಸರುವಾಸಿಯಾಗಿದ್ದರು. 50 ವರ್ಷಗಳ ಕಾಲ ಅವರು ಸುದೀರ್ಘ ವೈದ್ಯಕೀಯ ಸೇವೆಯನ್ನು ನೀಡಿ ತಾಲ್ಲೂಕಿನಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು.

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ

K RIDE

(ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮ)

ನೋಂದಾಯಿತ ಕಚೇರಿ: ಕೆ-ರೈಡ್, ಸಂಪರ್ಕ ಸೌಧ, 1ನೇ ಮಹಡಿ, ಓಪನ್ ಪಾರ್ಕ್ ಎದುರು, ಡಾ. ರಾಜ್‌ಕುಮಾರ್ ರಸ್ತೆ, ರಾಜಾಜಿನಗರ 1ನೇ ಬ್ಲಾಕ್, ಬೆಂಗಳೂರು-560010 ಟೆಲಿಫೋನ್: 080-24482800/2; ಇ-ಮೇಲ್: md@kride.in

ಸಂ:ಕೆ-ರೈಡ್/ಹೆಚ್‌ಆರ್/ಜಿಎಂಸಿ&ಜಿಪಿಎ/2022/01 ದಿನಾಂಕ: 13.04.2022

ಇ-ಟೆಂಡರ್ ಪ್ರಕಟಣೆ

ಕೆ-ರೈಡ್ ಮತ್ತು ಹೆಚ್‌ಎಂಆರ್‌ಡಿಸಿ ಉದ್ಯೋಗಿಗಳಿಗೆ ಗುಂಪು ವೈದ್ಯಕೀಯ (Group Mediclaim Insurance) ಮತ್ತು ವೈಯಕ್ತಿಕ ಅಪಘಾತ (Personal Accident) ವಿಮಾ ಪಾಲಿಸಿಗಳನ್ನು ಒದಗಿಸಲು ಹೆಸರಾಂತ ಐಆರ್‌ಡಿಎ ಅಂಗೀಕರಿಸಿದ ವಿಮಾದಾರರುಗಳಿಂದ ಆನ್‌ಲೈನ್ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ.

ಕ್ರಸಂ.	ಕೆಲಸದ ಹೆಸರು
1	ಕೆ-ರೈಡ್ ಮತ್ತು ಹೆಚ್‌ಎಂಆರ್‌ಡಿಸಿ ಉದ್ಯೋಗಿಗಳಿಗೆ ಗುಂಪು ವೈದ್ಯಕೀಯ (GMC) ಮತ್ತು ವೈಯಕ್ತಿಕ ಅಪಘಾತ (GPA) ವಿಮಾಪಾಲಿಸಿಗಳು.

ಆನ್‌ಲೈನ್ ಟೆಂಡರ್‌ಗಳನ್ನು ಸಲ್ಲಿಸಲು ಕೊನೆಯ **ದಿನಾಂಕ: 28.04.2022** ಬಿಡ್ ವಿವರಗಳಿಗಾಗಿ **https://eproc.karnataka.gov.in** ಮತ್ತು ಹೆಚ್ಚಿನ ವಿವರಗಳಿಗಾಗಿ **www.kride.in** ಗೆ ಭೇಟಿ ನೀಡಿ.

ಸಹಿ/- ವ್ಯವಸ್ಥಾಪಕ ನಿರ್ದೇಶಕರು/ಕೆ-ರೈಡ್

ವಾಸಾಸಂಇ/ಉನಿ-ಸಿ.ಪಿ/163/ಎಂಸಿಎ/2022-23

ನಗರಸಭಾ ಕಾರ್ಯಾಲಯ, ಉಡುಪಿ

ಸಂಖ್ಯೆ:ಉನಸ:ಬಿ1:ಸಿಆರ್:2022-23 ದಿನಾಂಕ: 11.04.2022

ಟೆಂಡರು ಪ್ರಕಟಣೆ

ಪಿಪಿಪಿ ಮಾದರಿಯ ಈ ಕೆಳಗಿನ ಕಾಮಗಾರಿಯನ್ನು ಕೈಗೊಳ್ಳಲು ಅರ್ಹ ಗುತ್ತಿಗೆದಾರರಿಂದ ನಿಯಮ ನಿಬಂಧನೆಗೊಳಪಟ್ಟು (ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವಂತೆ) e-procurement ಮೂಲಕ ಟೆಂಡರುಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಕಚೇರಿ ವೇಳೆಯಲ್ಲಿ ಸಂಬಂಧಿಸಿದವರಿಂದ ಮತ್ತು ವೆಬ್‌ಸೈಟ್ www.udupicity.mrc.gov.in ನಿಂದ ಪಡೆದುಕೊಳ್ಳಬಹುದು.

(1) Queries/Clarifications ಕೊನೆಯ ದಿನಾಂಕ: 29.04.2022 ಸಂಜೆ 5.00 ಗಂಟೆವರೆಗೆ (2) ಟೆಂಡರು ಫಾರಂಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೊನೆಯ **ದಿನಾಂಕ: 11.05.2022 ಸಂಜೆ 5.00** ಗಂಟೆಗೆ (3) ತುಂಬಿದ ಟೆಂಡರುಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: **12.05.2022 ಸಂಜೆ 5.00 ಗಂಟೆಗೆ** (4) ಸ್ವೀಕರಿಸಲಾದ ಟೆಂಡರುಗಳ ತಾಂತ್ರಿಕ ಬಿಡ್ಡು ತೆರೆಯುವ **ದಿನಾಂಕ: 13.05.2022 ಸಂಜೆ 5.01** ಗಂಟೆಗೆ (5) ಆರ್ಥಿಕ ಬಿಡ್ಡು ತೆರೆಯುವ ದಿನಾಂಕ ಅರ್ಹ ಬಿಡ್ಡುದಾರರಿಗೆ ಪ್ರತ್ಯೇಕ ತಿಳಿಸಲಾಗುವುದು.

ಕಾಮಗಾರಿಗಳ ವಿವರ: (1) ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಲಿ ಇರುವ ದಾರಿದೀಪಗಳನ್ನು ಎಲ್.ಇ.ಡಿ ದೀಪಗಳಿಗೆ ಪರಿವರ್ತಿಸುವ ಕುರಿತು. UCMC/B1/CR/199/2021-22, **ಇ.ಎಂ.ಡಿ: 5,00,000.00, ಟ್ರಾನ್ಸಾಕ್ಷನ್ ಫೀ:** ಇ-ಪೋರ್ಟಲ್‌ನಂತೆ, **ಕಾಮಗಾರಿ ಪೂರ್ತಿಗೊಳಿಸುವ ಅವಧಿ:** 1 ತಿಂಗಳು.

ಹೆಚ್ಚಿನ ವಿವರಗಳನ್ನು ಇ-ಪ್ರೊಕ್ಯೂರ್‌ಮೆಂಟ್ https:/eproc/karnataka.gov.in/eportal/ index.seam ನಿಂದ ಟೆಂಡರು ದಾಖಲಾತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳನ್ನು ಕಛೇರಿ ವೇಳೆಯಲ್ಲಿ ಸಂಬಂಧಪಟ್ಟವರಿಂದ ಪಡೆದುಕೊಳ್ಳಬಹುದು.

ಸಹಿ/- ಅಧ್ಯಕ್ಷರು, ಉಡುಪಿ ನಗರಸಭೆ ಸಹಿ/- ಪೌರಾಯುಕ್ತರು, ಉಡುಪಿ ನಗರಸಭೆ

ವಾಸಾಇ/ಸನಿಉ/ಎಂಸಿಎ/31/22-23 ದಿ: 12.04.2022

ನಗರಸಭಾ ಕಾರ್ಯಾಲಯ, ರಾಮನಗರ

ರಾಮನಗರ ಜಿಲ್ಲೆ - 562159.

ದೂರವಾಣಿ: 080-27271286, ಹೆಲ್ಪ್‌ಲೈನ್: 080-27276070

ಇ-ಮೇಲ್: itstaff_ulb_ramanagaram@yahoo.com

ವೆಬ್‌ಸೈಟ್: www.ramanagaracity.mrc.gov.in

ಸಂಖ್ಯೆ: ನಸರಾ/ಆ.ಶಾ/ಸ.ಕಾ.ಅ/ಸಿಆರ್/95/2021-22 ದಿನಾಂಕ: 13-04-2022

ಟೆಂಡರ್ ಪ್ರಕಟಣೆ

2021-22ನೇ ಸಾಲಿನ 15ನೇ ಹಣಕಾಸು, 2019-20ನೇ ಸಾಲಿನ ಸ್ವಚ್ಛ ಭಾರತ್ ಮಿಷನ್ ಯೋಜನೆ ಹಾಗೂ 2017-18ನೇ ಸಾಲಿನ 14ನೇ ಹಣಕಾಸು ಯೋಜನೆ ಹಾಗೂ ನಗರಸಭಾ ಅನುದಾನದಲ್ಲಿ ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಈ ಕೆಳಕಂಡ ಟೆಂಡರ್‌ಗಳನ್ನು ಕರೆಯಲಾಗಿರುತ್ತದೆ. ತಾಂತ್ರಿಕವಾಗಿ ಅರ್ಹತೆ ಹೊಂದಿರುವ ಇಚ್ಛೆಯುಳ್ಳ ಸರಬರಾಜುದಾರರು ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಭಾಗವಹಿಸಲು ಕೊನೆಯ ದಿನಾಂಕ: **30-04-2022ರ ಸಂಜೆ 4.30 ಆಗಿರುತ್ತದೆ.** ಹೆಚ್ಚಿನ ವಿವರಗಳನ್ನು ಈ ಕಛೇರಿಯ ಆರೋಗ್ಯ ಶಾಖೆಯಿಂದ ಕಛೇರಿಯ ವೇಳೆಯಲ್ಲಿ ಪಡೆಯಬಹುದಾಗಿರುತ್ತದೆ.

ಕ್ರ. ಸಂ.	ವಿವರ	ಅಂದಾಜು ಮೊತ್ತ (ರೂ.ಲಕ್ಷಗಳಲ್ಲಿ)	ಇ.ಎಂ.ಡಿ ಮೊತ್ತ (ರೂ.ಗಳಲ್ಲಿ)
1	ನಗರಸಭಾ ವ್ಯಾಪ್ತಿಯ ಪಿ.ಎಸ್.ವಿ. ನಗರದಲ್ಲಿರುವ ಸರ್ಕಾರಿ ಹಾಸ್ಟೆಲ್‌ನಲ್ಲಿ 50 ಕೆ.ಜಿ. ಸಾಮರ್ಥ್ಯದ ಬಯೋ ಮಿಥನೈಜೇಷನ್ ಘಟಕ ಅಳವಡಿಸುವುದು.	6.00	15,000.00
2	ಹಸಿ ಕಸ ಮತ್ತು ಒಣ ತ್ಯಾಜ್ಯದ ವಿಂಗಡಣೆಗೆ ನಗರಸಭಾ ವ್ಯಾಪ್ತಿಯ ಮನೆಗಳಿಗೆ ಗಾರ್ಬೇಜ್ ಬಿನ್‌ಗಳನ್ನು ತಲಾ 02 ರಂತೆ 01 ಮನೆಗೆ ಖರೀದಿಸುವುದು.	63.00	1,57,500.00
3	ಮನೆ-ಮನೆ / ಅಂಗಡಿಗಳಿಂದ ತ್ಯಾಜ್ಯ ಸಂಗ್ರಹಿಸಲು 13 ಸಂಖ್ಯೆ ಆಟೋ ಟಿಪ್ಪರ್‌ಗಳ ಖರೀದಿ.	88.00	2,20,000.00

ಸಹಿ/- ಅಧ್ಯಕ್ಷರು ನಗರಸಭೆ, ರಾಮನಗರ ವಾಸಾಸಂಇ/ರಾನ/ಅಡ್ವರ್ಟೋ/19/2022-23 ಸಹಿ/- ಪೌರಾಯುಕ್ತರು ನಗರಸಭೆ, ರಾಮನಗರ

ಮಹಾನಗರ ಪಾಲಿಕೆ, ವಿಜಯಪುರ

ನಂ:ಮನಪಾ/:ಲೋ.ವಿ/ಕಾಅ/ಡಿಎಮ್/ಟಿಎನ್‌ಡಿ/ಇಪ್ರೋ-135/2022-23/ ದಿನಾಂಕ:12.04.2022

ಇ-ಪ್ರೊಕ್ಯೂರ್‌ಮೆಂಟ್ ಅಲ್ಪಾವಧಿ ಟೆಂಡರ್ ಪ್ರಕಟಣೆ

ವಿಜಯಪುರ ಮಹಾನಗರ ಪಾಲಿಕೆ ಬಿಡುಗಡೆಯಾದ **ಸನ್ 2021-22 ಸಾಲಿನ ಮಹಾನಗರಪಾಲಿಕೆಯ ಅನುದಾನದಲ್ಲಿ 03 ಕಾಮಗಾರಿಗಳು** ಕೆ.ಪಿ.ಡಬ್ಲ್ಯೂಡಿ/ಜಿಲ್ಲಾಪಂಚಾಯತ/ಸಿ.ಪಿ.ಡಬ್ಲ್ಯೂಡಿ ಇವರಿಂದ ನೋಂದಾಯಿತ ಗುತ್ತಿಗೆದಾರರಿಂದ ಇ-ಪ್ರೋಕ್ಯೂರಮೆಂಟ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ ಮುಖಾಂತರ ಐಟಂವಾರು ಟೆಂಡರನ್ನು ಅಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಆನ್‌ಲೈನ ಮೂಲಕ ವೆಬ್‌ಸೈಟ್ **(https://www.eproc.karnataka.gov.in)** ನಲ್ಲಿ ಪ್ರಕಟಿಸಲಾಗಿದೆ.

1) ಆನ್‌ಲೈನ್ ಮೂಲಕ ಟೆಂಡರ್‌ಸಲ್ಲಿಸುವಕೊನೆಯ ದಿನಾಂಕ: -04-2022

ಸಹಿ/- ಕಾರ್ಯಪಾಲಕ ಅಭಿಯಂತರರು, ಮಹಾನಗರ ಪಾಲಿಕೆ, ವಿಜಯಪುರ

ವಾಸಾಸಂಇ/ವಿಜಯಪುರ/33/ಎಂಸಿಎ/2022-23

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ

ಸಂಖ್ಯೆ: KKRDB/KLB/TECH/ 202/2022-23 ದಿನಾಂಕ:12-04-2022.

ಸಂಕ್ಷಿಪ್ತ ಅಲ್ಪಾವಧಿ ಟೆಂಡರ್ ಪ್ರಕಟಣೆ

1) ಕಾಮಗಾರಿಯ ಹೆಸರು : Selection of Consultants for Quality Control and Audit for all civil works Under all heads, of previous years ongoing works, and annually programmed works upto 2023-24 Under KKRDB for Yadgir & Raichur District. 2) ಲೆಕ್ಕ ಶೀರ್ಷಿಕೆ : KKRDB ನಿಧಿ, 3) ಗುತ್ತಿಗೆದಾರರ ಅರ್ಹತೆ : ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್‌ನ ದಸ್ತಾವೇಜಿನಲ್ಲಿ 4) ಟೆಂಡರ್ ದಸ್ತಾವೇಜನ್ನು ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಪ್ರಾರಂಭ ದಿನಾಂಕ: 12-04-2022 ಬೆಳಿಗ್ಗೆ 11.00ಕ್ಕೆ, 5) ಕ್ವಾರೀಸ್ ಸಲ್ಲಿಸುವ ದಿನಾಂಕ:18-04-2022 ಸಂಜೆ 5.00 ವರಗೆ, 6) ಪ್ರಿ-ಬಿಡ್ ಸಭೆ ದಿನಾಂಕ : 20-04-2022 ಬೆಳಿಗ್ಗೆ 11.30ಕ್ಕೆ, 7) ಟೆಂಡರ್ ಫಾರಂ ಸಲ್ಲಿಸುವ ಅಂತಿಮ ದಿನಾಂಕ : 28-04-2022 ಮಧ್ಯಾಹ್ನ 4.00ರ ವರೆಗೆ, 8) ತಾಂತ್ರಿಕ ಬಿಡ್ ತೆರೆಯುವ ದಿನಾಂಕ : 29-04-2022 ಮಧ್ಯಾಹ್ನ 4.30ಕ್ಕೆ, 9) ಆರ್ಥಿಕ ಬಿಡ್ ತೆರೆಯುವ ದಿನಾಂಕ : 05-05-2022 ಬೆಳಿಗ್ಗೆ 11.00ಕ್ಕೆ, 10) ಟೆಂಡರ್ ಅರ್ಜಿ ಬೆಲೆ : ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಇದ್ದಂತೆ, 11) ಇ.ಎಂ.ಡಿ.ಮೊತ್ತ : ರೂ. 15,00,000/-, 12) ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ವಿಳಾಸ : https://eproc.karnataka.gov.in ಅಥವಾ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಐವಾನ್-ಇ-ಶಾಹಿ, ಕಲಬರಗಿ ರಲ್ಲಿ ಸಂಪರ್ಕಿಸಬಹುದು, 13) ಅಂತರ್‌ಜಾಲ ತಾಣದ ವಿಳಾಸ : https://eproc.karnataka.gov.in, 14) ಬದಲಾವಣೆಗಾಗಿ ಸಂಪರ್ಕಿಸುವ ಬಗ್ಗೆ: ಯಾವುದೇ ಬದಲಾವಣೆ ಹಾಗು ಮಾರ್ಪಾಡುಗಳಿಗಾಗಿ https://eproc.karnataka.gov.in ಕ್ಕೆ ಸಂಪರ್ಕಿಸಬಹುದು

ಸಹಿ/- ಉಪ ಕಾರ್ಯದರ್ಶಿಗಳು ಕ.ಕ.ಪ್ರ.ಅ.ಮಂಡಳಿ, ಕಲಬುರಗಿ

ವಾ.ಸಾ.ಸಂ.ಇ/ಕಲಬುರಗಿ/51/ಎಂ.ಸಿ.&ಎ/2022-23

ಆಯುಷ್ ಇಲಾಖೆ

ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಡಾ|| ಸಿದ್ಧಯ್ಯ ಪುರಾಣಿಕ ರಸ್ತೆ, ಬಸವೇಶ್ವರನಗರ, ಬೆಂಗಳೂರು - 560079.

ದೂರವಾಣಿ: 080-23116061, ಇ-ಮೇಲ್: gumcprincipal1975@gmail.com

ಸಂಖ್ಯೆ: ಸಯುವೈಮ/25/ಸರಬ/2021-22 ದಿನಾಂಕ: 13-04-2022

ಇ-ಟೆಂಡರ್ ಅಧಿಸೂಚನೆ

ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಡಾ|| ಸಿದ್ಧಯ್ಯ ಪುರಾಣಿಕ ರಸ್ತೆ, ಬಸವೇಶ್ವರನಗರ, ಬೆಂಗಳೂರು - 560079 ಇಲ್ಲಿ ದಾಖಲಾಗುವ ಒಳರೋಗಿಗಳಿಗೆ ಸಿದ್ದಪಡಿಸಿದ ಪಥ್ಯ ಆಹಾರವನ್ನು 2 ವರ್ಷಗಳ ಅವಧಿಗೆ ಸರಬರಾಜು ಮಾಡಲು ಅನುಭವವುಳ್ಳ ಅರ್ಹ ಗುತ್ತಿಗೆದಾರರಿಂದ ಇ-ಟೆಂಡರ್ ಅನ್ನು ಆಹ್ವಾನಿಸಲಾಗಿದೆ. ಗುತ್ತಿಗೆಯ ಅವಧಿಯು ಸರಬರಾಜು ಮಾಡಲು ಒಪ್ಪಂದ ಮಾಡಿಕೊಂಡ ದಿನಾಂಕದಿಂದ 2 ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ.

1) ಇ-ಪೋರ್ಟಲ್‌ನಲ್ಲಿ ಟೆಂಡರ್ ದಾಖಲೆಗಳು ಲಭ್ಯವಿರುವ ದಿನಾಂಕ: **13-04-2022ರ ಬೆಳಿಗ್ಗೆ 11.00 ರಿಂದ. 2)** ಟೆಂಡರ್ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಕೊನೆಯ ದಿನಾಂಕ: **28-04-2022ರಂದು ಸಂಜೆ 5.00 ಗಂಟೆಯುವರೆಗೆ. 3)** ತಾಂತ್ರಿಕ ಬಿಡ್‌ನ್ನು (ಆನ್‌ಲೈನ್) ತೆರೆಯುವ ದಿನಾಂಕ: **30-04-2022ರಂದು ಬೆಳಿಗ್ಗೆ 11.30 ಗಂಟೆಗೆ.** ಸಲ್ಲಿಸಲ್ಪಡುವ ಬಿಡ್‌ನ್ನು ಟೆಂಡರ್ ಆಹ್ವಾನಿಸುವ ಬಿಡ್ ಪ್ರಾಧಿಕಾರಿ, ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಂಗಳೂರು ಇವರಿಗೆ ವಿಳಾಸಿಸಿ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ವೆಬ್‌ಸೈಟ್: **http://eproc.karnataka.gov.in** ಮೂಲಕ ಸಲ್ಲಿಸಬೇಕು.

ಸಹಿ/- ಪ್ರಾಚಾರ್ಯರು, ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಂಗಳೂರು.

ವಾಸಾಸಂಇ/ವಾ.ಪ್ರ/152/ಅಡ್ವರ್ಟೋ/2022-23

ಕೋವಿಡ್-19 ಲಕ್ಷಣಗಳು ಇವೆಯೇ? ಸಂಪರ್ಕಿಸಿ, ಆಪ್ತಮಿತ್ರ ಸಹಾಯವಾಣಿ 14410.

ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ನಮೂನೆ ಬಿ - ಸಾರ್ವಜನಿಕ ಪ್ರಕಟಣೆ

[IBBI ಭಾರತೀಯ ದಿವಾಳಿ ಮತ್ತು ಪಾಪರುಗಿರಿ ಮಂಡಳಿಯ (ಸಮಾಪನ ಪ್ರಕ್ರಿಯೆ) ನಿಬಂಧನೆಗಳು, 2016 ರ ನಿಬಂಧನೆ 12)]

ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ಹಿತಾಸಕ್ತಿದಾರರ ಗಮನಕ್ಕೆ

ಸಂ	ವಿವರಗಳು	
1.	ಕಾರ್ಪೊರೇಟ್ ಸಾಲಗಾರ ಕಂಪನಿಯ ಹೆಸರು	ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್
2.	ಕಾರ್ಪೊರೇಟ್ ಸಾಲಗಾರ ಕಂಪನಿ ರಚನೆಯಾದ ದಿನಾಂಕ	28ನೇ ಏಪ್ರಿಲ್ 2011
3.	ಯಾವ ಪ್ರಾಧಿಕಾರದ ಅನುಮತಿಯೊಂದಿಗೆ ಕಾರ್ಪೊರೇಟ್ ಸಾಲಗಾರ ಕಂಪನಿಯ ರಚನೆ/ನೋಂದಾವಣಿ ಆಗಿದೆ	ಕಂಪನಿಗಳ ರಿಜಿಸ್ಟ್ರಾರ್, ಕರ್ನಾಟಕ
4.	ಕಾರ್ಪೊರೇಟ್ ಸಾಲಗಾರ ಕಂಪನಿಯ ಕಾರ್ಪೊರೇಟ್ ಗುರುತಿನ ಸಂಖ್ಯೆ	CIN: U74900KA2011PTC058377
5.	ಕಾರ್ಪೊರೇಟ್ ಸಾಲಗಾರ ಕಂಪನಿಯ ನೋಂದಾಯಿತ ಕಛೇರಿ ಮತ್ತು ಪ್ರಧಾನ ಕಛೇರಿ (ಇದ್ದರೆ) ವಿಳಾಸ	22/24, ಸೋಮೇಶ್ವರ ನಿಲಯ, ಜಕ್ಕೂರು ಮುಖ್ಯ ರಸ್ತೆ, ಅಮೃತಹಳ್ಳಿ, ಬೆಂಗಳೂರು-560092, ಕರ್ನಾಟಕ
6.	ಕಾರ್ಪೊರೇಟ್ ಸಾಲಗಾರ ಕಂಪನಿಯ ದಿವಾಳಿತನ ಪರಿಹಾರ ಪ್ರಕ್ರಿಯೆ ಮುಕ್ತಾಯಗೊಂಡ ದಿನಾಂಕ	07ನೇ ಏಪ್ರಿಲ್, 2022
7.	ಕಾರ್ಪೊರೇಟ್ ಸಾಲಗಾರ ಕಂಪನಿಯ ದಿವಾಳಿತನ ಪ್ರಕ್ರಿಯೆ ಆರಂಭವಾದ ದಿನಾಂಕ	07ನೇ ಏಪ್ರಿಲ್, 2022
8.	ಸಮಾಪಕರಾಗಿ ಕೆಲಸ ಮಾಡುತ್ತಿರುವ ದಿವಾಳಿತನ ವೃತ್ತಿಪರರ ಹೆಸರು ಮತ್ತು ನೋಂದಾವಣಿ ಸಂಖ್ಯೆ	ಶ್ರೀ ರವೀಂದ್ರ ಬೆಳೆಯೂರ್ IBBI/PA-001/IP-00189/2017-18/10368
9.	ಮಂಡಳಿಯಲ್ಲಿ ನೋಂದಾಯಿಸಿರುವಂತೆ ಸಮಾಪಕರ ವಿಳಾಸ ಮತ್ತು ಇಮೇಲ್	ಶ್ರೀ ರವೀಂದ್ರ ಬೆಳೆಯೂರ್ "ಶ್ರೀವತ್ಸ", 428, 19ನೇ ಬಿ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು-560 011 ದೂರವಾಣಿ: +91 80 26540193 ಇಮೇಲ್: ravi@beleyur.com
10.	ಪತ್ರವ್ಯವಹಾರಗಳಿಗಾಗಿ ಸಮಾಪಕರ ವಿಳಾಸ ಮತ್ತು ಇಮೇಲ್	ಶ್ರೀ ರವೀಂದ್ರ ಬೆಳೆಯೂರ್ "ಶ್ರೀವತ್ಸ", 428, 19ನೇ ಬಿ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು-560 011 ದೂರವಾಣಿ: +91 80 26540193 ಇಮೇಲ್: e-infrastructure@beleyur.com
11.	ಕ್ಲೇಮ್ ಗಳನ್ನು ಸಲ್ಲಿಸಲು ಕೊನೆಯ ದಿನಾಂಕ	07ನೇ ಮೇ, 2022

ಮಾನ್ಯ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯ ಮಂಡಳಿಯ ಬೆಂಗಳೂರು (NCLT) ಪೀಠವು ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ದಿವಾಳಿತನ ಪ್ರಕ್ರಿಯೆಯನ್ನು 07ನೇ ಏಪ್ರಿಲ್, 2022 ರಿಂದ ಆರಂಭಿಸಬೇಕೆಂದು ಆದೇಶಿಸಿದೆ ಎಂದು ಈ ಮೂಲಕ ಸೂಚನೆಯನ್ನು ನೀಡಲಾಗಿದೆ. (ಆದೇಶದ ಪ್ರತಿಯು 12ನೇ ಏಪ್ರಿಲ್, 2022 ರಂದು ಸ್ವೀಕಾರವಾಗಿದೆ)

ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ಹಿತಾಸಕ್ತಿದಾರರು ಪುರಾವೆ ಸಹಿತವಾಗಿ ತಮ್ಮ ಕ್ಲೇಮುಗಳನ್ನು 07ನೇ ಮೇ, 2022 ರಂದು ಅಥವಾ ಅದರ ಒಳಗಾಗಿ ಸಮಾಪಕರಿಗೆ, ಮೇಲೆ ಕ್ರ. ಸಂ. 10 ರಲ್ಲಿ ತಿಳಿಸಿರುವ ಅವರ ವಿಳಾಸಕ್ಕೆ ಸಲ್ಲಿಸಬೇಕು.

ಹಣಕಾಸು ಸಾಲಿಗರು ತಮ್ಮ ಕ್ಲೇಮುಗಳನ್ನು ವಿದ್ಯುನ್ಮಾನ ವಿಧಾನದಲ್ಲಿ ಮಾತ್ರವೇ ಸಲ್ಲಿಸಬೇಕು. ಇನ್ನಿತರ ಎಲ್ಲ ಸಾಲಿಗರು ಖುದ್ದಾಗಿ, ಅಥವಾ ಅಂಚೆಯ ಮೂಲಕ ಅಥವಾ ವಿದ್ಯುನ್ಮಾನ ವಿಧಾನದಲ್ಲಿ ತಮ್ಮ ಕ್ಲೇಮುಗಳನ್ನು ಪುರಾವೆ ಸಹಿತವಾಗಿ ಸಲ್ಲಿಸಬೇಕು. ಸುಳ್ಳು ಅಥವಾ ಹಾದಿತಪ್ಪಿಸುವಂತಹ ಪುರಾವೆಗಳನ್ನು ನೀಡುವುದು ದಂಡಾರ್ಹ ಅಪರಾಧವಾಗುತ್ತದೆ.

ದಿನಾಂಕ: 13ನೇ ಏಪ್ರಿಲ್, 2022 ಸ್ಥಳ: ಚೆನ್ನೈ

ಸಹಿ/- ರವೀಂದ್ರ ಬೆಳೆಯೂರ್ ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ಲಿಕ್ವಿಡೇಟರ್

ಇ-ಇನ್‌ಫ್ರಾಸ್ಟ್ರಕ್ಚರ್ ಅಂಡ್ ಎಂಟರ್‌ಟೇನ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ನ ಆಡಳಿತವರ್ಗಕ್ಕೆ (ಕಾರ್ಪೊರೇಟ್ ಸಾಲಗಾರ ಕಂಪನಿಯ) ನೋಟೀಸ್:

ಸಾಲಗಾರ ಕಂಪನಿಯ ನಿರ್ದೇಶಕರು ಯಾವುದೇ ಸ್ವತ್ತುಗಳ, ಖಾತೆಗಳ, ದತ್ತಾಂಶಗಳ ಕಸ್ಟಡಿ ಮತ್ತು ನಿಯಂತ್ರಣವನ್ನು ಪರಿಹಾರ ವೃತ್ತಿಪರರಿಗೆ ಹಸ್ತಾಂತರಿಸಿಲ್ಲ ಎಂದು ಸಮಾಪಕರಿಗೆ ತಿಳಿದುಬಂದಿರುತ್ತದೆ.

ಸಾರ್ವಜನಿಕ ವ್ಯಾಪ್ತಿಯಲ್ಲಿ ಲಭ್ಯವಿರುವ ಇತ್ತೀಚಿನ ಪರಿಶೋಧಿತ ಹಣಕಾಸು ವರದಿಗಳ ಪ್ರಕಾರ 31.03.2018 ರಂದು ಕಾರ್ಪೊರೇಟ್ ಸಾಲಗಾರ ಕಂಪನಿಯ ಆಸ್ತಿಗಳ ಒಟ್ಟು ಮೌಲ್ಯ 167.55 ಕೋಟಿ ರೂಗಳು ಎಂಬುದಾಗಿ ಸಮಾಪಕರು ತಿಳಿದಿದ್ದಾರೆ. ಕಾರ್ಪೊರೇಟ್ ಸಾಲಗಾರ ಕಂಪನಿಯ ಎಲ್ಲ ನಿರ್ದೇಶಕರು, ಎಲ್ಲ ಆಸ್ತಿಗಳು, ದತ್ತ, ಸಾಫ್ಟ್ ಮತ್ತು ಕಾಗದ ಪ್ರತಿಗಳಲ್ಲಿರುವ ಎಲ್ಲ ಮಾಹಿತಿ ಸೇರಿದಂತೆ, ಕಾರ್ಪೊರೇಟ್ ಸಾಲಗಾರ ಕಂಪನಿಯ ಸಮಸ್ತ ನಿಯಂತ್ರಣವನ್ನು ಸಮಾಪಕರಿಗೆ ತಕ್ಷಣವೇ ಹಸ್ತಾಂತರಿಸಬೇಕಾಗಿ ಸಮಾಪಕರು ವಿನಂತಿಸಿಕೊಳ್ಳುತ್ತಿದ್ದಾರೆ.

ಕರ್ನಾಟಕ ಸರ್ಕಾರ

ಕಾರ್ಯನಿರ್ವಾಹಕ ಇಂಜಿನೀಯರ್‌ರವರ ಕಚೇರಿ

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗ ಚಿಕ್ಕೋಡಿ

ದೂರವಾಣಿ ಸಂಖ್ಯೆ: 08338-275101 ಇ-ಮೇಲ್ : ee.rdws.ckd@gmail.com

ಸಂಖ್ಯೆ: ಕಾ.ಇಂ/ಗ್ರಾಕುನೀ&ನೈ/ವಿಚ/ತಾಂಶಾ:ಕೆಡಬ್ಲ್ಯು-4/ಟೆಂಡರ್/2022-23/93 ದಿನಾಂಕ: 12-04-2022

ಅಲ್ಪಾವಧಿ ಟೆಂಡರ್ ಪ್ರಕಟಣೆ

ಕರ್ನಾಟಕ ಸರಕಾರದ ಮಾನ್ಯ ರಾಜ್ಯಪಾಲರ ಪರವಾಗಿ KW-4 (ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್) ನಿಯಮಾನುಸಾರ ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಕಾಯ್ದೆಗಳಲ್ಲಿಯ ನಿಯಮಗಳು ಹಾಗೂ ಸರಕಾರದ ಇತ್ತೀಚಿನ ತಿದ್ದುಪಡಿ ನಿಬಂಧನೆಗಳೊಪಟ್ಟಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ ವ್ಯಾಪ್ತಿಯಲ್ಲಿ ಈ ಕೆಳಗೆ ನಮೂದಿಸಿರುವ ಸರಬರಾಜು ಯೋಜನೆ ಕಾಮಗಾರಿಗಳಿಗೆ ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಆಹ್ವಾನಿಸಲಾಗಿದೆ.

Work Indent No: 40012

ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಹಾಗೂ ಸದರಿ ಟೆಂಡರ್ ಅಧಿಸೂಚನೆಯ ವಿವರಗಳನ್ನು ಪಡೆಯಲು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (viz., http://eproc.karnataka.gov.in) ನಲ್ಲಿ ಸಂಪರ್ಕಿಸಬಹುದಾಗಿದೆ ಹಾಗೂ ಈ ಕಚೇರಿಯ ಕೆಲಸದ ವೇಳೆಯಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಲು ಸಹಾ ಕೋರಲಾಗಿದೆ.

1) ಟೆಂಡರ್ ಪೂರ್ವಭಾವಿ ಸಭೆ ದಿನಾಂಕ: **18-04-2022** ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ & ನೈ ವಿಭಾಗ ಚಿಕ್ಕೋಡಿ ಕಚೇರಿಯಲ್ಲಿ 2) ಇ-ಪ್ರೊಕ್ಯೂರ್‌ಮೆಂಟ್ ಟೆಂಡರಿಂಗ್ ಮೂಲಕ ಭರ್ತಿ ಮಾಡಿದ ಫಾರಂಗಳನ್ನು ಸಲ್ಲಿಸುವ ಕೊನೆಯ **ದಿನಾಂಕ ಮತ್ತು ಸಮಯ: 20-04-2022 ಸಾಯಂಕಾಲ 17:00 ಗಂಟೆಯವರೆಗೆ** 3) ಇ-ಪ್ರೊಕ್ಯೂರ್‌ಮೆಂಟ್ ತಾಂತ್ರಿಕ ಬಿಡ್‌ನ್ನು ತೆರೆಯುವ **ದಿನಾಂಕ: 21-04-2022 ಸಾಯಂಕಾಲ 17:30 ಗಂಟೆ** ನಂತರ.

ಸಹಿ/- ಕಾರ್ಯನಿರ್ವಾಹಕ ಅಭಿಯಂತರರು, ಗ್ರಾ.ಕು.ನೀ.&ನೈ. ವಿಭಾಗ, ಚಿಕ್ಕೋಡಿ

DIPO/RO No. 55/2022-23

ವೈದ್ಯಕೀಯ ಅಧೀಕ್ಷಕರ ಕಛೇರಿ, ಕೆ.ಸಿ. ಜನರಲ್ ಆಸ್ಪತ್ರೆ

ಮಲ್ಲೇಶ್ವರಂ, ಬೆಂಗಳೂರು -560 003,

ದೂರವಾಣಿ:080-23341771, 23344022, ಇ-ಮೇಲ್:kcghoffice@gmail.com

ನೇರ ಸಂದರ್ಶನ ದಿನಾಂಕ : 20.04.2022

ಗುತ್ತಿಗೆ ಆಧಾರದ ಮೇಲೆ ಡಿಎನ್‌ಬಿ ಕೋರ್ಸ್‌ಗೆ ಜ್ಯೂನಿಯರ್ ಕನ್ಸಲ್ಟೆಂಟ್‌ರನ್ನು ನೇಮಿಸುವ ಬಗ್ಗೆ

ಕೆ.ಸಿ. ಜನರಲ್ ಆಸ್ಪತ್ರೆ, ಮಲ್ಲೇಶ್ವರಂನಲ್ಲಿ **ಗುತ್ತಿಗೆ ಆಧಾರದ ಮೇಲೆ ಡಿಎನ್‌ಬಿ ಕೋರ್ಸ್‌ಗೆ ಜ್ಯೂನಿಯರ್ ಕನ್ಸಲ್ಟೆಂಟ್‌ರನ್ನು ನೇಮಿಸಲು ನೇರ ಸಂದರ್ಶನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.** ಅರ್ಹ ಅರ್ಜಿದಾರರು ತಮ್ಮ ಮೂಲ ದಾಖಲೆಗಳೊಂದಿಗೆ ದಿನಾಂಕ : **20.04.2022**ರ ಬೆಳಗ್ಗೆ 11.00 ಗಂಟೆಗೆ ಖುದ್ದಾಗಿ ಆಯುಕ್ತರವರ ಕಛೇರಿ, 5ನೇ ಮಹಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು - 560 023, ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ವಿಶೇಷತೆ	ಹುದ್ದೆಗಳ ಸಂಖ್ಯೆ	ಗೌರವಧನ
ಜನರಲ್ ಮೆಡಿಸಿನ್	01	ರೂ. 1.3 ಲಕ್ಷಗಳು
ಎಮರ್ಜೆನ್ಸಿ ಮೆಡಿಸಿನ್	01	ರೂ. 1.3 ಲಕ್ಷಗಳು

ಅರ್ಹತೆಯ ಮಾನದಂಡಗಳು:

1) **ಜನರಲ್ ಮೆಡಿಸಿನ್:** ಪಿಜಿ ಪದವಿಯ ನಂತರ ಸಂಬಂಧಪಟ್ಟ ತಜ್ಞತೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜು ಅಥವಾ ಡಿಎನ್‌ಬಿ ಕೇಂದ್ರದಲ್ಲಿ ಸಂಬಂಧಪಟ್ಟ ವಿಶೇಷತೆಯಲ್ಲಿ ಪಿಜಿ ಬೋಧನಾ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
2) **ಎಮರ್ಜೆನ್ಸಿ ಮೆಡಿಸಿನ್:** ಜನರಲ್ ಮೆಡಿಸಿನ್ / ಅನಸ್ತೇಶಿಯಾ / ಜನರಲ್ ಸರ್ಜರಿಯಲ್ಲಿ 5 ವರ್ಷಗಳಿಗಿಂತ ಹೆಚ್ಚು ಪೋಸ್ಟ್ ಪಿಜಿ ಮತ್ತು ಬೋಧನಾ ಅನುಭವ ಹೊಂದಿರಬೇಕು. ಅಥವಾ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಜೊತೆಗೆ 3 ವರ್ಷಗಳಿಗಿಂತ ಹೆಚ್ಚು ಪೋಸ್ಟ್ ಪಿಜಿ ಅನುಭವ ಹೊಂದಿರಬೇಕು.
3) ಕರ್ನಾಟಕ ವೈದ್ಯಕೀಯ ಮಂಡಳಿ (KMC) ಅಡಿಯಲ್ಲಿ ನೋಂದಾಯಿಸಿ ಕೊಂಡಿರಬೇಕು.
4) ಜೂನಿಯರ್ ಕನ್ಸಲ್ಟೆಂಟ್ ಅನ್ನು 1 ವರ್ಷದ ಅವಧಿಗೆ ನೇಮಕ ಮಾಡಲಾಗುತ್ತದೆ.
5) ಜೂನಿಯರ್ ಕನ್ಸಲ್ಟೆಂಟ್ ಸೇವೆಗಳನ್ನು ಮುಂದುವರಿಸಲು ಮೌಲ್ಯಮಾಪನವನ್ನು ನಡೆಸಲಾಗುತ್ತದೆ ಮತ್ತು ತೃಪ್ತಿಕರವಾಗಿದ್ದರೆ ಸೇವೆಗಳನ್ನು ಮುಂದುವರಿಸಬಹುದು.
6) **ವಯೋಮಿತಿ:** ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ 67 ವರ್ಷ ವಯಸ್ಸಿನೊಳಗಿರಬೇಕು. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಿರಬೇಕು. ಸಂಬಂಧಪಟ್ಟ ಡಿಎನ್‌ಬಿ ಕೇಂದ್ರಗಳಲ್ಲಿ ಜೂನಿಯರ್ ಕನ್ಸಲ್ಟೆಂಟ್‌ನ ಕರ್ತವ್ಯಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ವೈದ್ಯಕೀಯ ಅಧೀಕ್ಷಕರ ಕಛೇರಿ, ಕೆ.ಸಿ. ಜನರಲ್ ಆಸ್ಪತ್ರೆ, ಮಲ್ಲೇಶ್ವರಂ, ಬೆಂಗಳೂರು, ಇಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಕಛೇರಿಯ ಕೆಲಸದ ಸಮಯದಲ್ಲಿ ಪಡೆಯಬಹುದು.

ಸಹಿ/- ವೈದ್ಯಕೀಯ ಅಧೀಕ್ಷಕರು, ಕೆ.ಸಿ. ಜನರಲ್ ಆಸ್ಪತ್ರೆ, ಬೆಂಗಳೂರು.

ವಾಸಾಸಂಇ/ವಾಪ್ರ/ಜಗದಾಳೆ ಅಡ್ವರ್ಟೈಸಿಂಗ್/169/2022-23

ಕೋವಿಡ್-19 - ಗಾಳಿಸುದ್ದಿ ಹರಡಬೇಡಿ, ಜವಾಬ್ದಾರಿಯಿಂದ ವರ್ತಿಸಿ, ಸೋಂಕನ್ನು ದೂರವಿಡಿ-ಸೋಂಕಿತರನ್ನಲ್ಲ.

ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಬಾಗಲಕೋಟೆ :

ಕಾರ್ಯನಿರ್ವಾಹಕ ಇಂಜಿನೀಯರರ ಕಛೇರಿ, ಬಾ.ಪ.ಅ.ಪ್ರಾ., ವಿಭಾಗ ನಂ.01, ಬಾಗಲಕೋಟೆ.

ಸಂಖ್ಯೆ: ಕಾನಿಇಂ/ಬಾಪಅಪ್ರಾ/ವಿ-01/ಪಿಬಿ-02/2022-23/103 ದಿನಾಂಕ:.12/04/2022

:ಅಲ್ಪಾವಧಿ ತಿದ್ದುಪಡಿ ಟೆಂಡರ್ ಪ್ರಕಟಣೆ:

ಉಲ್ಲೇಖ:- ಈ ಕಛೇರಿ ಟೆಂಡರ್ ಪ್ರಕಟಣೆ ಸಂಖ್ಯೆ:ಕಾ.ನಿ.ಇಂ/ಬಾ.ಪ.ಅ.ಪ್ರಾ/ವಿ-01/ಪಿಬಿ-02/ಟೆಂಡರ್-11/2022-23/3710, ದಿನಾಂಕ: 31.03.2022.

ಕಾರ್ಯನಿರ್ವಾಹಕ ಇಂಜಿನೀಯರರು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿಭಾಗ ನಂ: 01, ಬಾಗಲಕೋಟೆ ಕಛೇರಿಯಿಂದ ಹೊರಡಿಸಿದ ಅಲ್ಪಾವಧಿ ಟೆಂಡರ್ ಪ್ರಕಟಣೆ ಸಂಖ್ಯೆ: ಕಾ.ನಿ.ಇಂ/ಬಾ.ಪ.ಅ.ಪ್ರಾ/ವಿ-01/ಪಿಬಿ-02/ಟೆಂಡರ್-11/2021-22/3710, ದಿನಾಂಕ: 31.03.2022 ರಲ್ಲಿಯ ಈ ಕೆಳಗೆ ನಮೂದಿಸಿದ ದಿನಾಂಕಗಳನ್ನು ತಿದ್ದುಪಡಿ ಮಾಡಲಾಗಿದೆ.

		ಈಗಾಗಲೇ ಪ್ರಚುರ ಪಡಿಸಿದ ದಿನಾಂಕ	ತಿದ್ದುಪಡಿ ಮಾಡಿದ ದಿನಾಂಕ:
1	ಟೆಂಡರ್‌ಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ:	18.04.2022 ಸಂಜೆ 5.00 ಘಂಟೆವರೆಗೆ	22.04.2022 ರಂದು ಸಂಜೆ 5.00 ಘಂಟೆಯವರೆಗೆ
2	ತಾಂತ್ರಿಕ ಬಿಡ್ ಗಳನ್ನು ತೆರೆಯುವ ದಿನಾಂಕ:	21.04.2022 ಬೆಳಿಗ್ಗೆ 11.00 ಘಂಟೆವರೆಗೆ (ಸಾಧ್ಯವಾದಲ್ಲಿ.)	25.04.2022 ಬೆಳಿಗ್ಗೆ 11.00 ಘಂಟೆಗೆ (ಸಾಧ್ಯವಾದಲ್ಲಿ.)
3	ಆರ್ಥಿಕ್ ಬಿಡ್ಡುಗಳನ್ನು ತೆರೆಯುವ ದಿನಾಂಕ:	25.04.2022 ಬೆಳಿಗ್ಗೆ 11.00 ಘಂಟೆಗೆ (ಸಾಧ್ಯವಾದಲ್ಲಿ.)	28.04.2022 ಬೆಳಿಗ್ಗೆ 11.00 ಘಂಟೆಗೆ (ಸಾಧ್ಯವಾದಲ್ಲಿ.)

ಸಹಿ/-(ಬಿ.ಎಚ್. ಪಾಟೀಲ)

ಕಾರ್ಯನಿರ್ವಾಹಕ ಇಂಜಿನೀಯರರು, ಬಾ.ಪ.ಅ.ಪ್ರಾ., ವಿಭಾಗ ನಂ: 01, ಬಾಗಲಕೋಟೆ.

DIPR/BGK/RO-NO-26/MCA/2022-23

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಸರ್ ಸಿದ್ದಪ್ಪ ಕಂಬಳಿ ರಸ್ತೆ ದೂರವಾಣಿ : 2213898, 2213888 website : www.hdmc.gov.in

ಕಾರ್ಯನಿರ್ವಾಹಕ ಅಭಿಯಂತರರು (ಉತ್ತರ)

ಪತ್ರ ಸಂಖ್ಯೆ ನಂ. ಎಚ್‌ಡಿಎಮ್‌ಸಿ/61/12/2021-22 ದಿನಾಂಕ: 12-04-2022

ಅಲ್ಪಾವಧಿ ಇ-ಟೆಂಡರ ಅಧಿಸೂಚನೆ

ಉಲ್ಲೇಖ : ಜಾಹೀರಾತು ನಂ : 1204 ದಿನಾಂಕ : 25-03-2022

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸನ್ 2020-21, 2021-22, ಸಾಲಿನ ಪಾಲಿಕೆಯ ಸಾಮಾನ್ಯ ನಿಧಿಯ ಅನುದಾನ ಮಂಜೂರಾದ ಈ ಕೆಳಕಂಡ ಕಾಮಗಾರಿಗಳಿಗೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ಆದೇಶ 1999-2000ರ ಪ್ರಕಾರ ಆ್ಯಕ್ಟ್ 2000 ನಿಯಮದನ್ವಯ PWD/ HDMC/ಇತರೇ ಸರ್ಕಾರಿ ಇಲಾಖೆಯಲ್ಲಿ ನೊಂದಾಯಿತರಾದ ಅರ್ಹ ಗುತ್ತಿಗೆದಾರರು ಇ-ಪ್ರೋಕ್ಯೂರಮೆಂಟ ಪೋರ್ಟಲ್ ಮುಖಾಂತರ ಐಟಂವಾರು ಟೆಂಡರಗಳನ್ನು ಆಹ್ವಾನಿಸಲಾಗಿದೆ. ಒಂದು ವೇಳೆ ತಾಂತ್ರಿಕ ಕಾರಣಗಳಿಂದ ಸದರಿ ಯಾವುದಾದರೂ ಬದಲಾವಣೆಯಾದಲ್ಲಿ, ಸದರಿ ಬದಲಾವಣೆಯ ವಿವರಗಳನ್ನು ಇ-ಪ್ರೋಕ್ಯೂರಮೆಂಟನಲ್ಲಿ ಮಾತ್ರ ಪ್ರಕಟಿಸಲಾಗುವುದು.

ಸಾಮಾನ್ಯ ವರ್ಗದ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳು.

(1) ಇಂಡೆಂಟ್ ನಂ- 130307 ರೂ. **85.00** ಲಕ್ಷ (2) ಇಂಡೆಂಟ್ ನಂ- 130391 ರೂ. **73.00** ಲಕ್ಷ

ಮರು ಕರೆ ಕಾಮಗಾರಿ

ಸಾಮಾನ್ಯ ವರ್ಗದ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳು.

(3) ಇಂಡೆಂಟ್ ನಂ- 129913 ರೂ. **34.50** ಲಕ್ಷ (2ನೇ ಕರೆ) (4) ಇಂಡೆಂಟ್ ನಂ- 129726 ರೂ. **17.00** ಲಕ್ಷ (2ನೇ ಕರೆ)

(5) ಇಂಡೆಂಟ್ ನಂ- 127780 ರೂ. **3.00** ಲಕ್ಷ (3ನೇ ಕರೆ) (6) ಇಂಡೆಂಟ್ ನಂ- 120968 ರೂ. **90.00** ಲಕ್ಷ (4ನೇ ಕರೆ)

ಇ.ಎಂ.ಡಿ, ಕಾಮಗಾರಿ ಅವಧಿ ಹಾಗೂ ಇತರ ವಿವರಗಳನ್ನು ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗುತ್ತಿಗೆದಾರರು ಕಾರ್ಯನಿರ್ವಾಹಕ ಅಭಿಯಂತರರು (ಉತ್ತರ) ಇವರ ಕಚೇರಿಯ ಕೆಲಸದ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ. ಕಚೇರಿಯ ದೂರವಾಣಿ ಸಂಖ್ಯೆ : **0836:2213834** ನ್ನು ಸಂಪರ್ಕಿಸಬಹುದಾಗಿದೆ ಮತ್ತು ಅಂತರ್‌ಜಾಲದ ವೆಬ್‌ಸೈಟ್ ವಿಳಾಸ **http:/www.eproc.karnataka.gov.in** ರಲ್ಲಿ ಪಡೆಯಬಹುದು. ಟೆಂಡರ್ ದಾಖಲೆಗಳನ್ನು ಕರ್ನಾಟಕ ಸರ್ಕಾರ ಇ-ಪ್ರೋಕ್ಯೂರಮೆಂಟ್‌ನಲ್ಲಿ ಕ್ರ.ಸಂಖ್ಯೆ 01ರ ದಿನಾಂಕ : **13-04-2022** ಕ್ರ.ಸಂಖ್ಯೆ 02 ರಿಂದ 06 ದಿನಾಂಕ : **12-04-2022** ರಿಂದ ಪಡೆಯಬಹುದಾಗಿದೆ.

ಕ್ರಮ ಸಂಖ್ಯೆ 01 ಕಾಮಗಾರಿಗಳ ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ : **27-04-2022** ರಂದು ಸಾಯಂಕಾಲ 4.00 ಘಂಟೆಯವರೆಗೆ

ಕ್ರಮ ಸಂಖ್ಯೆ 02 ರಿಂದ 06 ರ ಕಾಮಗಾರಿಗಳ ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ : **18-04-2022** ರಂದು ಸಾಯಂಕಾಲ 4.00 ಘಂಟೆಯವರೆಗೆ

ಕ್ರಮ ಸಂಖ್ಯೆ 01ರ ತಾಂತ್ರಿಕ ಬಿಡ್ ತೆರೆಯುವ ದಿನಾಂಕ : **28-04-2022** ಸಾಯಂಕಾಲ 4.30 ಘಂಟೆಯ ನಂತರ.

ಕ್ರಮ ಸಂಖ್ಯೆ 02 ರಿಂದ 06 ತಾಂತ್ರಿಕ ಬಿಡ್ ತೆರೆಯುವ ದಿನಾಂಕ : **19-04-2022** ಸಾಯಂಕಾಲ 4.30 ಘಂಟೆಯ ನಂತರ.

ಕ್ರಮ ಸಂಖ್ಯೆ 01ರ ಕಾಮಗಾರಿಯ ಆರ್ಥಿಕ ಬಿಡ್ ತೆರೆಯುವ ದಿನಾಂಕ : **02-05-2022** ರಂದು ತೆರೆಯಲಾಗುವುದು. ಇಲ್ಲದಿದ್ದಲ್ಲಿ ನಂತರದ ಅನುಕೂಲಕರ ದಿನಗಳಲ್ಲಿ ತೆರೆಯಲಾಗುವುದು.

ಕ್ರಮ ಸಂಖ್ಯೆ 02 ಹಾಗೂ 06ರ ಕಾಮಗಾರಿಯ ಆರ್ಥಿಕ ಬಿಡ್ ತೆರೆಯುವ ದಿನಾಂಕ : **26-04-2022** ರಂದು ತೆರೆಯಲಾಗುವುದು. ಇಲ್ಲದಿದ್ದಲ್ಲಿ ನಂತರದ ಅನುಕೂಲಕರ ದಿನಗಳಲ್ಲಿ ತೆರೆಯಲಾಗುವುದು.

ಸಹಿ/- ಕಾರ್ಯನಿರ್ವಾಹಕ ಇಂಜನೀಯರರು (ಉತ್ತರ), ಹು-ಧಾ.ಮ. ಪಾಲಿಕೆ, ಹುಬ್ಬಳ್ಳಿ

ವಾಸಾಸಂಇ/ಧಾ/ಎಂಸಿಎ/65/2022-23

ಐವರಿಗೆ ‘ಅಂಬೇಡ್ಕರ್ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ

ಆರ್‌.ಎಸ್‌. ಸರಸ್ವತಮ್ಮ


ಎಸ್‌. ಸಿದ್ಧಾರ್ಥ

ಡಿ. ರಾಮ ನಾಯ್ಕ್

ಬಿ.ಎಂ. ಗಿರಿರಾಜ್

ಗುರುವಪ್ಪ ಎನ್‌. ಟಿ. ಬಾಳೇಪುಣೆ

ಬೆಂಗಳೂರು: ಬಿ.ಆರ್. ಅಂಬೇಡ್ಕರ್ ಸ್ಮರಣಾರ್ಥ ಪ್ರತಿ ವರ್ಷ (2018ರಿಂದ 2022ವರೆಗೆ) ನೀಡುವ ‘ಅಂಬೇಡ್ಕರ್ ಪ್ರಶಸ್ತಿ’ಗೆ ಐವರನ್ನು ಆಯ್ಕೆ ಮಾಡಲಾಗಿದೆ.

ಎಸ್. ಸಿದ್ಧಾರ್ಥ (2018–ಸಾಹಿತ್ಯ), ಆರ್.ಎಸ್. ಸರಸ್ವತಮ್ಮ (2019–ಶಿಕ್ಷಣ), ಡಿ. ರಾಮನಾಯ್ಕ್ (2020–ಸಾಮಾಜಿಕ), ಗುರುವಪ್ಪ ಎನ್.ಟಿ. ಬಾಳೇಪುಣಿ (2021–ಪತ್ರಿಕೋದ್ಯಮ), ಬಿ.ಎಂ. ಗಿರಿರಾಜ್ (2022– ಸಿನಿಮಾ ರಂಗ) ಆಯ್ಕೆ ಆದವರು. ಪ್ರಶಸ್ತಿಯು ₹ 5 ಲಕ್ಷ, 20 ಗ್ರಾಂ ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ.

ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇದೇ 14ರಂದು (ಗುರುವಾರ) ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿ, ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ದೌರ್ಜನ್ಯ ತಡೆಯುವ ಚಟುವಟಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ನಿರಂತರವಾಗಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ವಿಧಾನಸಭಾ, ಲೋಕಸಭಾ ಚುನಾವಣೆ ಹಾಗೂ ಕೋವಿಡ್ ಕಾರಣ 2018ನೇ ಸಾಲಿನಿಂದ ಈವರೆಗೆ ಪ್ರಶಸ್ತಿ ನೀಡಿಲ್ಲ. ಪಟಾಪಟ್ ಶ್ರೀನಿವಾಸ್ ಅಧ್ಯಕ್ಷತೆಯ ಸಮಿತಿಯು ಪ್ರಶಸ್ತಿಗೆ ಅರ್ಹರಾದವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಸಾಧಕರ ಕಿರು ಪರಿಚಯ: ಮೈಸೂರು ಮಹಾನಗರ ಪಾಲಿಕೆ ನಿವೃತ್ತ ಅಧೀಕ್ಷಕರಾಗಿರುವ ಎಸ್. ಸಿದ್ಧಾರ್ಥ ಅವರು ಹಿನ್ನೆಲೆ ಗಾಯನ, ಗೀತ ರಚನೆ, ಸಂಗೀತ ನಿರ್ದೇಶನ, ಚಿತ್ರ ಕಲೆಯಲ್ಲಿ ಸಾಧನೆ ಮಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್ ಆಗಿ 1961ರಲ್ಲಿ ನೇಮಕರಾದ ಸರಸ್ವತಮ್ಮ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಾಸದಲ್ಲಿ ವಿಶೇಷ ಪಾತ್ರ ವಹಿಸಿದ್ದಾರೆ. ತರೀಕೆರೆ ತಾಲ್ಲೂಕಿನ ಹೊಸಹಳ್ಳಿ ತಾಂಡಾದ ಡಿ. ರಾಮನಾಯ್ಕ್, ತಾಂಡ ಅಭಿವೃದ್ಧಿ ನಿಗಮ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪತ್ರಕರ್ತರಾಗಿರುವ ಗುರುವಪ್ಪ ಎನ್.ಟಿ. ಬಾಳೇಪುಣಿ, ಸಮಾಜ ಸೇವೆ, ಸಾಹಿತ್ಯ ರಚನೆ, ವೈಚಾರಿಕತೆಯ ನೆಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ನಿರ್ದೇಶಕ, ಸಾಹಿತಿ, ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಬಿ.ಎಂ ಗಿರಿರಾಜ್, ದಲಿತ ಲೋಕದ ನೋವು ನಲಿವುಗಳನ್ನು ಕಥೆ, ಕಾದಂಬರಿ ನಾಟಕ, ಸಿನಿಮಾ, ಬೀದಿನಾಟಕಗಳ ಮೂಲಕ ಕಟ್ಟಿಕೊಟ್ಟಿದ್ದಾರೆ.

ತಸ್ತೀಕ್ ಮೊತ್ತ ₹ 60 ಸಾವಿರಕ್ಕೆ ಹೆಚ್ಚಳ

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ‘ಸಿ’ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ ನೀಡುತ್ತಿರುವ ₹ 48 ಸಾವಿರ ತಸ್ತೀಕ್ ಅನ್ನು ಪ್ರಸಕ್ತ ಆರ್ಥಿಕ ವರ್ಷದಿಂದ ₹ 60 ಸಾವಿರಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ತಸ್ತೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಮನವಿಗಳನ್ನು ಸಲ್ಲಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಳ ಆಗಿರುವುದರಿಂದ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ತೀಕ್ ಮೊತ್ತವನ್ನು ಹೆಚ್ಚಿಸುವುದಾಗಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದರು. ಅದಕ್ಕೆ ಪೂರಕವಾಗಿ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.

‘ಅರ್ಚಕರ ಪರಿಸ್ಥಿತಿ ಗಮನಿಸಿ, ತಸ್ತೀಕ್ ಹಣ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಅವರು ಸ್ಪಂದಿಸಿದ್ದಾರೆ. ಅರ್ಚಕರ ಬಹುದಿನಗಳ ಬೇಡಿಕೆ ಈಡೇರಿದೆ’ ಎಂದು ಸಚಿವರು ಹೇಳಿದ್ದಾರೆ.

ಅಂಬೇಡ್ಕರ್‌ಗೆ ಅವಮಾನ: ದಲಿತ ಸಂಘಟನೆಗಳ ಜೊತೆ ಚರ್ಚೆ

ಸಿಎಂ ಭರವಸೆ: ಪ್ರತಿಭಟನೆ ವಾಪಸ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಅಂಬೇಡ್ಕರ್ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಮಾಲಾರ್ಪಣೆ ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದ ವಿವಿಧ ದಲಿತ ಸಂಘಟನೆಗಳು, ಪ್ರತಿಭಟನೆ ವಾಪಸ್ ಪಡೆದಿವೆ.

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಹಾಗೂ ಇತರ ದಲಿತ ಸಂಘಟನೆಗಳ ಮುಖಂಡರ ಜೊತೆ ಬುಧವಾರ ಸಭೆ ನಡೆಸಿದ ಮುಖ್ಯಮಂತ್ರಿ, ಪರಿಶಿಷ್ಟ ಸಮುದಾಯಕ್ಕೆ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಅವರ ಗೌರವ ಹೆಚ್ಚಿಸುವಂತೆ ಸಮಸ್ಯೆ ಇತ್ಯರ್ಥಪಡಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ದಲಿತ ಸಂಘಟನೆಗಳು ಫೆ. 19ರಂದು ಪ್ರತಿಭಟನೆ ನಡೆಸಿದ್ದವು. ಅಂದು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿ, ಅಂಬೇಡ್ಕರ್‌ಗೆ ಅವಮಾನ ಮಾಡಿದ್ದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲವೆಂದು ಈ ಸಂಘಟನೆಗಳು ಏ. 11ರಂದು ಸುದ್ದಿಗೋಷ್ಠಿ ನಡೆಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದವು.

ಈ ಹಿನ್ನೆಲೆಯಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ, ಈ ಪ್ರಕರಣದಲ್ಲಿ ಸರ್ಕಾರದ ವತಿಯಿಂದ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

‘ಈ ವಿಷಯವು ನ್ಯಾಯಾಂಗದ ವ್ಯಾಪ್ತಿಗೆ ಬರುವುದರಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ಭೇಟಿಯಾಗಲು ಅವಕಾಶ ಒದಗಿಸಬೇಕು’ ಎಂದು ಸಂಘಟನೆಗಳು ಪದಾಧಿಕಾರಿಗಳು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ಜೊತೆ ಮಾತನಾಡಿ, ತಿಂಗಳ ಅಂತ್ಯದೊಳಗೆ ಮುಖ್ಯ ನ್ಯಾಯಮೂರ್ತಿಯ ಸಮಯಾವಕಾಶ ಪಡೆದು, ಕಾನೂನು ಸಚಿವರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ಕ್ರಮ ವಹಿಸಲಾಗುವುದು’ ಎಂದು ಆಶ್ವಾಸನೆ ನೀಡಿದರು. ಮುಖ್ಯಮಂತ್ರಿಯ ಮಾತಿಗೆ ಸಂಘಟನೆಗಳು ಸಹಮತ ವ್ಯಕ್ತಪಡಿಸಿವೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಛಲವಾದಿ ಗುರುಪೀಠದ ಬಸವ ನಾಗಿದೇವ ಸ್ವಾಮೀಜಿ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ದಲಿತ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಇದ್ದರು.

ಮಕ್ಕಳ ದತ್ತು ನಿಯಮ: ಶೀಘ್ರ ಪ್ರಕಟಿಸಲು ನಿರ್ದೇಶನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ’ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ-2015ರ ಅಡಿ ಮಕ್ಕಳನ್ನು ಪೋಷಕರು, ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲುಸಿ) ಒಪ್ಪಿಸಿದ ಪ್ರಕರಣಗಳಲ್ಲಿ ತನಿಖೆ ಮತ್ತು ಕೌನ್ಸೆಲಿಂಗ್ ನಡೆಸಲು ಅನುಸರಿಸಬೇಕಾದ ವಿಧಾನಗಳ ಕುರಿತಾದ ನಿಯಮಗಳನ್ನು ಶೀಘ್ರವೇ ಅಂತಿಮಗೊಳಿಸಿ ಗೆಜೆಟ್‌ನಲ್ಲಿ ಪ್ರಕಟಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ ’ಲೆಟ್ಸ್ ಕಿಟ್ ಫೌಂಡೇಷನ್‘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲ ವಿಜಯ್ ಕುಮಾರ್ ಎ.ಪಾಟೀಲ್, ’ಹೈಕೋರ್ಟ್ ಆದೇಶದ ಅನುಸಾರ ಪೋಷಕರು ತಮ್ಮ ಮಕ್ಕಳನ್ನು ಸಿಡಬ್ಲುಸಿಗೆ ಒಪ್ಪಿಸಿದ ಸಂದರ್ಭದಲ್ಲಿ ತನಿಖೆ ಮತ್ತು ಕೌನ್ಸೆಲಿಂಗ್ ನಡೆಸಲು ಅನುಸರಿಸಬೇಕಾದ ನಿಯಮಗಳ ಕುರಿತು ಕರ್ನಾಟಕ ರಾಜ್ಯ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಅಧಿನಿಯಮಗಳು-2022 ರೂಪಿಸ ಲಾಗಿದೆ’ ಎಂದು ತಿಳಿಸಿದರು.

’ಇದೇ 9ರಂದು ಕರಡು ನಿಯಮಗಳನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಸಲಹೆ ಹಾಗೂ ಆಕ್ಷೇಪಣೆ ಸ್ವೀಕರಿಸಿದ ನಂತರ ಪರಿಶೀಲನೆ ನಡೆಸಿ ನಿಯಮಗಳನ್ನು ಅಂತಿಮಗೊಳಿಸಿ ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

’ಈ ಪ್ರಕರಣದಲ್ಲಿ ಸಿಡಬ್ಲುಸಿಗೆ ಒಪ್ಪಿಸಲಾಗಿದ್ದ ಮಗುವನ್ನು ದತ್ತು ಪಡೆಯಲು ಬೇರೊಬ್ಬರು ಮುಂದೆ ಬಂದಿದ್ದರು. ಅದರಂತೆ 2021ರ ನವೆಂಬರ್ 15ರಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಿಂದ ಆದೇಶ ಪಡೆದು ಆ ದಂಪತಿಗೆ ಮಗುವನ್ನು ದತ್ತು ನೀಡಲಾಗಿದೆ’ ಎಂದು ವಿವರಿಸಿದರು.

ಸಹಜೀವನ ನಡೆಸಿದ್ದ ಅವಿವಾಹಿತ ಜೋಡಿಯೊಂದು, ತಮ್ಮ 12 ದಿನಗಳ ಹಸುಗೂಸನ್ನು ಸಿಡಬ್ಲುಸಿಗೆ ಒಪ್ಪಿಸಿದ್ದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಈ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿದಾರ ಸಂಸ್ಥೆ ಲೆಟ್ಸ್ ಕಿಟ್ ಫೌಂಡೇಷನ್ ಪರ ಹಿರಿಯ ವಕೀಲ ರಮೇಶ್ ಪುತ್ತಿಗೆ ವಾದ ಮಂಡಿಸಿದ್ದರು.

ಪ್ರಶಸ್ತಿಗೆ ಆಯ್ಕೆ

ವಿಕ್ರಮ ವಿಸಾಜಿ

ಕಲಬುರಗಿ: ಮೂಡುಬಿದಿರೆಯ ‘ಶಿವರಾಮ ಕಾರಂತ ಪ್ರತಿಷ್ಠಾನ’ ನೀಡುವ ಶಿವರಾಮ ಕಾರಂತ ಪುರಸ್ಕಾರಕ್ಕೆ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ, ಸಾಹಿತಿ ವಿಕ್ರಮ ವಿಸಾಜಿ ಅವರ ‘ಪಥ್ಯದ ಭವಾವಳಿ’ ವಿಮರ್ಶೆಯ ಕೃತಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 10 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ. ಮೇ 1ರಂದು ಬೆಳ್ತಂಗಡಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಡಾ. ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.

ಮೌಢ್ಯಕ್ಕೆ ಮಗು ಬಲಿ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ದೆವ್ವ ಬಿಡಿಸುವ ಪೂಜೆಯಲ್ಲಿ ಬೆತ್ತದಿಂದ ಹೊಡೆದ ಏಟಿಗೆ ಮೂರು ವರ್ಷದ ಬಾಲಕಿ ಮೃತಪಟ್ಟ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಮೌಢ್ಯ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಬೆಳಕಿಗೆ ಬಂದ ಜಿಲ್ಲೆಯ ಮೊದಲ ಪ್ರಕರಣದಲ್ಲಿ ಅಪರಾಧಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನ ಅಜ್ಜಿಕ್ಯಾತನಹಳ್ಳಿಯ ರಾಕೇಶ್ ಹಾಗೂ ಪರಶುರಾಮ ಶಿಕ್ಷೆಗೆ ಗುರಿಯಾದ ಸಹೋದರರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮನಗೋಲಿ ಪ್ರೇಮಾವತಿ ಆದೇಶ ಹೊರಡಿಸಿದ್ದಾರೆ.

ಅಜ್ಜಿಕ್ಯಾತನಹಳ್ಳಿಯ ರಾಕೇಶ್ ಹಾಗೂ ಪರಶುರಾಮ ಸಹೋದರರ ಗುಡಿಸಲು ಮುಂಭಾಗದಲ್ಲಿ ಹುತ್ತ ಬೆಳೆದಿತ್ತು. ಇಬ್ಬರೂ ನಿತ್ಯ ಪೂಜೆ ಮಾಡುತ್ತಿದ್ದರು. ರಾಕೇಶ್ ಮೈಮೇಲೆ ಉಚ್ಚಂಗಿ ಎಲ್ಲಮ್ಮ ದೇವರು ಬರುತ್ತದೆ ಎಂದು ಪರಶುರಾಮ ಗ್ರಾಮಸ್ಥರಲ್ಲಿ ನಂಬಿಸಿದ್ದನು. ದೆವ್ವ, ಭೂತ ಬಿಡಿಸುವುದಾಗಿ ಹೇಳಿಕೊಂಡಿದ್ದರು. .

ಇದೇ ಗ್ರಾಮದ ಪ್ರವೀಣ್ ಹಾಗೂ ಶ್ಯಾಮಲಾ ದಂಪತಿಯ ಮೂರು ವರ್ಷದ ಪುತ್ರಿ ಪೂರ್ವಿಕಾ ತೀರಾ ಹಟ ಮಾಡುತ್ತಿದ್ದಳು. ಸರಿಯಾಗಿ ಊಟ ಮಾಡದೇ ಕಿರಿಕಿರಿ ಮಾಡುತ್ತಿದ್ದಳು. ಇವರನ್ನು ಸಂಪರ್ಕಿಸಿದ ಪರಶುರಾಮ, ಮಗುವಿಗೆ ದೆವ್ವ ಹಿಡಿದಿರುವುದಾಗಿ ನಂಬಿಸಿದ್ದನು. 2020ರ ಸೆ. 27ರಂದು ಪೂಜೆಗೆ ವ್ಯವಸ್ಥೆ ಮಾಡಿಕೊಂಡಿದ್ದರು.

ಗುಡಿಸಲಿನಲ್ಲಿ ಮಗುವಿಗೆ ಪೂಜೆ ಮಾಡುವುದಾಗಿ ಪೋಷಕರನ್ನು ಹೊರಗೆ ಕಳುಹಿಸಿದ್ದರು. ಮಗು ನಿತ್ರಾಣಗೊಂಡ ಬಳಿಕ ಹೊರಗೆ ಕರೆತಂದು ನೀರು ಚಿಮುಕಿಸಿದ್ದರು. ಬೆತ್ತದ ಏಟು ಮೈಮೇಲೆ ಬಿದ್ದಿರುವುದನ್ನು ಗಮನಿಸಿದ ಪೋಷಕರು ಆತಂಕಗೊಂಡಿದ್ದರು. ಬಲವಾದ ಏಟಿನಿಂದ ಚೇತರಿಸಿಕೊಳ್ಳಲು ಸಾಧ್ಯವಾಗದೇ ಮಗು ಪ್ರಾಣ ಬಿಟ್ಟಿತ್ತು. ಮೌಢ್ಯ ನಿಷೇಧ ಕಾಯ್ದೆ–2017ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಹೊಳಲ್ಕೆರೆಯ ಸಿಪಿಐ ಕೆ.ಎನ್. ರವೀಶ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಪ್ರಧಾನ ಅಭಿಯೋಜಕ ಬಿ. ಗಣೇಶ ನಾಯ್ಕ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಮೈಸೂರು ಭಾಗದಲ್ಲಿ ಧಾರಾಕಾರ ಮಳೆ

ಸಿಡಿಲು ಬಡಿದು ಮೂವರು ಸಾವು

ಪ್ರಜಾವಾಣಿ ವಾರ್ತೆ

ಮೈಸೂರು: ಜಿಲ್ಲೆ ಸೇರಿದಂತೆ ಮಂಡ್ಯ, ಹಾಸನ, ಚಾಮರಾಜನಗರ, ಕೊಡಗಿನ ವಿವಿಧೆಡೆ ಬುಧವಾರ ಸಂಜೆ ಬಿರುಗಾಳಿ, ಗುಡುಗು–ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆ ಸುರಿಯಿತು. ಸಿಡಿಲು ಬಡಿದು ಮೂವರು ಮೃತಪಟ್ಟಿದ್ದು, ಎತ್ತು ಸಾವನ್ನಪ್ಪಿತು.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬಸವನಪುರ ಗೇಟ್ ಬಳಿ ಬುಧವಾರ ಸಂಜೆ ಸಿಡಿಲು ಬಡಿದು ಅದೇ ಗ್ರಾಮದ ಉದಯ್ ಶಂಕರ್ (20)ಮತ್ತು ಸೋಸಲಗೆರೆ ಗ್ರಾಮದ ದರ್ಶನ್ (18) ಮೃತಪಟ್ಟರು. ರಕ್ಷಣೆ ಪಡೆಯಲು ಅವರು ಬಸ್ ತಂಗುದಾಣದಲ್ಲಿ ನಿಂತಿದ್ದರು. ಹಳೇಬೀಡು ಸಮೀಪದ ಸಾಣೇನಹಳ್ಳಿಯ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ಕಾಂತರಾಜು (54) ಸಿಡಿಲು ಬಡಿದು ಮೃತಪಟ್ಟರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಮಠದ ಹೊನ್ನಾಯಕನಹಳ್ಳಿಯ ಶಿವಲಿಂಗೇಗೌಡ ಅವರ, ಸುಮಾರು ₹ 60 ಸಾವಿರ ಮೌಲ್ಯದ ಎತ್ತು ಸಿಡಿಲು ಬಡಿದು ಮೃತಪಟ್ಟಿತು.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಪೂನಾಡಹಳ್ಳಿ ಗೇಟ್ ಹತ್ತಿರ ಬಿ.ಎಂ.ರಸ್ತೆಯಲ್ಲಿ ಬಿರುಗಾಳಿಗೆ ಮರವೊಂದು ತಂತಿ ಮೇಲೆ ಬಿದ್ದು, ವಿದ್ಯುತ್ ಕಂಬವೂ ನೆಲಕಚ್ಚಿತು. ಬೆಟ್ಟದಪುರ, ಹುಣಸೂರು, ತಿ.ನರಸೀಪುರ, ಬಿಳಿಕೆರೆ, ಧರ್ಮಾಪುರ, ಕೆ.ಆರ್.ನಗರ ಹಾಗೂ ಸಾಲಿಗ್ರಾಮದಲ್ಲಿ ಸಾಧಾರಣ ಮಳೆಯಾಯಿತು. ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಹತ್ತಾರು ಮನೆಗಳ ಹೆಂಚು, ಶೀಟ್‌ಗಳು ಹಾರಿ ಹೋದವು. ಹಾಸನ ನಗರದಲ್ಲಿ ಕೆಲವೇ ನಿಮಿಷಗಳಲ್ಲಿ ಚರಂಡಿಗಳು ಉಕ್ಕಿ ಹರಿದವು. ಹೊಳೆನರಸೀಪುರದಲ್ಲಿ 20 ನಿಮಿಷ ಮಳೆ ಸುರಿಯಿತು. ಅರಕಲಗೂಡು ಪಟ್ಟಣದಲ್ಲಿ ಮಳೆಯಾಯಿತು.

ಮಂಡ್ಯ ಜಿಲ್ಲೆಯ ಹಲವೆಡೆ ಇಳಿಜಾರಿನ ಪ್ರದೇಶಗಳ ರಸ್ತೆಗಳಿಗೆ ನೀರು ನುಗ್ಗಿ ಜನ ಓಡಾಡಲು ಆಗದೆ ಪರದಾಡಿದರು. ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಮದ್ದೂರು, ಮಳವಳ್ಳಿ ತಾಲ್ಲೂಕಿನಲ್ಲೂ ಧಾರಾಕಾರ ಮಳೆ ಸುರಿಯಿತು.

ಚಾಮರಾಜನಗರ ಜಿಲ್ಲೆಯ ಯಳಂದೂರು, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಮಳೆಯಾಯಿತು. ಕೊಡಗು ಜಿಲ್ಲೆಯಲ್ಲೂ ಮಳೆಯಾಗಿದೆ.

ಹಿರೀಸಾವೆಯಲ್ಲಿ ಬುಧವಾರ ಸಂಜೆ ಬೀಸಿದ ಬಿರುಗಾಳಿಗೆ ಚೌಡೇಶ್ವರಿ ದೇವಿಯ ರಥದ ಮನೆಯ ಚಾವಣಿ ಸಂಪೂರ್ಣ ಹಾರಿಹೋಗಿದೆ.

ಆಲಿಕಲ್ಲು ಮಳೆ: ಉರುಳಿದ ಮರ, ಕಂಬ

ಬೆಂಗಳೂರು: ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಸುರಿದ ಮುಂಗಾರುಪೂರ್ವ ಮಳೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪನ್ನೆರೆಯಿತು.

ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇದ್ದು ಸಂಜೆ ಜೋರಾದ ಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿಯಿತು. ಬೆಂಗಳೂರು ಗ್ರಾಮಾಂತರ ಭಾಗದ ಕೆಲವು ಭಾಗಗಳ ಆಲಿಕಲ್ಲು ಮಳೆ ಸುರಿದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಮಳೆ, ಗಾಳಿಯ ರಭಸಕ್ಕೆ ಮರ ಮತ್ತು ವಿದ್ಯುತ್ ಕಂಬಗಳು ನೆಲಕಚ್ಚಿವೆ. ಕೆಲವು ಕಡೆ ತೆಂಗಿನ ಮರಗಳಿಗೆ ಸಿಡಿಲು ಬಡಿದು ಸುಟ್ಟು ಭಸ್ಮವಾಗಿದ್ದು, ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾನಿಗೀಡಾಗಿವೆ.

ಕರಾವಳಿಯಲ್ಲಿ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕಿನಲ್ಲಿ ಗುರುವಾರ ಗುಡುಗು ಸಹಿತ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ಸಾಮಾನ್ಯ ಮಳೆಯಾಗಿದೆ.

ಬಂಟ್ವಾಳ ತಾಲ್ಲೂಕಿನ ಮಾಣಿ ಗ್ರಾಮದ ಶೀನ ಮೂಲ್ಯ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಪರಿಕರ ಸುಟ್ಟು ಹೋಗಿದೆ. ಮಂಚಿ ಗ್ರಾಮದ ಕೇಪಳಗುರಿ ಜಯಶ್ರೀ ಮಂಜುನಾಥ ಆಚಾರ್ಯ ಎಂಬುವರ ಮನೆಯ ಗೋಡೆ ಮತ್ತು ಹೆಂಚು ಹಾನಿಯಾಗಿದೆ. ಕುಕ್ಕಾಜೆ ನಿವಾಸಿ ಆಯಿಷಾ ಎಂಬುವರ ಮನೆ ಹಾನಿಗೀಡಾಗಿದೆ.

ಬೆಳ್ತಂಗಡಿ ತಾಲ್ಲೂಕಿನ ಪಿಲ್ಯದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿಗೆ ಆಹುತಿಯಾಗಿದೆ. ಸುಳ್ಯ ಪಂಜದ ಕೃಷ್ಣನಗರ ಎಂಬಲ್ಲಿ ಮರದ ಕೊಂಬೆ ವಿದ್ಯುತ್ ತಂತಿ ಮೇಲೆ ಬಿದ್ದು ಹಾನಿ ಸಂಭವಿಸಿದೆ.

Infosys® Navigate your next

Infosys Limited

Regd. office: Electronics City, Hosur Road, Bengaluru 560 100, India.

CIN: L85110KA1981PLC013115
Website: www.infosys.com
Email: investors@infosys.com
T: 91 80 2852 0261
F: 91 80 2852 0362

Q4 FY 22 Financial Results

Extract of the consolidated audited financial results of Infosys Limited and its subsidiaries for the quarter and year ended March 31, 2022, prepared in compliance with the Indian Accounting Standards (Ind-AS)

(in ₹ crore, except per equity share data)

Particulars	Quarter ended March 31, 2022	Year ended March 31, 2022	Quarter ended March 31, 2021
Revenue from operations	**32,276**	**1,21,641**	**26,311**
Profit before tax	7,543	30,110	6,935
Profit for the period	5,695	22,146	5,078
Total comprehensive income for the period (comprising profit for the period after tax and other comprehensive income after tax)	5,797	22,328	4,564
Profit attributable to:			
Owners of the Company	5,686	22,110	5,076
Non-controlling interests	9	36	2
	5,695	**22,146**	**5,078**
Total comprehensive income attributable to:			
Owners of the Company	5,787	22,293	4,570
Non-controlling interest	10	35	(6)
	5,797	**22,328**	**4,564**
Paid-up share capital (par value ₹5/- each fully paid)	2,098	2,098	2,124
Other equity #	73,252	73,252	74,227
Earnings per share (par value ₹5/- each)*			
Basic (₹)	13.56	52.52	11.96
Diluted (₹)	13.54	52.41	11.94

* EPS is not annualized for the quarter ended March 31, 2022 and quarter ended March 31, 2021.

Excludes non-controlling interest

1. Notes pertaining to the current quarter

a) The audited interim consolidated financial statements for the quarter and year ended March 31, 2022 have been taken on record by the Board of Directors at its meeting held on April 13, 2022. The statutory auditors, Deloitte Haskins & Sells LLP. have expressed an unmodified audit opinion. The information presented above is extracted from the audited interim consolidated financial statements. These interim consolidated financial statements are prepared in accordance with the Ind-AS as prescribed under Section 133 of the Companies Act, 2013 read with Rule 3 of the Companies (Indian Accounting Standards) Rules, 2015 and relevant amendment rules thereafter.

b) **Estimation of uncertainties relating to the global health pandemic from COVID-19 (“COVID-19”):**

The Group has considered the possible effects that may result from COVID-19 in the preparation of these interim consolidated financial statements, including the recoverability of carrying amounts of financial and non-financial assets. In developing the assumptions relating to the possible future uncertainties in the global economic conditions because of this pandemic, the Group has, at the date of approval of these financial statements, used internal and external sources of information including credit reports and related information and economic forecasts and expects that the carrying amount of these assets will be recovered. The impact of COVID-19 on the Group's financial statements may differ from that estimated as at the date of approval of these interim consolidated financial statements.

c) **Re-appointment of independent director**

Based on the recommendation of the nomination and remuneration committee, the Board approved the reappointment of D. Sundaram as an Independent Director for the second term from July 14, 2022 to July 13, 2027, subject to the approval of the shareholders of the Company.

d) **Update on employee stock grants**

The Board, on April 13, 2022, based on the recommendations of the nomination and remuneration committee, approved :

i) The grant of annual performance-based grant of Restricted Stock Units (RSUs) amounting to ₹13 crore for fiscal 2023 under the 2015 Stock Incentive Compensation Plan (“the 2015 Pplan”) to Salil Parekh, CEO & MD. This is pursuant to the approval from the shareholders through postal ballot concluded on February 20, 2018 and as per the shareholders' approval in the Annual General Meeting (AGM) held on June 22, 2019. These RSUs will vest in line with the current employment agreement. The RSUs will be granted effective May 2, 2022 and the number of RSUs will be calculated based on the market price at the close of trading on May 2, 2022.

ii) The grant of annual performance-based stock incentives in the form of RSUs to Salil Parekh, CEO & MD, covering the Company's equity shares having a market value of ₹10 crore as on the date of the grant under the Infosys Expanded Stock Ownership Program-2019 (“the 2019 Plan”), which will vest 12 months from the date of the grant, subject to the Company's achievement of certain performance criteria as laid out in the 2019 Plan. This is pursuant to the approval from the shareholders in the AGM held on June 22, 2019.The RSUs will be granted effective May 2, 2022 and the number of RSU's will be calculated based on the market price at the close of trading on May 2, 2022.

iii) The annual performance-based grant of RSU's amounting to ₹0.87 crore for the fiscal 2023 under the 2015 Plan to a Key Managerial Personnel (KMP). These RSUs will vest in line with the current employment agreement based on the achievement of certain performance targets. The RSUs will be granted effective May 2, 2022 and the number of RSU's will be calculated based on the market price at the close of trading on May 2, 2022.

iv) An annual time-based grant, under the 2015 Plan, of 11,990 RSUs to a KMP. The RSUs will vest over a period of four years from the date of grant. The RSU's will be granted effective May 2, 2022.

v) The grant of annual performance-based stock incentives in the form of 8,000 RSUs to a KMP under the 2019 Plan, which shall vest over a period of three years from the date of the grant subject to the Company's achievement of certain performance criteria as laid out in the 2019 Plan. The RSUs will be granted effective May 2, 2022

e) **Proposed acquisition**

On March 22, 2022, Infosys Consulting Pte. Ltd. (a wholly-owned subsidiary of Infosys Limited) entered into a definitive agreement to acquire oddity, a Germany-based digital marketing, experience, and commerce agency, for a total consideration of up to € 50 million (approximately ₹420 crore), which includes earnouts and bonuses. This acquisition is expected to strengthen the Group's creative, branding and experience design capabilities. To complete this transaction, Infosys Consulting Pte. Ltd. has simultaneously acquired Infosys Germany GmBH (formerly Kristall 247. GmBH).

f) **Re-appointment of statutory auditors, Deloitte Haskins & Sells LLP**

The Board of Directors recommended the re-appointment of statutory auditors Deloitte Haskins & Sells LLP for another term of five years commencing from fiscal 2023 and ending with fiscal 2027, subject to the approval of the shareholders of the Company.

2. Information on dividends for the quarter and year ended March 31, 2022

For fiscal 2022, the Board recommended a final dividend of ₹16/- (par value of ₹5/- each) per equity share. This payment is subject to the approval of shareholders in the AGM of the Company to be held on June 25, 2022. The record date for the purpose of the payment of final dividend is June 1, 2022.The dividend will be paid on June 28, 2022. For fiscal ended 2021, the Company has declared a final dividend of ₹15/- per equity share.

The Board of Directors declared an interim dividend of ₹15/- (par value ₹5/- each) per equity share. The record date for payment was October 27, 2021 and the same was paid on November 10, 2021. The interim dividend declared in the previous year was ₹12/- per equity share.

(in ₹)

Particulars	Quarter ended March 31, 2022	Year ended March 31, 2022	Quarter ended March 31, 2021
Dividend per share (par value ₹5/- each)			
Interim dividend	–	15.00	–
Final dividend	16.00	16.00	15.00

3. Audited financial results of Infosys Limited (standalone information)

(in ₹ crore)

Particulars	Quarter ended March 31, 2022	Year ended March 31, 2022	Quarter ended March 31, 2021
Revenue from operations	27,426	1,03,940	22,497
Profit before tax	6,908	28,495	6,040
Profit for the period	5,177	21,235	4,459

The above is an extract of the detailed format of the quarterly audited financial results filed with the stock exchanges under Regulation 33 of the SEBI (Listing and Other Disclosure Requirements) Regulations, 2015. The full format of the quarterly audited financial results are available on the stock exchange websites, www.nseindia.com and www.bseindia.com, and on the Company's website, www.infosys.com.

By order of the Board
for Infosys Limited
Sd/-
Salil Parekh
Chief Executive Officer and Managing Director

Bengaluru, India
April 13, 2022

Certain statements in this release concerning our future growth prospects, financial expectations and plans for navigating the COVID-19 impact on our employees, clients and stakeholders are forward-looking statements intended to qualify for the ‘safe harbor’ under the Private Securities Litigation Reform Act of 1995, which involve a number of risks and uncertainties that could cause actual results to differ materially from those in such forward-looking statements. The risks and uncertainties relating to these statements include, but are not limited to, risks and uncertainties regarding COVID-19 and the effects of government and other measures seeking to contain its spread, risks related to an economic downturn or recession in India, the United States and other countries around the world, changes in political, business, and economic conditions, fluctuations in earnings, fluctuations in foreign exchange rates, our ability to manage growth, intense competition in IT services including those factors which may affect our cost advantage, wage increases in India, our ability to attract and retain highly skilled professionals, time and cost overruns on fixed-price, fixed-time frame contracts, client concentration, restrictions on immigration, industry segment concentration, our ability to manage our international operations, reduced demand for technology in our key focus areas, disruptions in telecommunication networks or system failures, our ability to successfully complete and integrate potential acquisitions, liability for damages on our service contracts, the success of the companies in which Infosys has made strategic investments, withdrawal or expiration of governmental fiscal incentives, political instability and regional conflicts, legal restrictions on raising capital or acquiring companies outside India, unauthorized use of our intellectual property and general economic conditions affecting our industry and the outcome of pending litigation and government investigation. Additional risks that could affect our future operating results are more fully described in our United States Securities and Exchange Commission filings including our Annual Report on Form 20-F for the fiscal year ended March 31, 2021. These filings are available at www.sec.gov. Infosys may, from time to time, make additional written and oral forward-looking statements, including statements contained in the Company's filings with the Securities and Exchange Commission and our reports to shareholders. The Company does not undertake to update any forward-looking statements that may be made from time to time by or on behalf of the Company unless it is required by law.

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in



❦ ಸುಭಾಷಿತ ❦
ಜಾತಿಯನ್ನು ಕೇಳಬೇಡಿ, ಹೇಳಬೇಡಿ ಮತ್ತು ಅದರ ಬಗ್ಗೆ ಚಿಂತಿಸಲೂಬೇಡಿ.
–ನಾರಾಯಣ ಗುರು

ಕಮಿಷನ್ ದಂಧೆ ಆರೋಪ ಸಮಗ್ರ ತನಿಖೆ ಆಗಲಿ

ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣವು ಕಾಮಗಾರಿಗಳಲ್ಲಿ ಆವರಿಸಿಕೊಂಡಿರುವ ಕಮಿಷನ್ ಹಾವಳಿ ಸುತ್ತಲಿನ ಚರ್ಚೆಯನ್ನು ಬಿರುಸುಗೊಳಿಸಿದೆ. ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದಾರೆ ಎನ್ನಲಾದ ವಾಟ್ಸ್‌ಆ್ಯಪ್ ಸಂದೇಶದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ತಮ್ಮ ಸಾವಿಗೆ ನೇರ ಹೊಣೆ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಕಾಮಗಾರಿಯ ಬಿಲ್ ಬಾಕಿ ಮೊತ್ತ ಪಾವತಿಗೆ ಶೇಕಡ 40ರಷ್ಟು ಕಮಿಷನ್ ಕೊಡುವಂತೆ ಸಚಿವರ ಸಮೀಪವರ್ತಿಗಳು ಬೇಡಿಕೆ ಇಟ್ಟಿದ್ದಾರೆ ಎಂದು [illegible] ಸಂತೋಷ್, ಈ ಸಂಬಂಧ [illegible] ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೂ ಮನವಿ ಮಾಡಿದ್ದರು. ಸಂತೋಷ್ ಆತ್ಮಹತ್ಯೆ ನಂತರ ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರೇ ಮೊದಲ ಆರೋಪಿ. ತನಿಖೆ ಮೇಲೆ ಪ್ರಭಾವ ಬೀರುವ ಶಕ್ತಿ ಹೊಂದಿರುವ ವ್ಯಕ್ತಿಯ ವಿರುದ್ಧವೇ ಎಫ್‌ಐಆರ್ ದಾಖಲಾದಾಗ ನಿಷ್ಪಕ್ಷಪಾತ ತನಿಖೆಗೆ ಅನುವು ಮಾಡಿಕೊಡುವುದಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ನೈತಿಕತೆ. ರಾಜೀನಾಮೆ ಕೊಡದಿದ್ದರೆ ಸಂಪುಟದಿಂದ ವಜಾ ಮಾಡುವ ಉತ್ತರದಾಯಿತ್ವವನ್ನು ಮುಖ್ಯಮಂತ್ರಿ ತೋರಬೇಕಾದುದು ಅಪೇಕ್ಷಣೀಯ ನಡೆ. ಇಲ್ಲದಿದ್ದರೆ ತನಿಖೆಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ. ಈಶ್ವರಪ್ಪ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹವು [illegible] ಈ ನೆಲೆಯಲ್ಲಿ ಸಮರ್ಥನೀಯ. ಆದರೆ, ಸಚಿವರ ಸಮರ್ಥನೆಗೆ ಬಿಜೆಪಿ ನಾಯಕರು ಸ್ಪರ್ಧೆಗೆ ಇಳಿದಂತೆ ವರ್ತಿಸುತ್ತಿರುವುದು ವಿಪರ್ಯಾಸ.

ಸಚಿವರ ಸಮರ್ಥನೆಗೆ ಬಿಜೆಪಿ ನಾಯಕರು ಸ್ಪರ್ಧೆಗೆ ಇಳಿದಂತೆ ವರ್ತಿಸುತ್ತಿರುವುದು ವಿಪರ್ಯಾಸ

ಕಾಮಗಾರಿಗಳಲ್ಲಿನ ಭ್ರಷ್ಟಾಚಾರವು ನಾಡಿಗೆ ಹೊಸತೇನೂ ಅಲ್ಲ. ಆದರೆ, ಈಗಿನ ಸರ್ಕಾರದ ಅವಧಿಯಲ್ಲಿ ಪ್ರಮುಖ ಚರ್ಚೆಯೊಂದು ಆಗಿದೆ. ಕಾಮಗಾರಿಯ ಟೆಂಡರ್, ಕಾರ್ಯಾದೇಶ ಪಡೆದು ಕೊಟ್ಟಿದ್ದಕ್ಕೆ ಗುತ್ತಿಗೆದಾರರು ಕಮಿಷನ್ ಹಾವಳಿ [illegible]. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಕರ್ನಾಟಕ ಗುತ್ತಿಗೆದಾರರ ಸಂಘವು ರಾಜ್ಯದಲ್ಲಿ ಗುತ್ತಿ ವ್ಯವಹಾರಗಳಲ್ಲಿ ಶೇಕಡ 40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿತ್ತು. ಪ್ರಧಾನಿ ಕಚೇರಿಗೆ ಪತ್ರ ಹೋಗಿತ್ತಾದರೂ ಅದರ ಫಲವೇನೂ ಕಾಣಲಿಲ್ಲ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಗುತ್ತಿಗೆದಾರರು ದೂರು ಕೊಟ್ಟು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ಗೋಗರೆದರು. [illegible]

[illegible] '10 ಪರ್ಸೆಂಟ್ ಸರ್ಕಾರ, ಸೀದಾರೂಪಾಯ್ಯ ಸರ್ಕಾರ' ಎಂದು ಹಂಗಿಸಿದ್ದರು. ಈಗ ವಿರೋಧ ಪಕ್ಷದವರು: ಗುತ್ತಿಗೆದಾರರೇ 40 ಪರ್ಸೆಂಟ್ ಸರ್ಕಾರ ಎಂದು ಬೀದಿಯಲ್ಲಿ ನಿಂತು ಹೇಳುತ್ತಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ ದೆಹಲಿಗೆ ಹೋಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ದೂರು ನೀಡಿ ಬಂದಿದ್ದರು. ಗಂಭೀರ ಸ್ವರೂಪದ ದೂರು ಬಂದಾಗ ತನಿಖೆ ನಡೆಸುವುದು ಸರ್ಕಾರದ ಹೊಣೆ. ಆದರೆ, ಕಮಿಷನ್ ದಂಧೆ ವಿಚಾರದಲ್ಲಿ ಸರ್ಕಾರ ಆ ಕೆಲಸ ಮಾಡಲಿಲ್ಲ. ಈ ಎಲ್ಲವನ್ನೂ ಪರಾಮರ್ಶಿಸಿದರೆ ಬೇರೆ ಬೇರೆ ಬಗೆಯ ಸಂಶಯಗಳು ಮೂಡುವುದು ಸಹಜ. ಗುತ್ತಿಗೆದಾರರು ಮಾಡಿರುವ ಆಪಾದನೆ ಬಗ್ಗೆ ಸಮಗ್ರ ತನಿಖೆ ಆಗಲೇಬೇಕು. ಗುತ್ತಿಗೆದಾರರು ಹೇಳುತ್ತಿರುವುದು ಸುಳ್ಳೆಂದಾದರೆ ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಅವಕಾಶ ಇದ್ದೇ ಇರುತ್ತದೆ.

ಅಪರಾಧ ಘಟಿಸಿದಲ್ಲಿ ಸಿಕ್ಕ ಜೆನೋಮ್ ಕುಂಡಲಿ ನಿಮ್ಮ ಜನ್ಮವನ್ನೇ ಜಾಲಾಡೀತು ಅಥವಾ ಬಚಾವ್ ಮಾಡೀತು

ಡಿಎನ್‌ಎ ಡೇಟಾಖಜಾನೆಗೆ ಕನ್ನ

ವಿಜ್ಞಾನ ವಿಶೇಷ

ನಾಗೇಶ ಹೆಗಡೆ

ಕಾಡಿನ ಬೆಂಕಿಯಂತೆ ಕೋಮುದ್ವೇಷ ವ್ಯಾಪಿಸುತ್ತಿದೆ. ಶಾಂತಿ, ಸೌಹಾರ್ದತೆಗೆ ಒತ್ತಾಯಿಸಿ ನೂರಿನ್ನೂರು ಜನರು ಮೌನ ಮೆರವಣಿಗೆ ನಡೆಸುತ್ತಾರೆ ಎಂದುಕೊಳ್ಳಿ. ಈ ಗುಂಪಿನ ಮೇಲೆ ಯಾರೋ ಕಲ್ಲು ತೂರುತ್ತಾರೆ. ಚೀರಾಟ, ಅತ್ತಿತ್ತ ದೌಡಾಟ, ಲಾಠೀಚಾರ್ಜ್ ಎಲ್ಲ ನಡೆಯುತ್ತದೆ. ಹತ್ತಾರು ಜನರನ್ನು ದಸ್ತಗಿರಿ ಮಾಡಿ ಠಾಣೆಗೆ ಒಯ್ದು ಪೊಲೀಸರು ನೆಪಮಾತ್ರದ ತನಿಖೆ ನಡೆಸಿ ಬಿಡುಗಡೆ ಮಾಡುತ್ತಾರೆ. ಮೆರವಣಿಗೆಯಲ್ಲಿದ್ದ ಶಾಂತಮ್ಮ ಎಂಬವರ ಚೀಲದಲ್ಲಿದ್ದ ಬಾಚಣಿಗೆಯನ್ನು ಪೊಲೀಸರು ತಮ್ಮಲ್ಲೇ ಉಳಿಸಿಕೊಂಡಿರುತ್ತಾರೆ.

ಆ ಬಾಚಣಿಗೆಯಲ್ಲಿ ಶಾಂತಮ್ಮನ ವಂಶಾವಳಿಯ ಚರಿತ್ರೆಯೇ ಇರುತ್ತದೆ. ಅದರ ಹಲ್ಲುಗಳ ಮಧ್ಯೆ ಸಿಕ್ಕಿಕೊಂಡ ಚೂರು ಕೂದಲು, ಹೊಟ್ಟು- ಅವೆಲ್ಲ ಶಾಂತಮ್ಮನದೇ ಆಗಿರಬಹುದು ಅಥವಾ ಅವಳ ಮನೆಯ ಯಾರದೂ ಆಗಿರಬಹುದು. ಮನೆಗೆ ಬಂದಿದ್ದ ದೊಡ್ಡಮ್ಮನ ಮಗಳ ತಲೆಯಲ್ಲಿದ್ದ ಹೇನಿನ ಮೊಟ್ಟೆಯ ಕವಚ ಅಥವಾ ಹೊಂಗೆ ಹೂವಿನ ಪರಾಗ ಕಣ ಇರಬಹುದು. ಅಂತೂ ಅವೆಲ್ಲ ಶಾಂತಮ್ಮನ ಹೆಸರಿನಲ್ಲಿ ಪೊಲೀಸ್ ದಾಖಲೆಗೆ ಸೇರುತ್ತವೆ. ಮುಂದೆಲ್ಲೋ ಗಂಭೀರ ಅಪರಾಧ ಘಟಿಸಿದ ಜಾಗದಲ್ಲಿ ಸಿಕ್ಕ ಡಿಎನ್‌ಎ ತುಣುಕನ್ನು ಪೊಲೀಸ್ ದಾಖಲೆಯ ಡಿಎನ್‌ಎಗಳೊಂದಿಗೆ ಹೋಲಿಸುವಾಗ ಶಾಂತಮ್ಮ ಅರೆಸ್ಟ್ ಆಗಲೂಬಹುದು.

ಡಿಎನ್‌ಎ ಮೂಲಕ ಆರೋಪಿಗಳ ವಿರುದ್ಧ ಸಾಕ್ಷ್ಯ ಸಂಗ್ರಹಣೆಯ ವಿಧಿವಿಧಾನಗಳ ಬಗ್ಗೆ ಎರಡು ವಾರಗಳ ಹಿಂದೆ ಸಂಸತ್ತಿನಲ್ಲಿ ಹೊಸ ಮಸೂದೆಯೊಂದನ್ನು ಸರ್ಕಾರ ಮಂಡಿಸಿತು. ಅದು ತೀರ ಉಗ್ರವಾದುದೆಂದೂ ನಿರಪರಾಧಿಗೂ ಜೈಲಾಗುವ ಸಂಭವ ಇದೆಯೆಂದೂ ಪ್ರತಿಪಕ್ಷಗಳು ಏಕತ್ರವಾಗಿ ಮಸೂದೆಯನ್ನು ವಿರೋಧಿಸಿದವು. ಇದು ಕಾಯ್ದೆಯಾದರೆ ಪ್ರಜೆಗಳ ಸ್ವಾತಂತ್ರ್ಯದ ಮೇಲೆ, ಪ್ರಜಾಪ್ರಭುತ್ವದ ಮೇಲೆ ದೂರಗಾಮೀ ಪರಿಣಾಮ ಕರಾಳವಾದೀತೆಂದೂ ವಾದಿಸಿದವು. ಮಸೂದೆಯ ಎಲ್ಲ ಆಯಾಮಗಳ ಅಧ್ಯಯನ ಮತ್ತು ಚರ್ಚೆಯ ನಂತರವೇ ಅದರ ಮಂಡನೆ ಆಗಬೇಕೆಂದು ಒತ್ತಾಯಿಸಿದವು. ಅವನ್ನೆಲ್ಲ ಬದಿಗೊತ್ತಿ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಆ ಮಸೂದೆಯನ್ನು ಪಾಸ್ ಮಾಡಿಸಿಯೇ ಬಿಟ್ಟರು. 'ಸದ್ಯಕ್ಕೆ ಹೀಗೇ ಹೋಗಲಿ; ಅಗತ್ಯ ಬಂದರೆ ತಿದ್ದುಪಡಿ ಮಾಡೋಣ' ಎಂಬರ್ಥದ ಮಾತುಗಳನ್ನೂ ಹೇಳಿದರು.

ಶಾಂತಮ್ಮನ ಬಾಚಣಿಗೆ ಈ ಹೊಸ ಕಾನೂನಿನ ಪ್ರಕಾರ, ಮುಂದೆ 75 ವರ್ಷಗಳವರೆಗೆ ಪೊಲೀಸರ ದಾಖಲೆಯಲ್ಲಿರುತ್ತದೆ. ಆಮೇಲೆ ಅದನ್ನು ನಾಶ ಮಾಡಬಹುದು. ಶಾಂತಮ್ಮ ನಿರಪರಾಧಿ ಎಂದು ನ್ಯಾಯಾಲಯದಲ್ಲಿ ಸಾಬೀತಾದರೆ ಆ ಸಾಕ್ಷ್ಯವನ್ನು ಕೂಡಲೇ ನಾಶ ಮಾಡಬೇಕೆಂದು ಆಕೆ ದಾವೆ ಹೂಡಬಹುದು, ಗೆಲ್ಲಲೂಬಹುದು.

ಅಪರಾಧಗಳ ತನಿಖೆಗೆ ನಮ್ಮ ಪೊಲೀಸರು ಈಗ ಬಳಸುತ್ತಿರುವ ವಿಧಾನ ಹಳೇ ಕಾಲದ್ದು ನಿಜ. ಭಾರತಕ್ಕೆ ಏರೋಪ್ಲೇನ್ ಮೊದಲ ಬಾರಿ ಬಂದಾಗಿನ ಕಾಲದ್ದು. ಈಗಲೂ ಏರೋಪ್ಲೇನ್ ಶಿಕ್ಷೆಯೇ ಆದ್ಯತೆಯ ತನಿಖಾ ವಿಧಾನವಾಗಿದೆ. ಆದರೆ ನಿರಪರಾಧಿಯನ್ನೂ ತನಿಖೆಯ ಹೆಸರಿನಲ್ಲಿ ಬಂಧಿಸಲು ಪೊಲೀಸರು ನಿರ್ಧರಿಸಿದರೆ ಅತ್ಯಾಧುನಿಕ ತಂತ್ರವೂ ಬಳಕೆಗೆ ಬರುತ್ತದೆ. ದಲಿತಪರ ಚಿಂತಕ (ಅಂಬೇಡ್ಕರ್‌ರ ಮೊಮ್ಮಗಳ ಗಂಡ) ಪ್ರೊ. ಆನಂದ ತೇಲ್ತುಂಬ್ಡೆಯವರನ್ನು ಬಂಧಿಸುವ ಮೊದಲು ಅವರ ಇ-ಮೇಲ್‌ಗೆ ಅವರದೇ ವಿರುದ್ಧ ಸಾಕ್ಷ್ಯಗಳು ಹೇಗೋ ಸೇರಿಕೊಂಡಿದ್ದವು. ಬೇಹುಗಾರಿಕೆಗೆಂದೇ ಸೃಷ್ಟಿಯಾದ ಇಸ್ರೇಲೀ ಮೂಲದ ಕುಖ್ಯಾತ 'ಪೆಗಾಸಸ್' ಬೇಹುಳವಂತೂ (spyware) ಅವರ ಮೊಬೈಲ್‌ನಲ್ಲೇ ಅವಿತು ಕೂತಿತ್ತು.

ಅದು ಡಿಜಿಟಲ್ ಗೂಢಚಾರಿಕೆ. ಯಾರನ್ನಾದರೂ ಬೆನ್ನಟ್ಟಲು, ಬೆಂಡೆತ್ತಲು ಬಳಕೆಯಾಗಬಲ್ಲ ಆಯುಧ. ಆದರೆ ಡಿಎನ್‌ಎ ಪತ್ತೆದಾರಿಕೆ ಹಾಗಲ್ಲ. ಆರೋಪಿಗೆ ಶಿಕ್ಷೆ ವಿಧಿಸಲು ನೆರವಾಗಬಲ್ಲ ತಂತ್ರಜ್ಞಾನ ಅದು. ಅಪರಾಧ ನಡೆದ ತಾಣದಲ್ಲಿ ರಕ್ತ, ಕೂದಲು ಅಥವಾ ವೀರ್ಯಕಲೆ ಸಿಕ್ಕರೂ ಸಾಕು, ಲ್ಯಾಬಿನಲ್ಲಿ ಅದರ ವಿಶ್ಲೇಷಣೆ ಸಾಧ್ಯವಿದೆ. ನಮ್ಮ ಒಂದೊಂದು ಜೀವಕಣದಲ್ಲೂ 23 ಜೋಡಿ ವಂಶವಾಹಿ ಡಿಎನ್‌ಎ ಸುರುಳಿ ಇರುತ್ತದೆ. ಆ ಸುರುಳಿಯನ್ನು ಜಗ್ಗಿದರೆ ಎರಡು ಮೀಟರ್ ಉದ್ದವಾಗಬಹುದು. ಅದರಲ್ಲಿರುವ ತಳಿನಕ್ಷೆಯನ್ನು ('ಜಿನೋಮ್') ಬಿಚ್ಚಿ ನೋಡಿದರೆ ಅದರ ಸ್ವರೂಪ ಒಬ್ಬೊಬ್ಬರಲ್ಲೂ ಒಂದೊಂದು ರೀತಿ ಇರುತ್ತದೆ. ತದ್ರೂಪಿ ಅವಳಿಗಳಲ್ಲಿ ಮಾತ್ರ ಏಕರೂಪ ಇರುತ್ತದೆ. ಅಪರಾಧ ಘಟಿಸಿದಲ್ಲಿ ಸಂಗ್ರಹಿಸಿದ ಅಂಗಾಂಶದ ನಕ್ಷೆಯನ್ನು ವಿಧಿವಿಜ್ಞಾನಿಗಳು ಸಂಶಯಿತ ವ್ಯಕ್ತಿಯ ರಕ್ತದ ಅಥವಾ ಜೊಲ್ಲಿನ ತಳಿನಕ್ಷೆಯ ಜೊತೆ ಹೋಲಿಸಿ ನೋಡುತ್ತಾರೆ. 2008ರಲ್ಲಿ ರೋಹಿತ್ ಶೇಖರ್ ಎಂಬಾತ ತಾನು ಆಂಧ್ರಪ್ರದೇಶದ ರಾಜ್ಯಪಾಲ ಎನ್.ಡಿ.ತಿವಾರಿಯವರ ಮಗನೆಂದೂ ಡಿಎನ್‌ಎ ಹೋಲಿಕೆ ಆಗಬೇಕೆಂದೂ ದಾವೆ ಹೂಡಿದ್ದ. ರಾಜ್ಯಪಾಲರು ಒಪ್ಪದಿದ್ದರೂ ನ್ಯಾಯಾಂಗ ಕಡ್ಡಾಯವಾಗಿ ಅವರ ಡಿಎನ್‌ಎಯನ್ನು ತರಿಸಿ ಅವರೇ ತಂದೆಯೆಂದು ಘೋಷಿಸಿತು. ತಿವಾರಿ ಒಪ್ಪಿಕೊಂಡರು, ಹುದ್ದೆಗೆ ರಾಜೀನಾಮೆ ಕೊಟ್ಟರು. ಮುಂದೆ ಆ ಮಗನೇ ಕೊಲೆಯಾಗಿ, ಆತನ ಪತ್ನಿ ಜೈಲುಪಾಲಾಗಿದ್ದಾಳೆ. ಎಲ್ಲ ಡಿಎನ್‌ಎ ಕಮಾಲ್.



ಈಗಂತೂ ಡಿಎನ್‌ಎ ಪರೀಕ್ಷೆ ಅದೆಷ್ಟು ಚುರುಕಾಗಿದೆ ಎಂದರೆ ಆರೋಪಿಯ ಟೂಥ್ ಬ್ರಶ್ ಸಿಕ್ಕರೂ ಸಾಕು, ಇಡೀ ವಂಶಾವಳಿಯನ್ನೇ ಜಾಲಾಡಬಹುದು. ಖಾಸಗಿ ಡಿಎನ್‌ಎ ಪರೀಕ್ಷಾ ಸೌಲಭ್ಯಗಳು ನಮ್ಮ ಎಲ್ಲ ದೊಡ್ಡ ನಗರಗಳಲ್ಲೂ ಇವೆ. ಗಂಡ ಹೆಂಡತಿಯ ಅನೈತಿಕ ಸಂಬಂಧ ಪತ್ತೆಗೆ, ಆಸ್ತಿ ವಿವಾದ ಪರಿಹಾರಕ್ಕೆ, ಪೂರ್ವಿಕರ ವಂಶಾವಳಿ ಪತ್ತೆಗೆ, ಅದಕ್ಕೆ ಇದಕ್ಕೆಂದು ಆರೆಂಟು ಸಾವಿರ ರೂಪಾಯಿಗಳಲ್ಲೇ ಡಿಎನ್‌ಎ ಸರ್ಟಿಫಿಕೇಟ್ ಪಡೆಯಲು ಸಾಧ್ಯವಿದೆ. ಅದು ನಿಮ್ಮ ಜಿನೋಮ್‌ಕುಂಡಲಿ ಯಾನೆ, ವೈಜ್ಞಾನಿಕ ಜನ್ಮಕುಂಡಲಿ.

ಕೌಟುಂಬಿಕ ಅಪರಾಧದ ಪತ್ತೆ ಸುಲಭ. ಪತಿಯ ಒಳವಸ್ತ್ರಕ್ಕೆ ಅಂಟಿದ ಡಿಎನ್‌ಎ ತನ್ನದಲ್ಲ ಎಂದು ವಾದಿಸಿ ಗೆಲ್ಲಲು ಎರಡೇ ಸ್ಯಾಂಪಲ್ ಸಾಕು. ತನ್ನ ಮತ್ತು ತನ್ನದಲ್ಲದ ಡಿಎನ್‌ಎಗಳ ತಳಿನಕ್ಷೆಯ ನಿರ್ದಿಷ್ಟ ತಾಣಗಳ ಚಿಕ್ಕ ಭಾಗವನ್ನು ಹೋಲಿಸಿದರಾಯಿತು. ಆದರೆ ಅಪರಾಧಿ ಯಾರೆಂದೇ ಗೊತ್ತಿಲ್ಲದಾಗ, ಸಂಶಯಿತ ನೂರಾರು ಜನರ ತಳಿನಕ್ಷೆಯನ್ನು ಹೋಲಿಸಿ ನೋಡಬೇಕು. ಮೊದಲ ಬಾರಿ ಅಪರಾಧ ಮಾಡಿ ಕಣ್ಮರೆ ಆದವನ ಡಿಎನ್‌ಎಯನ್ನು ಯಾರೊಂದಿಗೆ ಹೋಲಿಸುವುದು? ಅದಕ್ಕೇ ಪೊಲೀಸ್ ಇಲಾಖೆ ಲಕ್ಷೋಪಲಕ್ಷ ಡಿಎನ್‌ಎ ಸ್ಯಾಂಪಲ್‌ಗಳ ಡೇಟಾ ಖಜಾನೆಯನ್ನೇ ಇಟ್ಟುಕೊಂಡಿರಬೇಕು.

ಸುಧಾರಿತ ದೇಶಗಳಲ್ಲಿ ಜನರ ಅಂಗಾಂಶಗಳನ್ನು ಪೊಲೀಸರೇ ಎಗರಿಸಿ ಡಿಎನ್‌ಎಗಳ ಡೇಟಾ ಖಜಾನೆಯನ್ನು ತುಂಬಿಸಲು ನಾನಾ ತಂತ್ರಗಳನ್ನು ಬಳಸುತ್ತಾರೆ. ಅದಕ್ಕೆ 'ಡ್ರಾಗ್‌ನೆಟ್ ವಿಧಾನ' ಎನ್ನುತ್ತಾರೆ. ಸಮುದ್ರ ಅಥವಾ ನದಿತಳದಲ್ಲಿ ವಿಶಾಲ ಬಾಚುಬಲೆಯನ್ನು ಹರಡಿ ಎಳೆಯುತ್ತ ಹೋಗಿ, ಅದರೊಳಕ್ಕೆ ಸಿಕ್ಕದ್ದನ್ನೆಲ್ಲ ಬಾಚಿ ಗುಡ್ಡೆ ಹಾಕಿ, ತಮಗೆ ಬೇಕಿದ್ದ ಮೀನು, ಏಡಿ, ಸೀಗಡಿ, ಆಕ್ಟೊಪಸ್‌ಗಳನ್ನು ಎತ್ತಿಕೊಂಡು, ಬೇಡವಾಗಿದ್ದನ್ನು ಬಿಸಾಡುವ ವಿಧಾನ ಅದು. ತನಿಖಾ ವಿಧಿವಿಜ್ಞಾನವೂ ಹೀಗೆ ಸಮಾಜದ ಎಲ್ಲರ ಮೇಲೆ ವ್ಯಾಪಕವಾಗಿ ಬಲೆಬೀಸಿ ಡಿಎನ್‌ಎ ಡೇಟಾ ಸಂಗ್ರಹ ಮಾಡುವುದಕ್ಕೆ ಅಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಖಾಸಗಿ ಕಂಪನಿಗಳಿಗೆ ಅಂಥ ಡೇಟಾ ಸಿಕ್ಕರಂತೂ ವೈದ್ಯರು, ವಿಮಾ ಕಂಪನಿಗಳು ಅಷ್ಟೇಕೆ, ನಿಮ್ಮ ಭಾವೀ ಸಂಗಾತಿಯೂ ಅದರ ಲಾಭ ಪಡೆಯಬಹುದು. ಅದಕ್ಕೇ 'ನನ್ನ ಡಿಎನ್‌ಎ ಎಗರಿಸಬೇಡಿ' ಎಂಬ ಅಭಿಯಾನವೇ ನಡೆದಿದೆ. ಲಿಲಿ ಹಾಸ್ಕೆಲ್ (Lily Haskell) ಎಂಬ ನಿರಪರಾಧಿ ಮಹಿಳೆ ತನ್ನ ಡಿಎನ್‌ಎ ರಕ್ಷಣೆಗೆ ನಡೆಸಿದ ಸುದೀರ್ಘ ಹೋರಾಟದ ನೈಜ ಕಥನ ಅಂತರ್ಜಾಲದಲ್ಲಿ ಸಿಗುತ್ತದೆ. ನಮ್ಮ ಶಾಂತಮ್ಮನದೇ ಕತೆ ಅದು.

ನಮ್ಮಲ್ಲೂ ಅಂಥ ಕಾನೂನು ಬರಲಿದೆ. ಅಪರಾಧ ಪತ್ತೆಗೆಂದು ಪೊಲೀಸರ ಕೈಗೆ ಹೊಸ ಬಾಚುಬಲೆ ಸಿಗಲಿದೆ. ಡಿಎನ್‌ಎ ತಜ್ಞರಿಗೆ ಮತ್ತು ನ್ಯಾಯವಾದಿಗಳಿಗೆ ಹಬ್ಬದ ದಿನಗಳು ಬರಲಿವೆ. ದಯವಲ್ಲ, 'ಭಯವೇ ಧರ್ಮದ ಮೂಲವಯ್ಯಾ!' ಎಂಬುದು ಪ್ರಭುತ್ವದ ಮೂಲ ಮಂತ್ರವಾಗುತ್ತದೆ. ಈಗ ಧರ್ಮಾಂಧರ ಬಾಯಲ್ಲಿರುವ ಮಂತ್ರವೇ ಆಗ ಅಧಿಕೃತವಾಗಿ ಸರ್ಕಾರದ್ದೂ ಆಗುತ್ತದೆ.

ಚುರುಮುರಿ

ಗನ್‌ಮನ್ ಖದರು!

• ಚಂದ್ರಕಾಂತ ವಡ್ಡು

'ಅಯ್ಯೋ...! ಶುಗರ್ ಮುನ್ನೂರಾ ಹನ್ನೆರಡು ಆಗಿದೆಯಾ? ಉತ್ತರಪ್ರದೇಶದಲ್ಲಿ ಬಿಜೆಪಿ ಕಳೆದ ಬಾರಿ ಗೆದ್ದ ಅಸೆಂಬ್ಲಿ ಸೀಟಿನಷ್ಟೇ ಅನ್ನು! ಅಷ್ಟೊಂದು ಇದ್ರೆ ಡೇಂಜರ್ರು ಕಣೋ, ಅಟ್ಲೀಷ್ಟು ಈ ಬಾರಿ ಯೋಗಿ ಗೆದ್ದ ಸಂಖ್ಯೆ 255ಕ್ಕಾದರೂ ಇಳಿಸು ಮಾರಾಯ...' ಗೆಳೆಯ ತಿಂಗಳೇಶನಿಗೆ ಪ್ರಕಾಶನ ಮೊಬೈಲ್ ಸಲಹೆ.

'ಆಯ್ತು, ನಿಂದು ಎಷ್ಟಿದೆ?'

'ನಂದು ಕರೆಕ್ಟಾಗಿ ಬಿಜೆಪಿಯ ಮುಂದಿನ ಅಸೆಂಬ್ಲಿ ಎಲೆಕ್ಷನ್ ಟಾರ್ಗೆಟ್ ಸಂಖ್ಯೆ!'

'150 ಅಂದ್ರೆ ಚೊಲೋ ಕಂಟ್ರೋಲ್ ಮಾಡೀಬಿಡು. ಬೀಪಿ ಎಷ್ಟು ಐತೇ...?' ಇದರಲ್ಲಾದರೂ ಹೆಚ್ಚಿನ ಸಂಖ್ಯೆ ಕೇಳಿ ಖುಷಿಪಡುವ ಉಪಾಯ ತಿಂಗಳೇಶನದು.

'ನನ್ನ ಬೀಪಿ ನೋಡಪಾ ಸರಿಯಾಗಿ 124, ಅಖಿಲೇಶ್ ಗೆದ್ದ ಸೀಟುಗಳಿಗೆ ಸಮ'.

ಇದರಲ್ಲೂ ಸೋಲುಂಡ ತಿಂಗಳೇಶ ಪಂಜಾಬಿನಲ್ಲಿ ಎಎಪಿ ಗೆದ್ದ ಸೀಟುಗಳಿಗೆ ಸಮವಾಗಿದ್ದ ತನ್ನ ಬೀಪಿಯನ್ನು ತಗ್ಗಿದ ದನಿಯಲ್ಲಿ ಪ್ರಕಟಿಸಿದ.

'ಅಯ್ಯೋ... 92 ಲೋ ಬೀಪಿ! ಹಾಗೇ ಬಿಟ್ರೆ ಕಾಂಗ್ರೆಸ್ ಸಂಖ್ಯೆ ತಲುಪುತ್ತೀಯ. ಕೂಡಲೇ ಡಾಕ್ಟರಿಗೆ ತೋರಿಸು...' ಪ್ರಕಾಶನ ಉಚಿತ ಸಲಹೆ ಮುಂದುವರಿಯಿತು.

ಪಕ್ಕದಲ್ಲಿ ಸಂಭಾಷಣೆ ಕೇಳುತ್ತಾ ಕುಳಿತಿದ್ದ ಪ್ರಕಾಶನ ಹೆಂಡತಿ ಲಲಿತಮ್ಮ ಮೌನ ಮುರಿದಳು: 'ಅದೇನ್ರೀ ಆಗ್ಲಿಂದಾ ನೋಡ್ತಿದ್ದೇನೆ, ಆ ಪರಿ ರೈಲು ಬಿಡ್ತೀರಿ... ನಿಮಗಿರೋ ಶುಗರ್ ಲೆವೆಲ್ಲು ಬಿಜೆಪಿ- ಕಾಂಗ್ರೆಸ್- ಜೆಡಿಎಸ್ ಮೂರೂ ಪಕ್ಷಗಳ ಒಟ್ಟು ಟಾರ್ಗೆಟ್ ಮೀರುತ್ತದೆ. ಬೀಪಿ ನೋಡಿದ್ರೆ ಬಿಬಿಎಂಪಿ ಸೀಟುಗಳಷ್ಟಿದೆ...'

'ಗೆಳೆಯನಿಗೆ ಮೊದಲೇ ಲೋ ಬೀಪಿ... ಅದನ್ನು ಒಂಚೂರು ಹೆಚ್ಚು ಮಾಡೋಣ ಅಂತ ಸುಳ್ಳು ಹೇಳಿದೆ. ಅದನ್ನೇ ನೀನು ಕುಮಾರಣ್ಣನ ಥರ ದೊಡ್ಡದು ಮಾಡಬೇಡ, ಬಸಣ್ಣನ ರೀತಿ ಸುಮ್ಮನಿರು...'

'ಅದಿರ್ಲಿ, ದ್ವೇಷದ ವಿರುದ್ಧ ಪತ್ರ ಬರೆದ 61 ಪ್ರಗತಿಪರರ ಪಟ್ಟಿಯಲ್ಲಾದರೂ ನೀವು ಸೇರಬೇಕಿತ್ತಲ್ರೀ...'

'ಅಂದ್ರೆ ನನ್ನನ್ನು ಹಿಟ್ ಲಿಸ್ಟ್‌ನಲ್ಲಿ ನೋಡ್ಬೇಕಂತೀ...?'

'ಹೌದ್ರೀ... ಆ ಪಟ್ಟಿಯಲ್ಲಿದ್ರೆ ಸರ್ಕಾರದ ಗನ್‌ಮನ್ ಗ್ಯಾರಂಟಿ. ಹೋದಲ್ಲಿ ಬಂದಲ್ಲಿ ಗನ್‌ಮನ್ ಜೊತೆಗಿದ್ರೆ ಆ ಖದರೇ ಬೇರೆ... ನಿಮಗೆ ಅರ್ಥ ಆಗಲ್ಲ!'

ದಿನದ ಟ್ವೀಟ್

ಒಳ್ಳೆಯ ಲಕ್ಷಣವಲ್ಲ

ಶ್ರೀಲಂಕಾ ಹಾಗೂ ಪಾಕಿಸ್ತಾನದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಕೆಲವು ತಜ್ಞರೂ ಸೇರಿದಂತೆ ಅನೇಕ ಭಾರತೀಯರು ತಮಾಷೆ ಮಾಡುತ್ತಿದ್ದಾರೆ. ಆದರೆ ಭಾರತದಲ್ಲಿಯೂ ಜಿಡಿಪಿಯ ಶೇ 91ರಷ್ಟಿರುವ ರಾಷ್ಟ್ರೀಯ ಸಾಲವು ಈಗ ಪಾಕಿಸ್ತಾನಕ್ಕಿಂತ ಹೆಚ್ಚಾಗಿದೆ ಮತ್ತು ತೆರಿಗೆಗಳ ಮೇಲಿನ ಬಡ್ಡಿಯ ಹೊರೆ ಹೆಚ್ಚುತ್ತಿದೆ ಎಂಬುದನ್ನು ಅವರು ಮರೆತಿದ್ದಾರೆ. ಆರ್ಥಿಕತೆಯ ದೃಷ್ಟಿಯಿಂದ ಇದು ಒಳ್ಳೆಯ ಲಕ್ಷಣವಲ್ಲ.

ಕೃಷ್ಣಕಾಂತ್, ಪತ್ರಕರ್ತ

ಕಿಡಿನುಡಿ

ಕೊಲೆ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವುದೊಂದೇ ಬಿಜೆಪಿ ಕಾರ್ಯಕರ್ತನಿಗೆ ನ್ಯಾಯ ದೊರಕಿಸಲು ಇರುವ ಏಕೈಕ ಮಾರ್ಗ. ಪ್ರಧಾನಿ ಏಕೆ ಮೌನವಾಗಿದ್ದಾರೆ? ಮುಖ್ಯಮಂತ್ರಿ ಮಗುಮ್ಮಾಗಿ ಇರುವುದೇಕೆ? ಬಿಜೆಪಿ ಅಧ್ಯಕ್ಷರೇಕೆ ಸುಮ್ಮನಿದ್ದಾರೆ? ಬಿಜೆಪಿಯ ಗಾಢ ಮೌನವು ಅಧಿಕಾರದ ಅತ್ಯುನ್ನತ ಸ್ತರವು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದನ್ನು ಸೂಚಿಸುತ್ತದೆ!

ರಣದೀಪ್ ಸಿಂಗ್ ಸುರ್ಜೇವಾಲ, ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್

25 ವರ್ಷಗಳ ಹಿಂದೆ
ಸೋಮವಾರ, 14-4-1997

• ಹೊಸ ನಾಯಕನ ಆಯ್ಕೆಗೆ ರಂಗ, ಕಾಂಗ್ರೆಸ್ ಮಾತುಕತೆ ಆರಂಭ

ನವದೆಹಲಿ, ಏ. 13– ಸಂಯುಕ್ತ ರಂಗವು ಮತ್ತೆ ಕಾಂಗ್ರೆಸ್ ಬೆಂಬಲ ಪಡೆದು ಸರ್ಕಾರ ರಚಿಸಲು ಈಗಾಗಲೇ ಅನೌಪಚಾರಿಕವಾಗಿ ಮಾತುಕತೆ ಆರಂಭವಾಗಿದೆ. ಈ ಮಧ್ಯೆ ಮಧ್ಯಂತರ ಚುನಾವಣೆಗೆ ಪಟ್ಟು ಹಿಡಿದಿದ್ದ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಂಗದಲ್ಲಿ ಬಂದ ಒತ್ತಡದಿಂದ ಸಂಯುಕ್ತ ರಂಗದ ಅಧ್ಯಕ್ಷ ಸ್ಥಾನವನ್ನು ತೆರವು ಮಾಡಲು ಬಯಸಿದ್ದಾರೆ.

ಪ್ರಾದೇಶಿಕ ಪಕ್ಷಗಳ ಒಕ್ಕೂಟದ ಸಭೆ ಮತ್ತು ಜನತಾದಳದ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಸಂಯುಕ್ತ ರಂಗದ ಅಧ್ಯಕ್ಷ ಸ್ಥಾನವನ್ನು ಗೌಡರು ತೆರವು ಮಾಡಬೇಕೆಂದು ಬಂದ ಸ್ಪಷ್ಟ ಅಭಿಪ್ರಾಯವು ರಾತ್ರಿ ನಡೆದ ರಂಗದ ಚಾಲನಾ ಸಮಿತಿ ಸಭೆಯಲ್ಲೂ ಪ್ರತಿಧ್ವನಿಸಿತು. ಕೊನೆಗೆ ಗೌಡರು ಸಂಯುಕ್ತ ರಂಗಕ್ಕೆ ಅನಿವಾರ್ಯವೆನಿಸಿದರೆ ತಾವು ತಮ್ಮ ಅಧ್ಯಕ್ಷ ಸ್ಥಾನವನ್ನು ತ್ಯಜಿಸುವ ಇಂಗಿತವನ್ನು ವ್ಯಕ್ತಪಡಿಸಿದರೆಂದು ರಂಗದ ವಕ್ತಾರ ಎಸ್. ಜೈಪಾಲ್ ರೆಡ್ಡಿ ವರದಿಗಾರರಿಗೆ ತಿಳಿಸಿದರು.

50 ವರ್ಷಗಳ ಹಿಂದೆ
ಶುಕ್ರವಾರ, 14-4-1972

• ಶಾಲಾ ಶಿಕ್ಷಣದ ಮರು ವ್ಯವಸ್ಥೆ, ಪರೀಕ್ಷೆ ಪದ್ಧತಿ ಬದಲಾವಣೆ ಕೇಂದ್ರ ಸರ್ಕಾರದ ಉದ್ದೇಶ

ನವದೆಹಲಿ, ಏ. 13– ಸಮುದಾಯ ಜೀವನಕ್ಕೆ ಸಮೀಪವಾಗುವಂತೆ ಶಾಲಾ ಶಿಕ್ಷಣವನ್ನು ಶೀಘ್ರದಲ್ಲಿಯೇ ಪುನರ್ ವ್ಯವಸ್ಥೆಗೊಳಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಸಯ್ಯದ್ ನೂರುಲ್ ಹಸನ್ ಇಂದು ಲೋಕಸಭೆಗೆ ತಿಳಿಸಿದರು.

ಶಿಕ್ಷಣದತ್ತ ಸಮಗ್ರ ದೃಷ್ಟಿಯನ್ನು ತಳೆಯಲು ಸಾಧ್ಯವಾಗುವಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಮಾದರಿ ಶಾಲೆಗಳ ಮಾಲಿಕೆಯೊಂದನ್ನು ಸರ್ಕಾರ ಆರಂಭಿಸುವುದೆಂದು ಅವರು ಹೇಳಿದರು. ತಮ್ಮ ಖಾತೆಯ ಬೇಡಿಕೆಗಳ ಬಗ್ಗೆ ಆರು ಗಂಟೆಗಳ ಚರ್ಚೆಗೆ ಉತ್ತರ ನೀಡಿದ ಅವರು ಪ್ರಾಥಮಿಕ, ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಶಿಕ್ಷಣ ಸ್ವರೂಪಗಳನ್ನು ಬದಲಾಯಿಸುವುದು ಇದರ ಉದ್ದೇಶವೆಂದರು.

ಈಗಿನ ಪರೀಕ್ಷೆ ಪದ್ಧತಿ ತೀರ ಅತೃಪ್ತಿಕರವಾಗಿದೆಯೆಂದೂ ಅದರಲ್ಲಿ ತೀಕ್ಷ್ಣ ಬದಲಾವಣೆ ತರುವ ಉದ್ದೇಶವಿದೆಯೆಂದೂ ಅವರು ಹೇಳಿದರು.

• ಕಲ್ಬುರ್ಗಿ ಜಿಲ್ಲೆಯಲ್ಲಿ ಸಿಡುಬು ರೋಗ 36 ಮಂದಿ ಸಾವು

ಕಲ್ಬುರ್ಗಿ, ಏ. 13– ಕಲ್ಬುರ್ಗಿ ನಗರದಲ್ಲಿ ಸತ್ತ 5 ಮಂದಿ ಸೇರಿ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಸಿಡುಬು ರೋಗದಿಂದ ಒಟ್ಟು 36 ಮಂದಿ ಮೃತರಾಗಿದ್ದಾರೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಆರ್. ರಾಮರಾವ್ ಅವರು ಇಂದು ಇಲ್ಲಿ ತಿಳಿಸಿದರು.

ಚರ್ಚೆ

ಅತ್ಯಾಚಾರದ ವ್ಯಾಖ್ಯಾನ: ಸುಧಾರಣೆಯ ಹೊಳಹು

ಕಾನೂನಿನ ನೆಲೆಗಟ್ಟಿನಿಂದ ನ್ಯಾಯದ ನೆಲೆಗಟ್ಟಿಗೆ ಸರಿದ ವ್ಯಾಖ್ಯಾನ

• ಕೆ.ಬಿ.ಕೆ. ಸ್ವಾಮಿ

'ಪವಿತ್ರ ಬಂಧನಕ್ಕೆ ಅತ್ಯಾಚಾರ ಆರೋಪದ ನಳಿಕೆ ಏಕೆ?' ಎಂಬ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರ ಲೇಖನ (ಚರ್ಚೆ, ಏ. 9) ಚರ್ಚೆಗೆ ಇಂಬು ನೀಡುವಂತಿದೆ. ವೈವಾಹಿಕ ಸಂಬಂಧದ ಒಳಗಿನ ಅತ್ಯಾಚಾರಕ್ಕೆ ವಿನಾಯಿತಿಯನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಜಾರಿಗೆ ಬಂದಾಗಿನಿಂದಲೂ ನೀಡಲಾಗಿದೆ. ಈ ಕಾಯ್ದೆ ಬ್ರಿಟಿಷರ ಕಾಲದ್ದು.

ಹೆಣ್ಣೊಬ್ಬಳು ಮದುವೆಗೆ ಒಪ್ಪಿದರೆ ಗಂಡನಿಗೆ ಅನಿರ್ಬಂಧಿತ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಕೊಟ್ಟಂತೆ ಎಂಬುದನ್ನು ಮೊದಲಿಗೆ ಪ್ರತಿಪಾದಿಸಿದವರು 1671ರಲ್ಲಿ ಇಂಗ್ಲೆಂಡಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಮ್ಯಾಥ್ಯೂ ಹೇಲ್. ಬ್ರಿಟನ್ ಮತ್ತು ಅದರ ಅಂಕೆಯಲ್ಲಿದ್ದ ಬಹುತೇಕ ಕಾಮನ್‌ವೆಲ್ತ್ ದೇಶಗಳು ಮ್ಯಾಥ್ಯೂ ಅವರು ಪ್ರತಿಪಾದಿಸಿದ ಅಂಶವನ್ನು ಪಕ್ಕಕ್ಕೆ ಸರಿಸಿ ಹೊಸ ಹಾದಿಯನ್ನು ತುಳಿದು ಹಲವಾರು ದಶಕಗಳೇ ಕಳೆದಿವೆ. ನಮ್ಮಲ್ಲಿ ಈ ಸಂಗತಿ ಈಗ ಚರ್ಚೆಯ ಮುನ್ನೆಲೆಗೆ ಬಂದಿದೆ.

'ಒಬ್ಬ ಕೊಲೆಗಾರ ತನ್ನ ಎದುರಾಳಿಯ ದೇಹವನ್ನಷ್ಟೇ ನಾಶ ಮಾಡುತ್ತಾನೆ, ಅತ್ಯಾಚಾರಿಯು ಅಸಹಾಯಕ ಹೆಣ್ಣಿನ ಆತ್ಮವನ್ನೇ ಹೊಸಕಿ ಹಾಕುತ್ತಾನೆ' ಎಂದು ಸ್ಟೇಟ್ ಆಫ್ ಪಂಜಾಬ್ ಮತ್ತು ಗುರ್ಮಿತ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೆಣ್ಣಿನ ಕೋಮಲ ಭಾವನೆಗಳ ಮೇಲೆ ಪೆಟ್ಟು ಬೀಳುವುದರಿಂದ ತನ್ನನ್ನು ಕಾಡಿದ ವ್ಯಕ್ತಿಯ ವಿರುದ್ಧ ಆಕೆ ಸಾಮಾನ್ಯವಾಗಿ ಸುಳ್ಳಾಡುವುದಿಲ್ಲ ಎಂಬ ನಿಲುವನ್ನು ನ್ಯಾಯಾಲಯಗಳು ಹೊಂದಿವೆ.

ಕೊಲೆ, ಸುಲಿಗೆಯಂಥ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಾಕ್ಷ್ಯವನ್ನು ಒರೆಗೆ ಹಚ್ಚಲು ನ್ಯಾಯಾಲಯಗಳು ಬಳಸುವ ಮಾನದಂಡಗಳಿಗೂ ಲೈಂಗಿಕ ದೌರ್ಜನ್ಯದ ಪ್ರಕರಣಗಳಲ್ಲಿ ಸಾಕ್ಷ್ಯ, ಪುರಾವೆಯನ್ನು ಪರಿಗಣಿಸುವ ಮಾನದಂಡಕ್ಕೂ ದೊಡ್ಡ ಅಂತರವಿದೆ. ಕೊಲೆ, ಹಲ್ಲೆ, ದರೋಡೆಯನ್ನು ಸಾಬೀತುಪಡಿಸಲು ಪ್ರಬಲವಾದ ಸ್ವತಂತ್ರ ಮತ್ತು ಸಾಂದರ್ಭಿಕ ಸಾಕ್ಷ್ಯದ ಅನಿವಾರ್ಯ ಇದೆ. ಆದರೆ ನಾಲ್ಕು ಗೋಡೆಗಳೊಳಗೆ ಜರುಗುವ ಗಂಡ-ಹೆಂಡತಿ ನಡುವಿನ ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ಸ್ವತಂತ್ರ ಸಾಕ್ಷ್ಯ ಸಿಗಲಾರದು! ಹಾಗಾಗಿ, ಒಲ್ಲದ ಗಂಡನ ವಿರುದ್ಧ ಹೆಂಡತಿಯು ವೈವಾಹಿಕ ಅತ್ಯಾಚಾರವನ್ನು ಬಲವಾದ ಆಯುಧವಾಗಿ ಬಳಸುವ ಸನ್ನಿವೇಶವೇ ಹೆಚ್ಚು ಎಂಬ ಲೇಖಕರ ಅಭಿಪ್ರಾಯ ಸರಿಯಿದೆ.

ದೇಶದ ಎಲ್ಲ ಸಮುದಾಯ, ಜನಾಂಗಗಳಲ್ಲೂ ಕುಟುಂಬ ಮತ್ತು ಮದುವೆಗೆ ಪಾವಿತ್ರ್ಯದ ಪರಿಕಲ್ಪನೆ ಇದೆ. ಆದರೆ ಲೇಖಕರು ಈ ಪರಿಕಲ್ಪನೆಯನ್ನು ಒಂದು ನಿರ್ದಿಷ್ಟ ಧರ್ಮಕ್ಕೆ ಸೀಮಿತಗೊಳಿಸಿ ನೆಲೆಗೊಳಿಸಿರುವುದು ಆಶ್ಚರ್ಯಕರ!

ಸದ್ಯ ಜಾರಿಯಲ್ಲಿರುವ ಐಪಿಸಿ ಕಲಂ 375ರ ಅಡಿಯಲ್ಲಿ ಗಂಡನನ್ನು ಅತ್ಯಾಚಾರ ಆರೋಪದ ಅಡಿಯಲ್ಲಿ ಶಿಕ್ಷಿಸಲಾಗದು. ಆದರೆ ಲೇಖಕರು ಪ್ರತಿಪಾದಿಸಿದಂತೆ ವೈವಾಹಿಕ ಅತ್ಯಾಚಾರದ ಆರೋಪದ ಮೇಲೆ ಡೊಮೆಸ್ಟಿಕ್ ವಯೊಲೆನ್ಸ್ ಆ್ಯಕ್ಟ್ (ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ) ಅಡಿಯಲ್ಲಿ ಕೂಡ ಶಿಕ್ಷಿಸಲಾಗದು! ಜೈಲುವಾಸವನ್ನು ಈ ಕಾಯ್ದೆಯಲ್ಲಿ ನೀಡಲಾಗದು. ಕೇವಲ ಹಣದ ರೂಪದಲ್ಲಿ ದಂಡ ವಿಧಿಸಿ ಅದನ್ನು ಬಾಧಿತ ಹೆಂಡತಿಗೆ ನೀಡಬಹುದು.

ದೆಹಲಿಯ ನಿರ್ಭಯಾ ಪ್ರಕರಣದ ನಂತರ ಅತ್ಯಾಚಾರದ ವ್ಯಾಖ್ಯಾನವನ್ನು ಮತ್ತಷ್ಟು ಹಿಗ್ಗಿಸಲಾಗಿದೆ. ಅಲ್ಲದೆ ಅತ್ಯಾಚಾರ ಎಸಗಲಾಗಿದೆ ಎಂಬುದನ್ನು ಪುಷ್ಟೀಕರಿಸಲು ವೈದ್ಯಕೀಯ ಪುರಾವೆಗಳು ಕೂಡ ಬೇಕಾಗಿಲ್ಲ ಎಂದು ಉನ್ನತ ನ್ಯಾಯಾಲಯಗಳು ತೀರ್ಪುಗಳನ್ನು ನೀಡಿವೆ. ಇಂತಹ ಸನ್ನಿವೇಶದಲ್ಲಿ ಆರೋಪಿಯಾಗುವ ಗಂಡನ ಮುಂದೆ ಬೆಟ್ಟದಷ್ಟು ಸವಾಲುಗಳಿರುತ್ತವೆ ಎಂಬುದು ಕೂಡ ವಾಸ್ತವ. ಹಾಗೆಂದ ಮಾತ್ರಕ್ಕೆ ಕತ್ತಲೆಯ ಕೋಣೆಯೊಳಗೆ ಜರುಗುವ ಕಾರ್ಯಕ್ಕೆ ಪವಿತ್ರ ಸಂಬಂಧದ ರಿಯಾಯಿತಿ ನೀಡಬಹುದೇ?!

ಯಾವುದೇ ಕಾಯ್ದೆ, ಕಾನೂನು ದುರ್ಬಳಕೆಯಾಗಬಲ್ಲದು ಎಂಬ ಕಾರಣಕ್ಕೆ ಅದನ್ನು ಜಾರಿಗೊಳಿಸಬಾರದು ಎಂಬುದು ಸರಿಯಲ್ಲ. ಕಾಲಘಟ್ಟದಲ್ಲಿ ಎಲ್ಲಾ ಕಾಯ್ದೆ, ಕಾನೂನುಗಳೂ ಒಂದಲ್ಲಾ ಒಂದು ಬಗೆಯಲ್ಲಿ ದುರ್ಬಳಕೆಗೆ ಒಳಗಾಗಿವೆ! ಅಂತೆಯೇ ಸುಳ್ಳು ಆರೋಪಗಳನ್ನು ಮಾಡುವವರನ್ನು ಶಿಕ್ಷೆಗೆ ಒಳಪಡಿಸಲು ಕೂಡ ಐಪಿಸಿಯಲ್ಲಿ ಅವಕಾಶವಿದೆ.

ಕಾನೂನು ಎಂದಿಗೂ ನಿಂತ ನೀರಲ್ಲ. ಅದು ಎಲ್ಲ ಕಾಲಕ್ಕೂ, ಎಲ್ಲ ಸೀಮೆಯಲ್ಲೂ ವಿಕಾಸವಾಗುತ್ತಿದೆ ಎಂಬುದು ಚಾರಿತ್ರಿಕ ಸತ್ಯ. ನ್ಯಾಯಶಾಸ್ತ್ರದ ವಿಕಾಸದ ದೃಷ್ಟಿಯಿಂದ ಅಮೆರಿಕ ಮತ್ತು ಯುರೋಪ್ ದೇಶಗಳು ಸದಾ ಒಂದು ಹೆಜ್ಜೆ ಮುಂದೆ ಎಂಬುದು ದಿಟ. ವೈವಾಹಿಕ ಅತ್ಯಾಚಾರಕ್ಕೆ ನೀಡಿದ್ದ ವಿನಾಯಿತಿಯನ್ನು ರದ್ದುಗೊಳಿಸಿದ ನಂತರ ಬ್ರಿಟನ್ ಮತ್ತಿತರ ದೇಶಗಳಲ್ಲಿ ದಾಖಲಾದ ಪ್ರಕರಣಗಳು, ಅವುಗಳ ತನಿಖೆ, ತೀರ್ಪುಗಳು, ಸುಳ್ಳು ಆರೋಪ ಮಾಡಿದ ಹೆಂಡತಿಗೆ ನ್ಯಾಯಾಲಯಗಳು ನೀಡಿದ ಶಿಕ್ಷೆ ಕುರಿತಾದ ಆಳವಾದ ಅಧ್ಯಯನವು ಸುಧಾರಣೆಯ ಹೊಳಹುಗಳನ್ನು ತೋರಬಲ್ಲದು.

ಕಾನೂನು ಸುಧಾರಣೆ ಶಾಸಕಾಂಗಕ್ಕೆ ಮಾತ್ರ ಮೀಸಲಾಗಿ ಉಳಿದಿಲ್ಲ. ಕಾಲಕಾಲಕ್ಕೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಮಹತ್ವದ ತೀರ್ಪುಗಳ ಮೂಲಕ ಕಾನೂನು ಆಯೋಗದಂತೆ ಹಲವಾರು ಶಿಫಾರಸುಗಳನ್ನು ಶಾಸನಸಭೆಗಳಿಗೆ ನೀಡಿವೆ. ಹಾಗಾಗಿ ಲೇಖಕರು ಪ್ರತಿಪಾದಿಸಿದಂತೆ ಈ ತೀರ್ಪು ಶಾಸಕಾಂಗದ ವ್ಯಾಪ್ತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಎನ್ನಲಾಗದು. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅತ್ಯಾಚಾರದ ವ್ಯಾಖ್ಯಾನವನ್ನು ಕಾನೂನಿನ ನೆಲೆಗಟ್ಟಿನಿಂದ ನ್ಯಾಯದ ನೆಲೆಗಟ್ಟಿಗೆ ಕೊಂಡೊಯ್ದಿದ್ದಾರೆ. ಈ ಮೂಲಕ ಸಂಸತ್ ಮತ್ತು ಕಾನೂನು ಆಯೋಗವು ಮುಂದೆ ತುಳಿಯಬೇಕಾದ ಹಾದಿ ಯಾವುದೆಂದು ಈ ತೀರ್ಪು ಹೇಳಿದಂತಿದೆ.

ಲೇಖಕ: ವಕೀಲ

ವಾಚಕರ ವಾಣಿ

ಕಪ್ಪಕಾಣಿಕೆಯ ನಿಲುವುಗನ್ನಡಿ ಅನಾವರಣ

ವರ್ಕ್‌ಆರ್ಡರ್ ಇಲ್ಲದೇ ಗುತ್ತಿಗೆ ಕಾಮಗಾರಿ ಮಾಡಲು ಮೌಖಿಕ ಆದೇಶ ನೀಡಿ, ಈಗ ಶೇ 40 ಲಂಚದ ಹಣ ನೀಡದಿರುವಾಗ ಸತಾಯಿಸಿದ ಪ್ರಯುಕ್ತ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿಬಂದಿರುವ ಪ್ರಕರಣದಿಂದ ಲಂಚದ ಪ್ರಮಾಣ ಮಾತ್ರ ಬಯಲಾಗಿಲ್ಲ, ಸರ್ಕಾರದಲ್ಲಿ ವರ್ಕ್‌ಆರ್ಡರ್ ಇಲ್ಲದೆ ಮೌಖಿಕ ಆದೇಶದ ಮೂಲಕವೇ ಕೋಟ್ಯಂತರ ರೂಪಾಯಿ ಕಾಮಗಾರಿಗೆ ಹಸಿರು ನಿಶಾನೆ ತೋರಿಸುವುದು, ಅದರ ಬಿಲ್ ಪಾವತಿಸಲು ಶೇಕಡಾವಾರು ಹಣದ ಬೇಡಿಕೆ ಇಡುವುದು, ಅಕ್ರಮ ಹಣಕ್ಕಾಗಿ ಉನ್ನತ ಮಟ್ಟದಲ್ಲಿ ಚೌಕಾಸಿ ಮಾಡಿ, ಕೊನೆಗೆ ಅನೈತಿಕವಾಗಿ ಪರಸ್ಪರ ಒಪ್ಪಿಕೊಂಡು ಲಂಚ ಪಡೆಯುತ್ತಿರುವುದು ಸಾಬೀತಾಗಿದೆ.

ಒಂದೇ ಪಕ್ಷದವರ ನಡುವಿನ ಈ ಪ್ರಕರಣವು 'ತಾಮ್ರದ ದುಡ್ಡು ತಾಯಿ-ಮಗಳ ಸಂಬಂಧ ಕೆಡಿಸಿತು' ಎಂಬಂತಾಗಿ, ಗುತ್ತಿಗೆದಾರರು ಮತ್ತು ರಾಜಕಾರಣಿಗಳ ಒಳಸಂಚಿನ ಕರಾಳಮುಖ ಬಯಲಾಗಿದೆ. ಇದು ಕೇವಲ ಸಂತೋಷ್ ಪಾಟೀಲ ಪ್ರಕರಣವಲ್ಲ. ಪ್ರತಿಯೊಂದು ಕಾಮಗಾರಿಯಲ್ಲಿ ಮಂತ್ರಿ ಮಹೋದಯರಿಗೆ ನೀಡುವ ಕಪ್ಪಕಾಣಿಕೆಯ ನಿಲುವುಗನ್ನಡಿ ಅನಾವರಣಗೊಂಡಿದೆ. ಜನರು ಸರ್ಕಾರಿ ಕಾಮಗಾರಿಯ ಬಗ್ಗೆ ಚರ್ಚಿಸುವಾಗ ಆಡುಭಾಷೆಯಲ್ಲಿ ಹೇಳುವ 'ಹಳೆ ಕಲ್ಲು, ಹೊಸ ಬಿಲ್ಲು' ಎನ್ನುವ ಮಾತು ಈ ಪ್ರಕರಣದಲ್ಲಿ ನಿಜವಾದಂತಾಗಿದೆ.

ಗಣಪತಿ ನಾಯ್ಕ್, ಕಾನಗೋಡ

ವೈಯಕ್ತಿಕ ಅಭಿಪ್ರಾಯ ಹೇರದಿರಿ

ಕನ್ನಡದ ದೃಶ್ಯ ಮಾಧ್ಯಮಗಳಲ್ಲಿ ವಾರ್ತೆಗಳನ್ನು ಓದುವಾಗ, ಘಟನೆಗಳ ಸುದ್ದಿಗಳನ್ನು ಅಥವಾ ಪ್ರಮುಖರ ಹೇಳಿಕೆಗಳನ್ನು ತಿಳಿಸುವ ಜೊತೆಗೆ ವೈಯಕ್ತಿಕ ಅಭಿಪ್ರಾಯವನ್ನೂ ವೀಕ್ಷಕರ ಮೇಲೆ ಹೇರಲಾಗುತ್ತದೆ. ಒಂದು ಘಟನೆ ಅಥವಾ ಹೇಳಿಕೆಗೆ ಸಂಬಂಧಿಸಿದಂತೆ ಪೂರಕವಾದ ಹಿನ್ನೆಲೆ, ಕೆಲವೊಂದು ವಿವರಣೆ ನೀಡುವುದರಿಂದ ವೀಕ್ಷಕರು ವಿಷಯವನ್ನು ಸಮಗ್ರವಾಗಿ ಗ್ರಹಿಸಲು ಅನುಕೂಲವಾಗುತ್ತದೆ. ಉದಾಹರಣೆಗೆ, ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಬೆಳೆಸಲು ದೇಶದಾದ್ಯಂತ ಹಿಂದಿಗೆ ಪ್ರಾಮುಖ್ಯತೆ ನೀಡಬೇಕು ಎಂಬ ಕೇಂದ್ರ ಗೃಹ ಸಚಿವರ ಹೇಳಿಕೆ. ಇದಕ್ಕೆ ಪೂರಕವಾಗಿ, ನಮ್ಮ ಸಂವಿಧಾನದಲ್ಲಿ ಅಧಿಕೃತ ಭಾಷೆಗಳಾಗಿ ಪರಿಗಣಿಸಿರುವ ಭಾಷೆಗಳ ಬಗ್ಗೆ ಹಾಗೂ ಭಾರತದಲ್ಲಿ ಯಾವ ಭಾಷೆಯನ್ನೂ ರಾಷ್ಟ್ರೀಯ ಭಾಷೆಯಾಗಿ ಘೋಷಿಸಿಲ್ಲ ಎಂಬಂತಹ ಮಾಹಿತಿ ನೀಡಬಹುದು. ಅಲ್ಲದೆ ಅರವತ್ತರ ದಶಕದಲ್ಲಿ ತಮಿಳುನಾಡಿನಲ್ಲಿ ಹಿಂದಿ ವಿರೋಧಿ ಚಳವಳಿಯ ಕಾರಣದಿಂದ ಆದ ಅನಾಹುತಗಳ ವಿವರ ನೀಡಬಹುದು.

ಈ ರೀತಿಯಾದ ಪೂರಕ ವಿವರಣೆಯಿಂದ, ವೀಕ್ಷಕರ ತಿಳಿವಳಿಕೆ ಹೆಚ್ಚುತ್ತದೆ ಹಾಗೂ ವಿಷಯದ ಬಗ್ಗೆ ಸ್ವತಂತ್ರ ಅಭಿಪ್ರಾಯ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ. ಆದರೆ ನಮ್ಮ ದೃಶ್ಯಮಾಧ್ಯಮದ ಮಿತ್ರರು ಜಗತ್ತಿನಲ್ಲಿ ನಡೆಯುವ ಎಲ್ಲ ವಿದ್ಯಮಾನಗಳ ಬಗ್ಗೆ ಪರಿಣತಿ ಹೊಂದಿರುವ ರೀತಿಯಲ್ಲಿ, ಸುದ್ದಿಗಳೊಂದಿಗೆ ಅಧಿಕಾರಯುತವಾಗಿ ತಮ್ಮ ಅಭಿಪ್ರಾಯವನ್ನೂ ತಿಳಿಸುವ ಮುಖಾಂತರ ವೀಕ್ಷಕರನ್ನು ದಾರಿತಪ್ಪಿಸುತ್ತಿದ್ದಾರೆ.

ಡಾ. ಟಿ.ಜಯರಾಂ, ಕೋಲಾರ

ಕಣ್ತೆರೆಸುವ ರಾಜ್ಯಪಾಲರ ನುಡಿ

'ಹಿಂದಿಯಲ್ಲಿ ಮಾತನಾಡಿದರೂ ಶಾಂತಿಯಿಂದ ಕೂತಿದ್ದಕ್ಕೆ ಧನ್ಯವಾದ' ಎಂದಿದ್ದಾರೆ ನಮ್ಮ ರಾಜ್ಯಪಾಲರು (ಪ್ರ.ವಾ., ಏ. 13). ಅವರ ಈ ನುಡಿ ನೂರಾರು ಅರ್ಥಗಳನ್ನು ಧ್ವನಿಸುತ್ತದೆ. ಅಂದರೆ ಹಿಂದಿಯಲ್ಲಿ ಮಾತನಾಡಿದ ಮಾತುಗಳು ನಿಮಗೆ ಅರ್ಥವಾಗದಿದ್ದರೂ ಶಾಂತಿಯಿಂದ ಕೂತಿದ್ದಕ್ಕೆ ಎಂಬುದು ಒಂದು ಅರ್ಥ. ನಾನು ಈ ರಾಜ್ಯದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ನನ್ನ ಮಾತಿನ ಮೂಲಕ ನಿಮ್ಮನ್ನು ತಲುಪಲಾಗದಿದ್ದುದಕ್ಕೆ ಎಂಬುದು ಮತ್ತೊಂದು ಅರ್ಥವಿರಬಹುದು. ಈ ಎರಡೂ ಅಸಹಾಯಕತೆಗಳನ್ನು ಒಳಗೊಂಡ ಒಂದು ಮಾನವೀಯ ಅರ್ಥವೂ ಇನ್ನೊಂದಾಗಿರಬಹುದು. ಒಟ್ಟಿನಲ್ಲಿ ತಮ್ಮ ಹಿಂದಿ ಮಾತಿನ ಮೂಲಕ ಜನರನ್ನು ತಲುಪಲಾಗಲಿಲ್ಲವಲ್ಲ ಎಂಬ ವಿಷಾದವೂ ಇರಬಹುದು. ಹಿಂದಿ ಹೇರಿಕೆ ವಿರುದ್ಧ ರಾಜ್ಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಸನ್ನಿವೇಶದಲ್ಲಿಯೇ ರಾಜ್ಯಪಾಲರ ಈ ನುಡಿ ಹಲವರ ಕಣ್ತೆರೆಸುವಂತಿದೆ.

ಹುರುಕಡ್ಲಿ ಶಿವಕುಮಾರ, ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ಮೌಲ್ಯಮಾಪನ ಲೋಪ: ದಂಡ ಪರಿಹಾರವೇ?

ಎರಡು ವರ್ಷಗಳ ಹಿಂದೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಲೋಪವೆಸಗಿದ 1,200 ಶಿಕ್ಷಕರಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ದಂಡ ವಿಧಿಸಿ ಕಪ್ಪುಪಟ್ಟಿಗೆ ಸೇರಿಸಿದೆ (ಪ್ರ.ವಾ., ಏ. 13). ಆದರೆ ದಂಡ ಪಾವತಿಸಿದರೆ ಮೌಲ್ಯಮಾಪನಕ್ಕೆ ಅವಕಾಶ ನೀಡುವಂತಹದ್ದು ಶಿಕ್ಷಕ ಸಮುದಾಯಕ್ಕೆ ಶೋಭೆ ತರುವಂತಹದ್ದಲ್ಲ. ದಂಡವೇ ಪರಿಹಾರವಾಗುವುದಾದರೆ ಇದು ಶಿಕ್ಷಕರಿಗೆ ಖಂಡಿತ ಹೊರೆಯಲ್ಲ. ಹಾಗಾದರೆ ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕದ ವಿದ್ಯಾರ್ಥಿಗಳಿಗೆ ಆದ ಅನ್ಯಾಯಕ್ಕೆ ಪರಿಹಾರವೆಲ್ಲಿದೆ ಎಂಬ ಪ್ರಶ್ನೆ ಕಾಡುತ್ತದೆ. ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಲಕ್ಷಿತ ಪುನರಾವರ್ತಿತ ಶಿಕ್ಷಕರನ್ನು ಪಟ್ಟಿ ಮಾಡಿ, ಅವರಿಗೆ ದಂಡಕ್ಕಿಂತ ಹೆಚ್ಚಾಗಿ ಸೂಕ್ತ ತರಬೇತಿ ನೀಡಿದರೆ ತಪ್ಪಿಗೆ ಪರಿಹಾರ ಸಿಗಬಹುದು. ಇದನ್ನು ಮೀರಿದಾಗ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸಬಹುದಾಗಿದೆ. ಇದನ್ನಲ್ಲದೆ ಸಾವಿರ, ಎರಡು ಸಾವಿರ ರೂಪಾಯಿ ದಂಡ ವಿಧಿಸುವುದು, ಕಪ್ಪುಪಟ್ಟಿಗೆ ಸೇರಿಸುವುದು ಇದ್ಯಾವುದಕ್ಕೂ ಸೊಪ್ಪು ಹಾಕದವರು ಇದ್ದಾರೆ ಎಂಬುದನ್ನು ಮರೆಯುವಂತಿಲ್ಲ.

ಶಿವಕುಮಾರ್ ಯರಗಟ್ಟಿಹಳ್ಳಿ, ಚನ್ನಗಿರಿ

ನೆರವಿಗೆ ಮನವಿ

ಪತ್ರಿಕಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಈಗ 62 ವರ್ಷಗಳಾಗಿದ್ದು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದೇನೆ. ಚಿಕಿತ್ಸೆಗೆ ₹ 90 ಸಾವಿರ ವೆಚ್ಚವಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ನನಗೆ ಅಷ್ಟೊಂದು ಮೊತ್ತವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ದಯಮಾಡಿ ದಾನಿಗಳು ನೆರವಾಗಿ. ನನ್ನ ಬ್ಯಾಂಕ್ ಖಾತೆ ವಿವರ: ಸೋಮಶೇಖರ, ಕರ್ನಾಟಕ ಗ್ರಾಮೀಣ ಬ್ಯಾಂಕ್, ಖಾತೆ ಸಂಖ್ಯೆ– 12006100006188, ಹಂಪಾಪುರ ಶಾಖೆ, ಕೆ.ಆರ್.ನಗರ ತಾಲ್ಲೂಕು, IFSC- PKGB0012006, ಸಂಪರ್ಕ ಸಂಖ್ಯೆ– 9972267486

ಸೋಮಶೇಖರ, ಹಂಪಾಪುರ, ಕೆ.ಆರ್.ನಗರ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete. © All rights reserved. Reproduction in whole or in part without permission is prohibited. To know more about The Printers (Mysore) Private Ltd, visit www.printersmysore.com.

ದಿಗಿಲು ತಂದಿದೆ ಮುಬಾರಕ್‌ನ ಪ್ರಶ್ನೆ

• ಗುರುಪ್ರಸಾದ್ ಕಂಟಲಗೆರೆ

ಮೊನ್ನೆ ಶಾಲೆಗೆ ಬೇಸಿಗೆ ರಜೆ ಕೊಡುವಾಗ, 'ಏಪ್ರಿಲ್ ಹದಿನಾಲ್ಕನೇ ತಾರೀಖು ಅಂಬೇಡ್ಕರ್ ಜಯಂತಿ ಇರೋದ್ರಿಂದ ನೀವೆಲ್ಲ ರಜೆ ಇದ್ರುನೆ ಬರಬೇಕು' ಎಂದು ಹೇಳಿದೆ. ತಕ್ಷಣ ಏಳನೇ ಕ್ಲಾಸ್ ಮುಬಾರಕ್ 'ಸರ್ ಅವತ್ತೆ ನನ್ನ ಬರ್ತ್‌ಡೇನು' ಅಂದ. 'ಹೊ ನೋಡೊ, ಎಂಥ ದಿನ ಹುಟ್ಟಿದಿಯ. ನೀನು ಅವರಂಗೆ ಓದಿ ಗ್ರೇಟ್ ಆಗ್ಬೇಕು' ಅಂದೆ. ಆ ಮಾತು ಕೇಳಿ ಅವನ ಮುಖದಲ್ಲಿ ಉತ್ಸಾಹ ಪುಟದಂತಾಯಿತು. ಹಿಂದೊಮ್ಮೆ ಮೂಲಭೂತ ಹಕ್ಕುಗಳ ಪಾಠ ಮಾಡುವಾಗ ಇದೇ ಮುಬಾರಕ್‌ನ ಉದಾಹರಣೆ ಕೊಟ್ಟುಕೊಂಡು, 'ಇವರ ತಾತ ಕಡ್ಲೆಕಾಯಿ ವ್ಯಾಪಾರ ಮಾಡುತ್ತೆ, ಇಲ್ಲಿ ಸಾಕಾತು ಅಂತ ಮುಂದೊಂದು ದಿನ ಡೆಲ್ಲಿಗೋದ್ರೆ ಅಲ್ಲು ಕೂಡ ಇದೆ ವ್ಯಾಪಾರ ಮಾಡಬಹುದು. ನೀನು ಯಾಕಯ್ಯ ಇಲ್ಲಿಗೆ ಬಂದಿದಿಯ ಅಂತ ಯಾರೂ ಕೇಳಂಗಿಲ್ಲ' ಎಂದು ಹೇಳಿದ್ದೆ, ಭಾರತದ ಯಾವುದೇ ಭಾಗದಲ್ಲಿ ವಾಸ ಮಾಡುವ ಮತ್ತು ನೆಲಸುವ ಹಕ್ಕನ್ನ ನಮ್ಮ ಸಂವಿಧಾನ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ನಮಗೆ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದೆ. ಈ ಮಾತುಗಳನ್ನು ಕಣ್ಣರಳಿಸಿಕೊಂಡು ಎದೆಗಿಳಿಸಿಕೊಂಡಿದ್ದ.

ವಿವಿಧತೆಯಲ್ಲಿ ಏಕತೆ ಪಾಠ ಮಾಡುವಾಗ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಭಾವೈಕ್ಯವನ್ನು ಮೈದುಂಬಿಕೊಂಡಂತೆ ನಮ್ಮದು ಬಹುತ್ವದ ಭಾರತ, ಇಲ್ಲಿ ಬಹು ಭಾಷೆಗಳಿವೆ. ಆಚರಣೆಗಳು, ಸಂಪ್ರದಾಯಗಳು, ಉಡುಗೆ ತೊಡುಗೆ, ಆಹಾರ ಎಲ್ಲವೂ ಸಮುದಾಯದಿಂದ ಸಮುದಾಯಕ್ಕೆ ಭಿನ್ನವಾಗಿವೆ. ಈ ಎಲ್ಲಾ ವೈವಿಧ್ಯದ ನಡುವೆ ನಾವೆಲ್ಲ ಭಾರತೀಯರು ಎಂಬ ಏಕತಾಭಾವ ನಮ್ಮದಾಗಿದೆ. ಇತರ ದೇಶಗಳಂತೆ ಯಾವೊಂದು ಧರ್ಮವನ್ನೂ ನಮ್ಮ ಸಂವಿಧಾನ ಅಧಿಕೃತಗೊಳಿಸಿಕೊಂಡಿಲ್ಲ. ಸರ್ವಧರ್ಮ ಸಮಭಾವ ಮತ್ತು ಸಹಬಾಳ್ವೆ ನಮ್ಮ ದೇಶದ ಹೆಮ್ಮೆ ಎಂದು ಹೇಳಿದ್ದೆ.

ಬರೀ ಹೇಳಿದರೆ ಸಾಲದು ನಮ್ಮ ಬೋಧನೆ ಚಟುವಟಿಕಾಧಾರಿತ ಆಗಿದ್ದರೆ ಕಲಿಕೆ ಶಾಶ್ವತವಾಗಿರುತ್ತೆ ಎಂದು ಶಿಕ್ಷಣ ಇಲಾಖೆ ವಿನೂತನ ಪ್ರಯೋಗಗಳನ್ನು ತಂದಿದೆ. ಮಕ್ಕಳಿಗೆ ತಮ್ಮ ಮನೆಯಲ್ಲಿ ಆಚರಿಸುವ ಹಬ್ಬಗಳು ಮತ್ತು ಅಂದು ತಯಾರಿಸುವ ವಿಶೇಷ ಆಹಾರಗಳ ಪಟ್ಟಿ ಮಾಡಿರೆಂದು ಮಾಡಿಸಿ, ಪ್ರತಿಯೊಬ್ಬರಿಂದಲೂ ಅವರು ಬರೆದದ್ದನ್ನು ಹೇಳಿಸಿದ್ದೆ. ಹಿಂದೂ ಹುಡುಗರು ಪಾಯಸ, ಒಬ್ಬಟ್ಟು ಇತ್ಯಾದಿ ಹೇಳಿದಂತೆಯೇ ಮುಸ್ಲಿಂ ಹುಡುಗರು ರಂಜಾನ್‌ಗೆ ಬಿರಿಯಾನಿ ಎಂದು ಬರೆದಿದ್ದರು. ಕಾಲೊನಿಯ ಪರಮೇಶ ತಾನು ಬರೆದದ್ದನ್ನು ಹೇಳಲು ಅಂಜಿಕೊಳ್ಳುತ್ತಿರುವಾಗ, 'ಪರವಾಗಿಲ್ಲ ನೀನು ಏನು ಬರೆದಿದ್ದೀಯೋ ಹೇಳು. ನಮ್ಮ ಸಂವಿಧಾನ ಎಲ್ಲದ್ದಕ್ಕೂ ಅವಕಾಶ ಕೊಟ್ಟಿದೆ' ಎಂದು ಹುರಿದುಂಬಿಸಿದೆ. ಆತ ತಡವರಿಸುತ್ತ 'ವರ್ಷತೊಡಕಿಗೆ ದನದ ಬಾಡು' ಎಂದು ಹೇಳಿದ್ದ. ಇತರ ಹುಡುಗರು ಗೊಳ್ ಎಂದು ನಗಲು ಮುಂದಾದಾಗ ತಡೆದು ನಮ್ಮ ಸಂವಿಧಾನ ಎಲ್ಲರಿಗೂ ಮಾಡಿಕೊಟ್ಟಿರುವ ಅವಕಾಶವನ್ನು ವಿವರಿಸಿ ಅವರ ಬಾಯಿ ಮುಚ್ಚಿಸಿದ್ದೆ.

ನನಗೆ ದಿಗಿಲಾಗುತ್ತಿರುವುದು ಏನೆಂದರೆ ಧಾರವಾಡದಲ್ಲಿ ನಬೀಸಾಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿರುವುದನ್ನು ಮುಬಾರಕ್ ನೋಡಿ, 'ಸರ್, ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆಯಿಂದ, ಸ್ವಾತಂತ್ರ್ಯದಿಂದ ಬದುಕುವ ಹಕ್ಕನ್ನು ಕೊಟ್ಟಿದ್ದಾರೆ ಎಂದಿರಿ, ಈಗ ನಮ್ಮ ವ್ಯಾಪಾರಕ್ಕೆ ನಮ್ಮ ಊರುಗಳಲ್ಲೇ ಅವಕಾಶವಿಲ್ಲ' ಎಂದು ಕೇಳಿಬಿಟ್ಟರೆ? ಅಂತೆಯೇ ಕಾಲೊನಿಯ ಪರಮೇಶನೇನಾದರೂ ಗೋಮಾಂಸ ನಿಷೇಧದ ವಿಕಾರಗಳನ್ನು ಟಿವಿ ಚಾನಲ್‌ಗಳ ಹರುಕು ಬಾಯಿಗಳು ಸಂಭ್ರಮಿಸುತ್ತ ಕಾರುವುದನ್ನು ನೋಡಿ, 'ಸರ್, ಅಂದು ನಾನು ಸುಮ್ಮನಿದ್ದಾಗ ಸಂವಿಧಾನ ಎಲ್ಲರ ಆಹಾರಕ್ಕೂ ಅವಕಾಶಕೊಟ್ಟಿದೆ ಜೋರಾಗಿ ಹೇಳು ಎಂದು ಹೇಳಿಸಿ, ನನ್ನ ಆಹಾರವನ್ನ ಬೀದಿಗೆ ತಂದಿರಿ, ಇಂದು ಅದು ನಿಷೇಧವಾಯಿತು ಎಂದಮೇಲೆ ತಿನ್ನುವ ನನ್ನನ್ನು ಬೊಟ್ಟು ಮಾಡಿ ಅಣಕಿಸುತ್ತಾರಲ್ಲ' ಎಂಬ ನೈತಿಕ ಪ್ರಶ್ನೆಯೊಂದನ್ನು ಎತ್ತಿದರೆ ಪಾಠದ ಮೂಲಕ ನಾನು ಇದುವರೆಗೂ ಹೇಳಿದ್ದು ಸುಳ್ಳು, ನಾನೂ ಒಬ್ಬ ಡೋಂಗಿ ಬಾಬಾ ಎಂದಾಗುತ್ತದಲ್ಲ.

ಕಳೆದ ವರ್ಷದ ಪಠ್ಯದಲ್ಲಿ ನಾಲ್ಕು ಆಂಗ್ಲೊ ಮೈಸೂರು ಯುದ್ಧಗಳು ಹಾಗೂ ಟಿಪ್ಪು ಕೊಡುಗೆಗಳನ್ನು ಕೊಂಡಾಡಿದ್ದ ಹುಸೇನ್, 'ಈ ವರ್ಷ ಅವು ಇಲ್ಲವಾಗಿರುವುದನ್ನ ಹುಡುಕಿ ಸರ್. ಹುಟ್ಟಿನಿಂದ ಒಂದು ದೇಶದ ಪೌರತ್ವ ಸಿಗುತ್ತದೆ ಎಂದಿದ್ದಿರಿ, ತಾತ ಮುತ್ತಾತನ ಕಾಲದಿಂದಲೂ ಇಲ್ಲೇ ಹುಟ್ಟಿ ಬೆಳೆದ ನಮ್ಮನ್ನ ಪದೇ ಪದೇ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರಲ್ಲ' ಎಂದು ಕೇಳಿಬಿಟ್ಟರೆ? ಒಂದು ಕ್ಷಣ ಹೀಗೆಲ್ಲ ನನ್ನ ಅಂತಃಕರಣದ ಕಾಲ್ಪನಿಕ ಪಾತ್ರಗಳು ಬೀದಿಗಿಳಿದು ಅಟ್ಟಾಡಿಸಿದಂತಾದುದು ಸುಳ್ಳಲ್ಲ. ಆದರೆ ಅವು ಕೇಳಲಿ ಬಿಡಲಿ ಇಂದಿನ ಅಂಬೇಡ್ಕರ್ ಜಯಂತಿ ಭಾಷಣದಲ್ಲಿ ಹುಟ್ಟಿನಿಂದ ಪೌರತ್ವ ಬರುವುದರ ಜೊತೆಗೆ, 1948 ಜುಲೈ 19ನೇ ತಾರೀಖಿನ ನಂತರ ಬೇರೆಡೆಯಿಂದ ವಲಸೆ ಬಂದಾಗ್ಯು ಒಂದು ದೇಶದಲ್ಲಿ ಇಂತಿಷ್ಟು ಅವಧಿ ನೆಲೆಸಿದ್ದು ಸ್ವಇಚ್ಛೆಯಿಂದ ಅರ್ಜಿ ಸಲ್ಲಿಸಿ ಪೌರತ್ವವನ್ನು ಪಡೆಯಬಹುದೆಂಬುದನ್ನ ಒತ್ತಿ ಹೇಳಿ, ಅವನಲ್ಲಿರುವ ಅಳುಕನ್ನು ಅಧೀರತೆಯನ್ನು ದೂರವಾಗಿಸಬೇಕು ಅಂದುಕೊಳ್ಳುತ್ತಿದ್ದೇನೆ.

ಸರ್ಕಾರ, ಕೋರ್ಟು, ಅಧಿಕಾರ ಎಲ್ಲವೂ ಬರುವುದು ಸಂವಿಧಾನದ ಅಡಿಯಲ್ಲೆ. ಅಧಿಕಾರ ಈ ವರ್ಷ ಇರುತ್ತೆ ಮುಂದೆ ಯಾರದೋ ಪಾಲಾಗುತ್ತೊ! ಅದನ್ನು ನಿರ್ಧರಿಸುವ ಪವಿತ್ರವಾದ ಮತದಾನದ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ ಎಂದು ಹೇಳುತ್ತ, ಬಾಬಾ ಸಾಹೇಬರ ಮಾತಾದ 'ನಾನು ಬರೆದಿರುವ ಸಂವಿಧಾನ ಬಹಳ ಉತ್ತಮವಾದುದು ಎಂದು ಎಲ್ಲರೂ ಹೇಳುತ್ತಿದ್ದಾರೆ, ಆದರೆ ಅದು ಯಥಾವತ್ ಜಾರಿಯಾಗುತ್ತದೆ ಎಂಬ ನಂಬಿಕೆ ನನ್ನಲ್ಲಿ ಉಳಿದಿಲ್ಲ. ಅದು ಯಥಾವತ್ ಜಾರಿಯಾದಲ್ಲಿ ಕೇವಲ ಇಪ್ಪತ್ತು ವರ್ಷದಲ್ಲೇ ಪ್ರಬುದ್ಧ ಭಾರತ ನಿರ್ಮಾಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದನ್ನು ಜಾರಿಗೊಳಿಸುವ ಜಾಗದಲ್ಲಿ ವಿರೋಧಿಗಳಿದ್ದರೆ ಅದು ಸಂವಿಧಾನದ ವಿಫಲತೆಯಲ್ಲ' ಎಂಬ ಮಾತುಗಳನ್ನು ನೆನಪಿಸಿಕೊಳ್ಳುತ್ತೇನೆ. ಮುಬಾರಕ್, ಹುಸೇನ್ ಅವರಂಥವರೂ ನೆಮ್ಮದಿಯಿಂದ, ಧೈರ್ಯದಿಂದ ಬದುಕುವ ವಾತಾವರಣವನ್ನು ಅವರಿಗೆ ಅಂಬೇಡ್ಕರರ ಸಂವಿಧಾನ ನಿರ್ಮಿಸಿಕೊಡಲಿ ಎಂದು ಹಾರೈಸುತ್ತೇನೆ.

ಲೇಖಕ: ಶಿಕ್ಷಕ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸದಾ ಪ್ರೇರಣಾದಾಯಿ. ಕಠೋರ ಜಾತಿ ವ್ಯವಸ್ಥೆಯಡಿ ಸಿಲುಕಿದ್ದ ಶೋಷಿತರಿಗೆ ಹೊಸ ಬೆಳಕನ್ನು ತೋರಿಸಿದ ಅವರು ಅಮರಚೇತನ. ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನೇ ಬದಲಾಯಿಸುವ, ಸಾಮರಸ್ಯ ಕದಡುವ ಮಾತುಗಳು ಏರುಮುಖವಾಗುತ್ತಿವೆ. ಈ ಹೊತ್ತಿನಲ್ಲಿ ಅವರ ಆಲೋಚನೆಯಲ್ಲಿರುವ ಸರ್ವಹಿತದ ಭಾವಕೋಶವನ್ನು, ಸಹಿಷ್ಣುತೆ, ವಾತ್ಸಲ್ಯ, ಮಮತೆಯ ನುಡಿಯರಿವನ್ನು ಪರಿಚಯಿಸುವ ಯತ್ನ ಇಲ್ಲಿದೆ...



ನೀಲಿ ಬಾನ ಕೆಂಪು ಸೂರ್ಯ

• ಯಮುನಾ ಗಾಂವ್ಕರ್

ಭಾರತದ ನೆಲಗುಣ ಎಂದಿಗೂ ದ್ವೇಷದ ವಿಷಕ್ಕೆ ತನ್ನನ್ನು ತೆರೆದುಕೊಂಡಿಲ್ಲ ಅಥವಾ ಒಗ್ಗಿಲ್ಲ. ಅಂಥ ಸಂದರ್ಭ ಬಂದಾಗೆಲ್ಲ ನೆಲಮೂಲಕ್ಕೆ ಬಹುಳಗಳನ್ನೇ ಸಾರವಾಗಿ ಹಿಡಿದುಕೊಂಡಿದೆ. ಅದರ ರಕ್ಷಣೆಯೇ ಇಂದಿನ ಸವಾಲು. ಅಂದರೆ, ಬಹುಳಗಳ ಕೇಂದ್ರ ಭಾರತದ ಮತ್ತು ಅದರೊಳಗೆ ವಾಸಿಸುವವರೆಲ್ಲರ ಪ್ರೀತಿಯ ಬಾಹುಬಂಧಿಯಾಗಿ ಸಂರಕ್ಷಿಸಲಿಕ್ಕೆಂದೇ ಡಾ. ಅಂಬೇಡ್ಕರ್ ಸಂವಿಧಾನದ ಪೀಠಿಕೆಯಲ್ಲಿ ಯಾವ ಧರ್ಮವನ್ನೂ ಉಲ್ಲೇಖಿಸದೇ ಎಲ್ಲರ ಮಾನವ ಘನತೆಯನ್ನು ಎತ್ತಿ ಹಿಡಿದರು. ಕಲಂ 15, 17ನ್ನೂ ಒಳಗೊಂಡು ಎಲ್ಲರಿಗೂ ಸಂವಿಧಾನಾತ್ಮಕವಾಗಿ ರಕ್ಷಣೆಯ ಹಕ್ಕುಗಳನ್ನು ಸೇರಿಸಿದರು.

ಮುಸ್ಲಿಂ ದ್ವೇಷದ ಹಲವು ಚರ್ಚೆಗಳು ಅವರ ಸಮ್ಮುಖದಲ್ಲಿ ನಡೆದಿವೆ. ದಲಿತ ದ್ವೇಷಿಯಾದ ದಾಳಿಕೋರ ಸನಾತನವಾದಿಗಳ ವಿಚಾರ ಅವರ ಮುಂದೆ ಬಂದಿತ್ತು. ಮಾತ್ರವಲ್ಲ, ಹೆಣ್ಣನ್ನು ತುಚ್ಛವಾಗಿಸುವ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾದ ಅನೇಕ ವಿಚಾರಗಳಿಗೆ ಡಾ. ಅಂಬೇಡ್ಕರ್ ವಿಚಾರ ಪ್ರಚೋದಕ ಉತ್ತರ ನೀಡಿದ್ದಾರೆ. ಅದಕ್ಕೆಂದೇ ಭಾರತದಲ್ಲಿ ಸನಾತನವಾದಿಗಳು ಮತ್ತು ಹಿಂದುತ್ವ ಫ್ಯಾಸಿಸ್ಟರು ಅಂದಿನಿಂದ ಇಂದಿನವರೆಗೆ, ಸಂವಿಧಾನವನ್ನು ಸುಡುತ್ತಲೇ ಬಂದಿದ್ದಾರೆ. ಜೊತೆಗೆ ಡಾ. ಅಂಬೇಡ್ಕರ್ ಅವರನ್ನು ರಾಜಕೀಯ ಮತ್ತು ಓಟಿನ ಕಾರಣಕ್ಕೆ ದೂರವಿಡದೇ ಹಲವು ಸುಳ್ಳುಗಳನ್ನು ಆವಾಹಿಸಿಕೊಂಡು ತಮ್ಮ ಬ್ಯಾನರಿನ ಭಾಗವಾಗಿಯೂ ಮಾಡಿಕೊಂಡಿದ್ದಾರೆ. ಆಗೆಲ್ಲ ಅವರು, ಅಂಬೇಡ್ಕರ್ ಅವರಿಗೆ ಸಾಂಸ್ಕೃತಿಕ ರಾಷ್ಟ್ರವಾದದಲ್ಲಿ ನಂಬಿಕೆ ಇತ್ತು. ಅವರಿಗೆ ಎರಡು ರಾಷ್ಟ್ರ ಸಿದ್ಧಾಂತದಲ್ಲಿ ನಂಬಿಕೆ ಇತ್ತು. ಅವರೊಬ್ಬ ಮುಸ್ಲಿಂ ದ್ವೇಷಿಯಾಗಿದ್ದರು, ಮುಸ್ಲಿಮರನ್ನು ಭಯೋತ್ಪಾದಕ ಎಂದು ಅಂಬೇಡ್ಕರ್ ಅವರೇ ಕರೆದಿದ್ದರು ಎಂಬಿತ್ಯಾದಿಯಾಗಿ ಹಲುಬುತ್ತಲೇ ಬಂದಿದ್ದಾರೆ.

ಆದರೆ ಡಾ. ಅಂಬೇಡ್ಕರ್ ಇಂಥ ಸಂದರ್ಭವನ್ನು ಗಮನದಲ್ಲಿಟ್ಟೇ ಹೇಳಿರುವುದೇನೆಂದರೆ, 'ಧರ್ಮ ಮನುಷ್ಯನಿಗಾಗಿ ಹೊರತು ಧರ್ಮಕ್ಕಾಗಿ ಮನುಷ್ಯ ಅಲ್ಲ'. ಇಷ್ಟರಲ್ಲೇ ನಾವು ತಿಳಿಯಬೇಕಾದುದು, ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರ ಧರ್ಮಗಳ ಚೌಕಟ್ಟುಗಳಾಚೆ ಬಹುತ್ವ ಭಾರತವೇ ನಮ್ಮೊಳಗೆ ನೆಲೆಸಿರುವವರೆಗೆ ಭಾರತಕ್ಕೆ ಯಾವ ಅಪಾಯವೂ ಬರುವುದಿಲ್ಲ. ಅಂಬೇಡ್ಕರ್ ಚಿಂತನೆಗಳಲ್ಲಿ ಭಾರತದ ಇಂದಿನ ಸಮಸ್ಯೆಗಳಿಗೆ ಪರಿಹಾರಗಳು ದೊರೆಯುತ್ತವೆ. ಹಾಗಾಗಿ ಅವರು, ಈಗ ಕೇವಲ ಪ್ರತಿಮೆಯಲ್ಲ.. ನೀಲಿ ಬಾನ ಕೆಂಪು ಸೂರ್ಯ.

ಭಾರತದಾದ್ಯಂತ ಸೌಹಾರ್ದ, ದ್ವೇಷ ರಹಿತ ವಾತಾವರಣ ನೆಲೆ ನಿಲ್ಲಲು ಚಾರ್ವಾಕ, ಲೋಕಾಯತ, ಬುದ್ಧ, ಬಸವ, ಗಾಂಧಿ, ಮಾರ್ಕ್ಸ್, ಪೆರಿಯಾರ್, ಫುಲೆ, ಭಗತ್ ಸಿಂಗ್, ಇ.ಎಂ.ಎಸ್, ಅಂಬೇಡ್ಕರ್ ಎಲ್ಲರ ಅಧ್ಯಯನಕ್ಕೆ ಒತ್ತು ನೀಡಿ ಸುವಿಚಾರಗಳ ಅನ್ವಯ ಮಾಡಿಕೊಳ್ಳಬೇಕಿದೆ. ಸಂವಿಧಾನ ಓದು, ಪ್ರಗತಿಪರ ಸಾಹಿತ್ಯ ಓದು, ಜೀವನದ ಎಲ್ಲಾ ಹಂತದಲ್ಲಿ ಯಾರನ್ನೂ ದ್ವೇಷಿಸದ ಎಚ್ಚರ ಹಾಗೂ ಅದನ್ನು ಭಾರತದ ಜನತೆಯ ಪ್ರಜ್ಞೆಯ ಭಾಗವಾಗಿಸುವುದಕ್ಕೆ ನಮ್ಮೆಲ್ಲರ ಕೆಲಸ ಸಾಗಬೇಕು. ದ್ವೇಷ ಅಳಿಯಬೇಕು; ಪ್ರೀತಿ ಹಬ್ಬಬೇಕು.

ಲೇಖಕಿ: ಸಾಮಾಜಿಕ ಹೋರಾಟಗಾರ್ತಿ

ಸಂವಿಧಾನವೆಂಬ ಕನಸಿನ ಸಸಿ

• ಮೈತ್ರೇಯಿ ಹೆಗಡೆ

ಅಂಬೇಡ್ಕರರು ಹೆಗಲು ಕೊಟ್ಟು ಶ್ರಮಿಸಿದ್ದು ಸಂವಿಧಾನ ರಚಿಸಲಷ್ಟೇ ಅಲ್ಲ, ಶಾಂತಿಯ ನೆರಳನೀಯುವ, ಸಮೃದ್ಧಿಯ ತಂಗಾಳಿ ಕೊಡುವ, ಎಲ್ಲ ಸಂವಿಧಾನಗಳ ಸತ್ವವ ಹೀರಿ ಭಾರತ ಬಲವಾದ ಹೆಮ್ಮರವಾಗುವ ಕನಸನ್ನು ನೆಡಲು. ಆ ಸಸಿಗೆ ಸಾಂವಿಧಾನಿಕ ನೈತಿಕತೆಯ ನೀರೆರೆಯಬೇಕಿತ್ತು ನಾವು. ಅವರೇ ಹೇಳಿದಂತೆ, ಆ ನೀರು ಧಾರಾಳವಾಗಿ ಸಿಕ್ಕುವಂಥದ್ದಾಗಿರಲಿಲ್ಲ. ಜಾತಿ, ಅಂತಸ್ತು, ಲಿಂಗ, ಭಾಷೆಯ ಅಸಮಾನತೆಯ ಪದರುಗಳ ಅಡಿಯಲ್ಲೆಲ್ಲೋ ಅಡಗಿದ್ದ ಆ ನೀರನ್ನು, ಶಿಕ್ಷಣದ ಹತಾರ ಬಳಸಿ ತೆಗೆಯಬೇಕಿತ್ತು ನಾವು. ಭಕ್ತಿ-ವ್ಯಕ್ತಿ ಪೂಜೆಗಳ ಬಿರುಬಿಸಿಲುಗಳಿಂದ ಭವ್ಯ ಭಾರತದ ಕನಸಿನ ಸಸಿಯ ಕಾಪಾಡಬೇಕೆಂಬ ಕಿವಿಮಾತ ಕೇಳಬೇಕಿತ್ತು ನಾವು. ಆ ಕನಸಲ್ಲಿ ಎಲ್ಲ ಸರಿ ಇತ್ತೆಂದಲ್ಲ, ಆದರೆ ಹೊಸ ಬೆಳಕಿಗೆ ತೆರೆದುಕೊಳ್ಳುವ, ಸಮಾನತೆಯ ದಿಕ್ಕಿನತ್ತ ಬೆಳೆಯುವ ಅವಕಾಶವಿತ್ತು. ಸಂವಿಧಾನವಿನ್ನೂ ಸಸಿ, ಬೆಳೆಸುವವರ ಮೇಲೆ ಸಸಿಯ ಬೆಳವಣಿಗೆ ಆತುಕೊಂಡಿರು ವುದೆಂಬ ಅವರ ಮಾತಿನ ಮರ್ಮ ಅರ್ಥವಾಗಿಲ್ಲ ನಮಗಿನ್ನೂ.

ಅರಿವಾಗಿದ್ದರೆ ನಮ್ಮವನೆಂಬ ಪದಕ್ಕೆ ವಿಶಾಲವಾದ ಅರ್ಥವಿರುತ್ತಿತ್ತು, ಚುಕ್ಕಾಣಿ ಹಿಡಿಯುವವರು ಕುಟಿಲರಲ್ಲ, ಸಮರ್ಥರಾಗುತ್ತಿದ್ದರು. ವ್ಯಕ್ತಿಗಳಿಗಿಂತ ವ್ಯವಸ್ಥೆಗಳು ಬಲವಾಗಿರುತ್ತಿದ್ದವು. ಭಾರತ ಒಕ್ಕೂಟವೆನ್ನುವುದು ನೆನಪಿರುತ್ತಿತ್ತು ಎಲ್ಲರಿಗೂ. ಒಂದೋ ಮೀಸಲಾತಿ ಇನ್ನೂ ಬೇಕೆಂಬ ಅರಿವು ಎಲ್ಲರಲ್ಲೂ ಇರುತ್ತಿತ್ತು ಅಥವಾ ಅದರ ಅಗತ್ಯವೇ ಇಲ್ಲದ ಹಂತವನ್ನು ಸಮಾಜ ತಲುಪಿಯಾಗುತ್ತಿತ್ತು. ಮತಗಳು- ಬಣ್ಣಗಳು- ಉಣ್ಣುವ ಊಟ- ಆಡುವ ನುಡಿ, ವಿಕೃತಿಯ ವಿಜೃಂಭಣೆಯಾಗಿಯಲ್ಲ ಸಂಸ್ಕೃತಿಯ ಸಂಕೇತಗಳಾಗಿ ಉಳಿದಿರುತ್ತಿದ್ದವು.

ಲೇಖಕಿ: ವಕೀಲೆ

ಇಷ್ಟಕ್ಕೂ 'ಬಹುಜನ' ಸಮುದಾಯವೆಂದರೆ...

• ಆರಿಫ್ ರಾಜಾ

ಬದಲಾವಣೆಯ ಮಾತುಗಳು ಈಗ ಎಲ್ಲಾ ಕಡೆ ಕೇಳಿ ಬರುತ್ತಿವೆ. ಒಂದು ಸಮುದಾಯದ ಪ್ರತಿಗಾಮಿ ವ್ಯಕ್ತಿ, ಇನ್ನೊಂದು ಸಮುದಾಯದ ವಿಷಯದಲ್ಲಿ ಅತ್ಯಂತ ಪ್ರಗತಿಪರನೆಂದು ತೋರಿಸಿಕೊಳ್ಳುತ್ತಿರುವ ಸಂದರ್ಭವಿದು. ಉದಾಹರಣೆಗೆ, ಮಠ-ದೇವಸ್ಥಾನದಲ್ಲಿ ದಲಿತರಿಗೆ ಇನ್ನೂ ಪ್ರವೇಶ ಸಿಕ್ಕಿಲ್ಲ ಅಂದ್ರೆ, ಸಾಕು ಮಸೀದಿಯ ಒಳಗೆ ಯಾವಾಗ ಹೆಣ್ಣು ಮಕ್ಕಳನ್ನು ಬಿಟ್ಕೊಳ್ಳುತ್ತೀರಿ ಸರ್? ಎಂದೋ, ಕನ್ನಡದ ಮೇಲೆ ಅನಗತ್ಯವಾದ ಹಿಂದಿ ಹೇರಿಕೆ ಯಾಕೆ ಅಂತೆ ಪ್ರಶ್ನೆ ಮಾಡಿದರೆ, ಮುಸ್ಲಿಮರಿಗೆ ಮಾತ್ರ ಯಾಕೆ ಉರ್ದು ಶಾಲೆ ಸಾರ್? ಎಂದೋ ಪ್ರಶ್ನೆ ಬರುತ್ತದೆ. ಮೀಸಲಾತಿಯ ವಿಷಯಕ್ಕೆ ಬಂದಾಗ ಮಹಾನ್ ಸಮಾನತೆಯನ್ನು ಬೋಧಿಸುವ ವ್ಯಕ್ತಿ, ಒಂದೇ ದೇಶ ಒಂದೇ ನಾಗರಿಕ ಕಾನೂನು ಅಂತಾರೆಯೇ ಹೊರತು ಅಪ್ಪಿ ತಪ್ಪಿ ಅವನ ಬಾಯಿಯಿಂದ 'ಒಂದು ದೇಶ- ಒಂದು ಶಿಕ್ಷಣ ವ್ಯವಸ್ಥೆ' ಎಂಬುದಾಗಲಿ ಅಥವಾ 'ಒಂದು ದೇಶ - ಒಂದು ಆರೋಗ್ಯ' ಎಂಬುದಾಗಲಿ ಬರುವುದಿಲ್ಲ. ವಿಪರ್ಯಾಸವೆಂದರೆ ಸಂವಿಧಾನದ ಕುರಿತು ಕಿಂಚಿತ್ತೂ ಗೌರವವಿಲ್ಲದ ವ್ಯಕ್ತಿಗಳು ಇವೆಲ್ಲದರ ಸಮರ್ಥನೆಗೆ ಸಂವಿಧಾನವನ್ನೇ ಪದೇ ಪದೇ ಎಳೆದು ತರುತ್ತಾರೆ. ಯಾಕೆ ಹೀಗೆ ಫ್ಯಾಸಿಸಂ ತನ್ನ ಅಧಿಕಾರ ಉಳಿಸಿಕೊಳ್ಳಲು ಒಂದು ನಿರ್ದಿಷ್ಟ ಸಮುದಾಯವನ್ನು ಬಲಿಪಶು ಮಾಡುತ್ತದೆ ಎಂಬುದನ್ನು ತಿಳಿದುಕೊಂಡರೆ, ನಮ್ಮ ಇವತ್ತಿನ ಬಹುತೇಕ ಸಂಘಟಿತ ಹಿಂಸೆಗೆ ಉತ್ತರ ಸಿಗುತ್ತದೆ.

ಯಾವುದೇ ಬಗೆಯ ಅಭಿವೃದ್ಧಿ ಎಂಬುದು ಹೆಸರಿನಲ್ಲಿ ಮಾತ್ರ ಉಳಿದಾಗ, ದೇಶದ ಜಿಡಿಪಿ ಪಾತಾಳ ಕಂಡು ನಿರುದ್ಯೋಗ ತಾಂಡವವಾಡುತ್ತಿರುವಾಗ ಯಾವುದೇ ಪಕ್ಷಕ್ಕೆ ಚುನಾವಣೆಯಲ್ಲಿ ಗೆಲ್ಲಲು ಇರುವ ಸರಳತಂತ್ರಗಳೆಂದರೆ ಜಾತಿ, ಧರ್ಮ, ದೇಶಭಕ್ತಿ ಹಾಗೂ ಗಡಿ-ಯುದ್ಧದಂತಹ ಭಾವನಾತ್ಮಕ ಸಂಗತಿಗಳು. ಬಣ್ಣದ ಹೆಸರಿನಲ್ಲಿ ಜನರನ್ನು ಒಡೆಯುವ, ತಿನ್ನುವ ಆಹಾರ ಮತ್ತು ತೊಡುವ ಬಟ್ಟೆಯ ವಿಚಾರವಾಗಿ ಒಬ್ಬರ ಮೇಲೆ ಇನ್ನೊಬ್ಬರನ್ನು ಎತ್ತಿ ಕಟ್ಟುವ, ಯುವಕರ ಮನಸ್ಸಿನಲ್ಲಿ ವಿಷವನ್ನೇ ಬಿತ್ತಿ ಬೆಳೆಯುವ ಅಗ್ಗದ ಈ ರಾಜಾಕಾರಣ ಒಂದಲ್ಲ ಒಂದು ದಿನ ಎಲ್ಲರನ್ನೂ ಬಲಿ ತೆಗೆದುಕೊಳ್ಳುವುದು ಖಂಡಿತ. ಪಾತ್ರಧಾರಿಗಳು ಬದಲಾಗಿರಬಹುದು, ಆದರೆ ನಾಟಕ ಮಾತ್ರ ಅದೇ ನಡೆದಿದೆ. ಇದನ್ನು ನಾವೀಗಾಗಲೇ ಕಾಶ್ಮೀರದಲ್ಲಿ ನೋಡಿದ್ದೇವೆ. ಗುಜರಾತ್‌ನಲ್ಲಿ ಅನುಭವಿಸಿದ್ದೇವೆ, ಈಗ ಕರ್ನಾಟಕದಲ್ಲಿ ಪ್ರಯೋಗಿಸುತ್ತಿದ್ದೇವೆ ಅಷ್ಟೇ. ಕುವೆಂಪು ಕನಸಿನ 'ಸರ್ವ ಜನಾಂಗದ ಶಾಂತಿಯ ತೋಟ'ದ ಎಲ್ಲಾ ಪ್ರಬುದ್ಧ ಮತದಾರರ ಹೆಗಲ ಮೇಲೆ ಹಿಂದೆಂದಿಗಿಂತಲೂ ಹೆಚ್ಚಿನ ಜವಾಬ್ದಾರಿ ಇದೆ. ಇಸ್ಲಾಂ ಹಾಗೂ ಹಿಂದುತ್ವದ ಕೆಲವು ಜೀವವಿರೋಧಿ ಮತಾಂಧ ತರ್ಕಗಳಿಗೆ ಹೃದಯ-ಮಿದುಳು ಅಡವಿಟ್ಟು ಕೇವಲ ಹೇಲರಿಬಿಯಂತೆ ಬಳಕೆಯಾಗುತ್ತಿರುವ 'ಅಹಿಂದ' ಸಮುದಾಯದ ಯುವಕ, ಯುವತಿಯರಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರ 'ಶಿಕ್ಷಣ-ಸಂಘಟನೆ-ಹೋರಾಟ' ಎಂಬ ಬೀಜ ಮಂತ್ರವೇ ಪಾಠವಾಗಬೇಕಿದೆ. ಬಹುತ್ವ ಭಾರತದ ಕನಸು ನನಸಾಗಲು ಇದೊಂದೇ ಸದ್ಯಕ್ಕೆ ನನಗೆ ಹೊಳೆಯುತ್ತಿರುವ ಏಕೈಕ ಪ್ರಜಾಸತ್ತಾತ್ಮಕ ವಿಮೋಚನಾ ಮಾರ್ಗವಾಗಿದೆ.

ಇಷ್ಟಕ್ಕೂ 'ಬಹುಜನ' ಸಮುದಾಯವೆಂದರೆ ಯಾರು?

ವೈದಿಕರ ಕಾಲದಲ್ಲಿ ಬೌದ್ಧರಾದವರು
ಬಸವಣ್ಣನ ಕಾಲದಲ್ಲಿ ಲಿಂಗಾಯತರಾದವರು
ಮೊಗಲರರ ಕಾಲದಲ್ಲಿ ಮುಸಲ್ಮಾನರಾದವರು
ಬ್ರಿಟಿಷರ ಕಾಲದಲ್ಲಿ ಕ್ರಿಶ್ಚಿಯನ್ನರರಾದವರು-

ಎಂಬ ಕಟು ಸತ್ಯವನ್ನು ರಾಜಕೀಯವಾಗಿಯಾದರೂ ನಾವೀಗ ಅರಿತುಕೊಳ್ಳಲೇ ಬೇಕಾಗಿದೆ!

ಲೇಖಕ: ಕವಿ

ಮುಸ್ಲಿಮರ ಹಿತವನ್ನೂ ಬಯಸಿದ್ದರು

• ಅರುಣ್ ಜೋಳದಕೂಡ್ಲಿಗಿ

ಅಂಬೇಡ್ಕರ್ ಅವರು ರಾಜಕೀಯ ಸಂಘಟನಾತ್ಮಕ ದೃಷ್ಟಿಯಿಂದ ಪರಿಶಿಷ್ಟಜಾತಿಗಳನ್ನು ಹಿಂದೂ ಎಂದು ಒಪ್ಪದೆ, ಮುಸ್ಲಿಂ ಮತ್ತು ಪರಿಶಿಷ್ಟ ಜಾತಿಗಳನ್ನು ಒಟ್ಟಾಗಿಯೇ 'ಅಲ್ಪಸಂಖ್ಯಾತರು' ಎಂದು ಭಾವಿಸಿದ್ದರು. ಇದಕ್ಕೆ ಅನೇಕ ಕಡೆಗಳಲ್ಲಿ ಉಲ್ಲೇಖಗಳಿವೆ. 1922 ಫೆ 10 ರಂದು ರುಸ್ತುಂ ಜೆ ವಕೀಲ ಅವರು ಗ್ರಾಮ ಪಂಚಾಯಿತಿಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ದೊರೆಯಬೇಕೆಂಬ ತಿದ್ದುಪಡಿ ತಂದರು. ಇದಕ್ಕೆ ಮಹಮದ್ ಸುಲೇಮಾನ್ ಕಾಸಮ್ ಮಿಥಾ ಅವರು 'ಜಿಲ್ಲಾಧಿಕಾರಿಗಳು ಗ್ರಾಮಪಂಚಾಯ್ತಿಗಳಿಗೆ ಸಂದರ್ಭಾನುಸಾರ ಒಬ್ಬ ಮುಸ್ಲಿಂ ಸದಸ್ಯರನ್ನೋ ಅಥವಾ ಒಬ್ಬ ದಲಿತ ವರ್ಗದ ಸದಸ್ಯರನ್ನೋ ನಾಮಕರಣ ಮಾಡಬೇಕು' ಎಂದು ಮಂಡಿಸುತ್ತಾರೆ. ಮಿಥಾ ಅವರ ಈ ತಿದ್ದುಪಡಿಯನ್ನು ಅಂಬೇಡ್ಕರ್ ಅನುಮೋದಿಸುತ್ತಾರೆ.

ಇನ್ನು, ಪ್ರತ್ಯೇಕ ಕರ್ನಾಟಕ ಪ್ರಾಂತ ರಚನೆಯ ಚರ್ಚೆಯಲ್ಲಿ ಸದನಕ್ಕೆ ಎಷ್ಟು ಜನ ಸದಸ್ಯರು ಬರಬೇಕೆನ್ನುವಾಗ, ಅಂಬೇಡ್ಕರ್ 'ನಾನು ಅಲ್ಪಸಂಖ್ಯಾತರ ಸದಸ್ಯನಾಗಿರುವೆ, ಆದುದರಿಂದ ಅಲ್ಪಸಂಖ್ಯಾತರ ದೃಷ್ಟಿಯಿಂದ ಎಲ್ಲಾ ಸಂಗತಿಗಳನ್ನು ನೋಡುವೆ. ಗೊತ್ತುವಳಿಯ ಪರವಾಗಿದ್ದವರು ಮುಸ್ಲಿಂ ಹಾಗೂ ಹರಿಜನರ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವುದಾಗಿ ಹೇಳಿದ್ದು ಕೇಳಿ ಆನಂದವಾಯಿತು' ಎನ್ನುತ್ತಾರೆ. ಮುಂದುವರಿದು 1939 ಅಕ್ಟೋಬರ್ 26 ರಂದು ನಡೆದ ಮುಂಬೈ ವಿಧಾನಸಭಾ ಚರ್ಚೆಯಲ್ಲಿ ಯುದ್ಧದಲ್ಲಿ ಭಾಗವಹಿಸುವ ಕುರಿತು ಮಾತಾಡ್ತಾ 'ಈ ನಾಡಿನಲ್ಲಿ ಯಾವಾಗಲೂ ಹಿಂದೂಗಳು ಬಹುಸಂಖ್ಯಾತರಾಗಿಯೇ ಇರುತ್ತಾರೆ. ಮುಸ್ಲಿಮರು ಹಾಗೂ ಅನುಸೂಚಿತ (ಪರಿಶಿಷ್ಟ) ಜಾತಿಗಳು ಯಾವಾಗಲೂ ಅಲ್ಪಸಂಖ್ಯಾತರಾಗಿಯೇ ಉಳಿದಿರುತ್ತಾರೆ' ಎನ್ನುತ್ತಾರೆ. ಇಂತಹ ಚರ್ಚೆಗಳನ್ನು ಗಮನಿಸಿದರೆ ಅಂಬೇಡ್ಕರ್ ಅವರು ಅಲ್ಪಸಂಖ್ಯಾತರೆಂದರೆ 'ಮುಸ್ಲಿಮರು ಮತ್ತು ಅನುಸೂಚಿತ ಪರಿಶಿಷ್ಟ ಜಾತಿಗಳು' ಎಂದೇ ಭಾವಿಸಿದ್ದರು. ಹೀಗಿರುವಾಗ ಅಂಬೇಡ್ಕರ್ ಅವರು ಮುಸ್ಲಿಮರ ವಿರುದ್ಧವಾಗಿದ್ದರು ಎನ್ನುವುದು ಅರ್ಧಸತ್ಯವಲ್ಲವೇ?

ಲೇಖಕ: ಸಾಹಿತಿ

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ
9606038256

ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರು ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲುಂಡು ರಾಜೀನಾಮೆ ನೀಡಿದ್ದಾರೆ. ಸಂಸತ್ತಿನಲ್ಲಿ ನಡೆದ ಅವಿಶ್ವಾಸ ಗೊತ್ತುವಳಿ ಚರ್ಚೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಕಪ್ಪುವರ್ಣೀಯ ಮಹಿಳೆಯೊಬ್ಬರು ಟಿ.ವಿಯಲ್ಲಿ ವೀಕ್ಷಿಸಿ, ಸಂಭ್ರಮ ವ್ಯಕ್ತಪಡಿಸಿದ ವಿಡಿಯೊ ವೈರಲ್ ಆಗಿದೆ. ಇಮ್ರಾನ್ ಸೋಲುತ್ತಿದ್ದಂತೆಯೇ ಇಬ್ಬರೂ ತಬ್ಬಿಕೊಂಡು 'ನಾವು ಇದನ್ನು ಸಾಧಿಸಿದೆವು' ಎಂಬ ಧ್ವನಿ ಕೇಳಿಸುತ್ತದೆ. 'ಸರ್ಕಾರದ ಪತನದಲ್ಲಿ ಅಮೆರಿಕದ ಕೈವಾಡವಿದೆ ಎಂದು ಇಮ್ರಾನ್ ಆರೋಪಿಸಿದ್ದಕ್ಕೆ ಪೂರಕವೆಂಬಂತೆ ಈ ವಿಡಿಯೊ ಹರಿದಾಡುತ್ತಿದೆ.

22 ಸೆಕೆಂಡ್‌ನ ಈ ವಿಡಿಯೊವನ್ನು ತಿರುಚಲಾಗಿದೆ ಎಂದು ಇಂಡಿಯಾ ಟುಡೇ ತಿಳಿಸಿದೆ. ಅಮೆರಿಕದ ಸುಪ್ರೀಂಕೋರ್ಟ್‌ಗೆ ಮೊದಲ ಕಪ್ಪುವರ್ಣೀಯ ನ್ಯಾಯಾಧೀಶೆಯಾಗಿ ಕೆಟನ್ಜಿ ಬ್ರೌನ್ ಜಾಕ್ಸನ್ ಅವರನ್ನು ನೇಮಿಸುವ ಪ್ರಸ್ತಾವಕ್ಕೆ ಅಮೆರಿಕದ ಸೆನೆಟ್ ಇತ್ತೀಚೆಗೆ ಒಪ್ಪಿಗೆ ನೀಡಿತ್ತು. ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಜಾಕ್ಸನ್ ಅವರ ಆಯ್ಕೆಯನ್ನು ಪ್ರಕಟಿಸಿದ್ದರು. ಈ ವಿಡಿಯೊ ನೋಡಿ, ಬೈಡನ್ ಸಂಭ್ರಮಿಸಿದ್ದರು. ಅಧ್ಯಕ್ಷರ ಟ್ವಿಟರ್ ಖಾತೆಯಲ್ಲಿ ಏ.8ರಂದು ಈ ವಿಡಿಯೊ ಅಪ್‌ಲೋಡ್ ಆಗಿದೆ. ಫ್ರಾನ್ಸ್ 24, ವಾಷಿಂಗ್ಟನ್ ಎಕ್ಸಾಮಿನರ್ ಮೊದಲಾದ ಜಾಲತಾಣಗಳೂ ಇದನ್ನು ಪ್ರಕಟಿಸಿವೆ.

ಗುಂಡಣ್ಣ



ಬೆರಗಿನ ಬೆಳಕು

ಗುರುರಾಜ ಕರಜಗಿ

ಗ್ರಹಧರ್ಮದ ಸಾಹಸ

ತ್ರಾಸಿನಲಿ ಕಪ್ಪೆಗಳ ಸರಿಕೂಡಿಸುವ ಚತುರಿ |
ಸಂಸ್ಕೃತಿ ದ್ವಂದ್ವಗಳ ಸಮತೂಗಲರಿವಂ ||
ಬೀಸುಕತ್ತಿಗಳ ಮಧ್ಯದಿ ನೂಲಮೇಲ್ ನಡೆವ |
ಸಾಸವೀ ಗೃಹಧರ್ಮ – ಮಂಕುತಿಮ್ಮ || 606 ||

ಪದ-ಅರ್ಥ: ತ್ರಾಸಿನಲಿ-ತಕ್ಕಡಿಯಲ್ಲಿ, ಚತುರಿ = ಚಾಣಾಕ್ಷ, ಸಮತೂಗಲರಿವಂ = ಸಮತೂಗಲು + ಅರಿವಂ(ತಿಳಿಯುತ್ತಾನೆ), ನೂಲಮೇಲ್ = ನೂಲಿನಮೇಲೆ, ಸಾಸವೀ = ಸಾಸವು(ಸಾಹಸ) + ಈ

ವಾಚ್ಯಾರ್ಥ: ಕಪ್ಪೆಗಳನ್ನು ತಕ್ಕಡಿಯಲ್ಲಿ ಸರಿಯಾಗಿ ಕೂಡಿಸಿ ತೂಗುವ ಚತುರ, ಸಂಸ್ಕೃತಿಯ ದ್ವಂದ್ವಗಳನ್ನು ಸಮತ್ವದಿಂದ ಕಾಣಬಲ್ಲ. ಗ್ರಹಧರ್ಮ, ಒಂದು ನೂಲಿನ ಹಗ್ಗದ ಮೇಲೆ, ಬೀಸುಕತ್ತಿಗಳ ನಡುವೆ, ನಡೆಯುವ ಸಾಹಸ.

ವಿವರಣೆ: ಕಿಟ್ಟೆಲ್ ಕೋಶದ 640ನೇ ಗಾದೆ, 'ಕಪ್ಪೆಯ ತುಲಾಭಾರ ಕೊಟ್ಟಂತೆ'. ನಾವು ತುಲಾಭಾರವನ್ನು ಮಾಡುವುದನ್ನು ಕೇಳಿದ್ದೇವೆ. ವ್ಯಕ್ತಿಯನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಕೂಡ್ರಿಸಿ, ಇನ್ನೊಂದು ತಟ್ಟೆಯಲ್ಲಿ ಹರಕೆ ಹೊತ್ತ ವಸ್ತುವನ್ನು, ಅಕ್ಕಿಯೋ, ಬೆಲ್ಲವೊ, ಹುಣಸೆಹಣ್ಣೊ, ಹಣ್ಣುಗಳೋ, ಪೇರಿಸಿ ಇಟ್ಟು ಸಮತೂಕವಾಗುವ ಹಾಗೆ ಮಾಡಿ, ಪದಾರ್ಥವನ್ನು ದಾನವಾಗಿ ಕೊಡುತ್ತಾರೆ. ಹೀಗೆ ಕಪ್ಪೆಗಳ ತುಲಾಭಾರವನ್ನು ಮಾಡುವುದು ಸಾಧ್ಯವೇ? ಉಳಿದ ಪದಾರ್ಥಗಳು ತಕ್ಕಡಿಯ ತಟ್ಟೆಯಲ್ಲಿ ಸುಮ್ಮನೆ ಕುಳಿತುಕೊಳ್ಳುತ್ತವೆ. ಆದರೆ ಕಪ್ಪೆಗಳು? ಒಂದನ್ನು ಹಾಕಿದರೆ ಮತ್ತೊಂದು ನೆಗೆದುಹೋಗುತ್ತದೆ. ಅವುಗಳನ್ನು ಒಟ್ಟಾಗಿ ಕೂಡಿಸಲು ಸಾಧ್ಯವಿಲ್ಲ. ಆದ್ದರಿಂದ ಕಪ್ಪೆಗಳನ್ನು ತೂಕ ಮಾಡುವುದೆಂದರೆ ಅಸಾಧ್ಯವಾದದ್ದನ್ನು ಮಾಡುವುದು. ಕಗ್ಗ ಹೇಳುತ್ತದೆ, ಯಾವ ಚತುರ ವ್ಯಕ್ತಿ ತಕ್ಕಡಿಯ ತಟ್ಟೆಯಲ್ಲಿ ಕಪ್ಪೆಗಳನ್ನು ಸರಿಕೂಡಿಸುತ್ತಾನೋ ಅವನೇ ಸಂಸ್ಕೃತಿಯ ದ್ವಂದ್ವಗಳನ್ನು ಅರಿತು, ಸರಿಹೊಂದಿಸಿ ತಿಳಿಯಬಲ್ಲ. ಅಂದರೆ, ಸಂಸ್ಕೃತಿಯಲ್ಲಿ ತೋರಿಬರುವ ದ್ವಂದ್ವಗಳನ್ನು ಸರಿತೂಗಿಸಿ ತಿಳಿಯುವುದು ಸುಲಭವಲ್ಲ. ಅದಕ್ಕೆ ತಿಳಿವಳಿಕೆ, ಸಾಮಾನ್ಯಜ್ಞಾನ ಮತ್ತು ಸಂಸ್ಕೃತಿಯನ್ನು ಅರಿಯುವ ಪ್ರಾಮಾಣಿಕ ದೃಷ್ಟಿ ಬೇಕು. ನಮ್ಮ ಹಿಂದೂ ಸಂಸ್ಕೃತಿಯಲ್ಲೇ ಅಂಥ ಅನೇಕ ದ್ವಂದ್ವಗಳು ಕಾಣುತ್ತವೆ. ಭಗವಂತನಿಗೆ ಆಕಾರವಿಲ್ಲ, ಆತ ನಿರಾಕಾರ ಎನ್ನುತ್ತೇವೆ. ಆದರೆ ದೇವಸ್ಥಾನಗಳಲ್ಲಿ ಮೂರ್ತಿಪೂಜೆ ಮಾಡುತ್ತೇವೆ. ನಿಷ್ಕಾಮ ಕರ್ಮವೇ ಶ್ರೇಷ್ಠ ಎಂದು ಮಾತನಾಡುತ್ತೇವೆ. ಆದರೆ ಮಗನಿಗೆ ಕೆಲಸ ಸಿಗಲಿ, ಮಗಳಿಗೆ ಮದುವೆಯಾಗಲಿ ಎಂದು ಸತ್ಯನಾರಾಯಣ ಪೂಜೆ ಮಾಡಿಸುತ್ತೇವೆ. ಭಗವಂತನೇ ನಮ್ಮನ್ನೆಲ್ಲ ಹುಟ್ಟಿಸಿದವನು ಎನ್ನುತ್ತೇವೆ. ಆದರೆ ಜಾತಿಪದ್ಧತಿಯನ್ನು ಒಪ್ಪಿ ಕೆಲವರನ್ನು ದೂರ ಇಡುತ್ತೇವೆ. ಬದುಕೊಂದೇ ಆದರೂ ಲೌಕಿಕ ಬೇರೆ ಪಾರಮಾರ್ಥಿಕ ಬೇರೆ ಎಂದು ನಡೆಯುತ್ತೇವೆ. ನಮ್ಮ ಧರ್ಮದಲ್ಲಿ ಕೆಲವೊಂದು ವಿಧಿವಿಧಾನಗಳು ತುಂಬ ಬಿಗಿ, ಆದರೆ ನಡವಳಿಕೆಯಲ್ಲಿ, ದೇವತಾಪೂಜೆಗಳಲ್ಲಿ, ಆಚಾರಗಳಲ್ಲಿ ತುಂಬ ಸ್ವಾತಂತ್ರ್ಯವಿದೆ. ಇವು ಪರಸ್ಪರ ವಿರೋಧಿಗಳಲ್ಲ. ಇದು ಸಂಸ್ಕೃತಿಯ ಲಕ್ಷಣ. ಸಂಸ್ಕೃತಿ ಎನ್ನುವುದು ನಾನಾ ಚಿಂತನೆಗಳ ಸಾರಸಮ್ಮೆಳನ. ಇದರಲ್ಲಿ ವಿಜ್ಞಾನವೂ ಉಂಟು, ವಿವೇಕವೂ ಉಂಟು, ಔದಾರ್ಯವೂ ಉಂಟು, ದಾರ್ಢ್ಯವೂ ಉಂಟು, ಬಿಗಿಯೂ ಉಂಟು, ಸಡಿಲವೂ ಉಂಟು. ಇವುಗಳನ್ನು ಸಮಗ್ರವಾಗಿ ನೋಡಿದಾಗ ಅವು ವಿರೋಧಿಗಳಾಗದೆ ಪರಸ್ಪರ ಸಹಕಾಲಗಳೇ ಆಗುತ್ತವೆ.

ಹೀಗೆ ಎಲ್ಲವನ್ನು ಅರಿತು, ಯಾವುದು, ಯಾವಾಗ ಸರಿ ಎಂಬುದನ್ನು ತಿಳಿದು ನಡೆಯುವ ಗ್ರಹಧರ್ಮ ಸುಲಭದ್ದಲ್ಲ. ಅದು ಸಾಹಸದ್ದು. ಒಬ್ಬ ಮನುಷ್ಯ ಎತ್ತರದಲ್ಲಿ ಕಟ್ಟಿದ ನೂಲಿನ ಹಗ್ಗದ ಮೇಲೆ ಸಮತೋಲನವನ್ನು ಕಾಯ್ದುಕೊಂಡು ನಡೆಯುತ್ತಿದ್ದಾನೆ. ಅಷ್ಟೇ ಅಲ್ಲ ಕೆಲವರು ಅವನ ಸುತ್ತ ಕತ್ತಿಗಳನ್ನು ಬೀಸುತ್ತಿದ್ದಾರೆ. ಆತ ಬೀಸುವ ಕತ್ತಿಗಳಿಂದ ತನ್ನನ್ನು ಕಾಪಾಡಿಕೊಳ್ಳಬೇಕು. ಅದರೊಂದಿಗೆ ಯಾವುದೋ ಕತ್ತಿ ನೂಲಿನ ಹಗ್ಗಕ್ಕೂ ಬಡಿಯಬಾರದು. ಇದು ಗ್ರಹಧರ್ಮದ ಸಾಹಸ.

ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ

ಗುರುವಾರ ಏಪ್ರಿಲ್ 14, 2022

ಶ್ರೀ ಶುಭಕೃತ್ ನಾಮ ಸಂವತ್ಸರ ಉತ್ತರಾಯಣ - ವಸಂತ ಋತು - ಮೀನ ಮಾಸದ 31 ನೇ ದಿನ ತಿಥಿ: (ಚೈತ್ರ ಶುದ್ಧ) ತ್ರಯೋದಶಿ ಗಂ. 27-56 ನಕ್ಷತ್ರ: ಪೂರ್ವಫಲ್ಗುನಿ ಗಂ. 09-56 ಯೋಗ: ವೃದ್ಧಿ ಗಂ. 09-51, ಕರಣ: ಕೌಲವ ಗಂ. 16-28. ರಾಹುಕಾಲ : ಮಧ್ಯಾಹ್ನ 01:30 – 03:00 ಸೂರ್ಯೋದಯ : 06-22 ಸೂರ್ಯಾಸ್ತ : 06-40 ಮುಸ್ಲಿಂ ದಿನಾಂಕ : 12 ರಂಜಾನ್ ದಿನ ವಿಶೇಷ : ಮೇಷ ಸಂಕ್ರಾಂತಿ, ತಮಿಳು ವರ್ಷಾರಂಭ, ವಿಶು, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ. ಅದೃಷ್ಟ ಸಂಖ್ಯೆ: 3, 11

ಮೇಷ: ಬಹಳ ದಿನಗಳ ಕಠಿಣ ಪ್ರಯತ್ನಗಳು ಫಲಕಾರಿಯಾಗಿ ಮನಸ್ಸಿಗೆ ಸಂತೋಷ ಮತ್ತು ಆರ್ಥಿಕ ಅನುಕೂಲ ಉಂಟಾಗುವುದು. ಹಿರಿಯರ ಕೋರಿಕೆಯಂತೆ ಮನೆಯಲ್ಲಿ ದೇವತಾಕಾರ್ಯ ನಡೆಸಲು ಮುಂದಾಗುವಿರಿ.

ವೃಷಭ: ಕೊಡುಕೊಳ್ಳುವಿಕೆಯ ವ್ಯವಹಾರದಿಂದ ಅಧಿಕ ಲಾಭ. ಸಗಟು ವ್ಯಾಪಾರಿಗಳಿಗೆ ಹೇರಳ ವ್ಯಾಪಾರ. ಮನೆಯ ದಾಖಲೆ ಪತ್ರಗಳನ್ನು, ಲೆಕ್ಕಪತ್ರಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳುವ ಕಾರ್ಯದ ಬಗ್ಗೆ ಯೋಚನೆ ಮಾಡಿ.

ಮಿಥುನ: ಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಯೋಗ ಕೂಡಿ ಬರುವುದು. ಗೃಹ ನಿರ್ಮಾಣದಂತಹ ಕಾರ್ಯ ಕೈಗೊಂಡವರಿಗೆ ಆರ್ಥಿಕತೆ ಸ್ವಲ್ಪ ಮಟ್ಟಿನ ತೊಂದರೆಯನ್ನು ಸೃಷ್ಟಿ ಮಾಡುವುದು. ಮನಸ್ಸಿಗೆ ಕಿರಿಕಿರಿ ವಾತಾವರಣ.

ಕರ್ಕಾಟಕ: ನಿಮ್ಮ ಸಿಟ್ಟು ಅಥವಾ ಯೋಚನಾ ರಹಿತವಾದ ನಿರ್ಧಾರಗಳು ನಿಮ್ಮ ಏಕಾಂಗಿತನಕ್ಕೆ ಕಾರಣವಾಗುವುದು. ನೆಂಟರಿಷ್ಟರ ಸಲಹೆ ಸೂಚನೆಗಳನ್ನು ಆಲಿಸಿ ನಂತರದಲ್ಲಿ ಸನ್ಮಾರ್ಗದಲ್ಲಿ ನಡೆಯಿರಿ.

ಸಿಂಹ: ವಿದ್ಯಾರ್ಥಿಗಳಿಗೆ ಫಲಿತಾಂಶ ಸಂತಸ ತರಲಿದೆ. ಈ ದಿನ ಆಕಸ್ಮಿಕವಾಗಿ ನಿಮ್ಮ ಪ್ರತಿಭೆ ಬೆಳಕಿಗೆ ಬರಲಿದೆ. ಕ್ರೀಡಾಸಕ್ತರಿಗೆ ಉತ್ತಮವಾದ ಸಮಯ ಮತ್ತು ಅವಕಾಶ ಸಿಗಲಿದೆ. ಕುತೂಹಲಕಾರಿ ವಿಷಯ ತಿಳಿದು ಅಚ್ಚರಿಗೊಳ್ಳುವಿರಿ.

ಕನ್ಯಾ: ನಿಮ್ಮ ಆಲೋಚನೆಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳುವಿರಿ. ಯೋಜನೆಯ ಮೇಲೆ ಹಿಡಿತ ಸಾಧಿಸಲು ಸ್ನೇಹಿತರ ಬೆಂಬಲ ಸಕಾಲದಲ್ಲಿ ಸಿಗಲಿದೆ. ಸಣ್ಣಪುಟ್ಟ ಸಾಲ ಹಿಂದಿರುಗುವುದು.

ತುಲಾ: ನಿಮ್ಮ ನಿರೀಕ್ಷೆಗಳು ಹಿತ ಮತ್ತು ಮಿತವಾಗಿದ್ದರೆ ಕೆಲಸ ಸುಸೂತ್ರವಾಗಿ ನೆರವೇರುವುದು. ಕೌಟುಂಬಿಕ ವಿಚಾರಗಳತ್ತ ಸಂಪೂರ್ಣ ಗಮನ ನೀಡಬೇಕಾಗುತ್ತದೆ. ಕಟ್ಟಡದ ನಿರ್ಮಾಣ ಸಾಮಗ್ರಿಗಳ ಖರೀದಿಗಾಗಿ ಹೆಚ್ಚಿನ ಖರ್ಚು.

ವೃಶ್ಚಿಕ: ಸ್ವಂತವಾಗಿ ಉದ್ಯೋಗ ಮಾಡುವವರು ಪ್ರಗತಿ ಕಾಣಲಿದ್ದೀರಿ. ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸಬಹುದು. ಉದ್ಯೋಗದಲ್ಲಿ ತೊಂದರೆಗಳಿರುವುದಿಲ್ಲ. ಜಗನ್ಮಾತೆಯನ್ನು ಆರಾಧಿಸಿ ಶುಭವು ಉಂಟಾಗುತ್ತದೆ.

ಧನು: ತಂದೆ-ತಾಯಿ ಅಥವಾ ಪೋಷಕರ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ. ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಅಧಿಕವಾದ ಲಾಭ. ತರಕಾರಿ ಮಾರಾಟಗಾರರಿಗೆ ಕುಬೇರ ಅನುಗ್ರಹ ಸಿಗಲಿದೆ.

ಮಕರ: ಮೇಲಧಿಕಾರಿಗಳ ಕಿರುಕುಳದಿಂದ ಹೊರಬರುವ ಕಾಲ ಸಮೀಪದಲ್ಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗದಿದ್ದಲ್ಲಿ ದುಡುಕು ನಿರ್ಧಾರ ತೆಗೆದುಕೊಳ್ಳಬೇಡಿ.

ಕುಂಭ: ಧಾರ್ಮಿಕ ಕಾರ್ಯಕ್ಕೆ ಹಣವ್ಯಯ. ಲಾಟರಿಯಂತಹ ಯೋಜನೆಗಳು ಕಣ್ಣಾ-ಮುಚ್ಚಾಲೆಯಾಟ ನಡೆಸಲಿದೆ. ಸತ್ಯ ವಾಕ್ಯಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎಂಬುವ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡಿರಿ.

ಮೀನ: ಶಿಲ್ಪಿಗಳಿಗೆ, ಸಮುದ್ರೋತ್ಪನ್ನಗಳ ಮಾರಾಟಗಾರರಿಗೆ ವೃತ್ತಿಯಲ್ಲಿ ಲಾಭ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಯೋಗ. ಸಂಘ ಸಂಸ್ಥೆಗಳ ಪದಾಧಿಕಾರ ದೊರಕುವುದು. ಸುಖ ಸಂಪತ್ತಿನ ಜೊತೆಯಲ್ಲಿ ಚಿಂತೆಯು ನಿದ್ದೆಗೆಡಿಸುತ್ತದೆ.

ಪದಬಂಧ 4927

– ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಸಂಯೋಗವು ಈ ರೀತಿ ಬಂದಿದೆ (3)
4.ಎಲ್ಲೆಯಿಂದ ಹೊರ ಹಾಕುವುದು (4)
6.ಮನಸ್ಸಿಗೆ ತಾಗುವಂತೆ ಹೇಳುವ ಮಾತು (4)
8.ಕೆಂಪಾದ ನೀರಿದು (3)
11.ಜಿಪುಣ ಇಲ್ಲಿದ್ದಾನೆ (3)
13.ಕಾರ್ಯದ ಫಲ (4)
17.ತಟದಲ್ಲಿ ಈ ಮೋಸವೇ! (4)
18.ಕಟ ಕಟ ಶಬ್ದ ಮಾಡುತ್ತಿರುವ ಬಾಗಿಲು! (3)

ಮೇಲಿಂದ ಕೆಳಕ್ಕೆ
1.ಕೊನೆಗೆ ಹಾರವನ್ನಿಟ್ಟು ಮಾಡಿದ ವಧೆ! (3)
2.ಹೊಗಳಿಕೆ ಪದದ ವಿರುದ್ಧ ಪದ (4)
3.ಅಚ್ಚುಕಟ್ಟು ಇಲ್ಲಿದೆ (3)
5.ನಾಗರಿಕರು ಉಲ್ಟಾ ಹಿಡಿದಿರುವ ಗುಂಜು! (2)
7.ನಡುಕ ಅಥವಾ ಮೋಸ (3)
9.ತಲೆಗೆ ಸುತ್ತಿಕೊಳ್ಳುವ ಬಟ್ಟೆ (3)
10.ತಾಪದ ಹೊತ್ತಿನಲ್ಲಿ ತೋರಿದ ಶೌರ್ಯ (3)
12.ಕನ್ನಡಿಗರ ನಾಡಿದು (4)
14.ರೀತಿಯೊಡನೆ ಬರುವ ಜೋಡು ನುಡಿ (3)
15.ಮಡಿವಂತ ನೀಡಿರುವ ಓಟು (2)
16.ಗಟ್ಟಿಯಾಗಿ ಕೂಗಾಡುವುದು (3)



4926ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:
1.ವಿಗ್ರಹಭಂಜಕ 4.ಫಲವತ್ತು
5.ರಸಿಕ 7.ಆಧಾರ
9.ದವಸ 12.ರಿಪೇರಿ
13.ಪುರಸ್ಕಾರ 15.ಉದರಂಭರಣ

ಮೇಲಿಂದ ಕೆಳಕ್ಕೆ:
1.ವಿತರಕ 2.ಕಫ
3.ಕಸ್ತೂರಿ 6.ಕಲಾವಿದ
7.ಆಯಾಸ 8.ರಣಭೇರಿ
10.ಪರಿಮಾಣ 11.ಸಂಪುಟ
14.ರಲು

ಸುಡೊಕು 5313

		6		4		3		5
	3		5		7			
	9	2		3		7		1
2	1		9		3	6		
				1				
3	8			5			7	
9		8						7
	6			9			3	
4		3			1	2		6

ಆಡುವುದು ಹೇಗೆ?

ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿನಲ್ಲೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5312 ಸುಡೊಕು

2	4	8	1	6	3	5	9	7
7	5	6	4	9	8	2	3	1
1	3	9	2	5	7	4	8	6
6	1	5	9	7	4	8	2	3
3	9	7	8	1	2	6	5	4
8	2	4	6	3	5	7	1	9
5	6	3	7	2	1	9	4	8
9	8	2	3	4	6	1	7	5
4	7	1	5	8	9	3	6	2

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ: ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ. ಡೆತ್‌ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆದ ದಿಢೀರ್ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ನೋಟ್ ಸಿಕ್ಕರೂ ಅಂದಿನ ಗೃಹ ಸಚಿವ ಜಾರ್ಜ್ ರಾಜೀನಾಮೆ ಕೊಡಲಿಲ್ಲ. ಈಗ ಅದೇ ಕಾಂಗ್ರೆಸ್ ವಾಟ್ಸ್‌ಆ್ಯಪ್ ಸಂದೇಶ ಇಟ್ಟುಕೊಂಡು ರಾಜೀನಾಮೆ ಕೇಳುತ್ತಿದೆ. ಇಂತಹ ಒತ್ತಡಕ್ಕೆಲ್ಲ ಮಣಿಯುವುದಿಲ್ಲ’ ಎಂದು ತಿರುಗೇಟು ನೀಡಿದರು.

‘ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ವರ್ಕ್ ಆರ್ಡರ್ ಇಲ್ಲದೇ ಗುತ್ತಿಗೆ ಕೆಲಸ ನೀಡುತ್ತಿದ್ದರಾ? ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಕಾಮಗಾರಿಯ ಟೆಂಡರ್ ನೀಡಲು ಐದಾರು ಹಂತಗಳಿವೆ. ಯಾವ ಪ್ರಕ್ರಿಯೆಯಲ್ಲೂ ಸಂತೋಷ್ ಹೆಸರಿಲ್ಲ. ಒಮ್ಮೆಯೂ ಆತನನ್ನು ಭೇಟಿಯಾಗಿಲ್ಲ. ನನ್ನ ಹೆಸರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುವೆ’ ಎಂದು ಸಮರ್ಥಿಸಿಕೊಂಡರು.

‘ಎರಡು ದಿನಗಳ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸುವೆ. ಈಗಾಗಲೇ ಪಕ್ಷದ ಅಧ್ಯಕ್ಷ ಕಟೀಲ್ ಅವರಿಗೆ ಎಲ್ಲ ಸಂಗತಿ ವಿವರಿಸಿರುವೆ’ ಎಂದು ಮಾಹಿತಿ ನೀಡಿದರು.

‘ಮೃತ ಸಂತೋಷ್ ನನ್ನ ವಿರುದ್ಧ ದೂರು ನೀಡಲು ದೆಹಲಿಗೆ ವಿಮಾನದಲ್ಲಿ ಹೋಗಿದ್ದಾರೆ. ಅವರಿಗೆ ಅಷ್ಟೊಂದು ಹಣ ಹೇಗೆ ಬಂತು? ಈ ಎಲ್ಲ ವಿಷಯಗಳು ತನಿಖೆಯಾಗಬೇಕಿದೆ. ದೆಹಲಿ ವರಿಷ್ಠರಿಗೆ ನೀಡಿದ ದೂರಿನ ಕುರಿತು ಈಗಾಗಲೇ ಇಲಾಖೆಯ ಅಧಿಕಾರಿಗಳು ಉತ್ತರ ನೀಡಿದ್ದಾರೆ’ ಎಂದರು.

‘ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ನಡೆದ ಗಲಭೆಯಲ್ಲಿ ನನ್ನ ಪಾತ್ರವಿಲ್ಲ. ಶಿವಮೊಗ್ಗದಲ್ಲಿ ಸದಾ ಶಾಂತಿ ಕಾಪಾಡಲು ಶ್ರಮಿಸಿದ್ದೇನೆ. ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಲಾಗಿದೆ. ಮುಸ್ಲಿಂ ಸಮಾಜದ ಹಿರಿಯರು ಯುವಕರಿಗೆ ಬುದ್ಧಿ ಹೇಳಬೇಕು. ಇಂತಹ ಸಮಯದಲ್ಲಿ ಕಾಂಗ್ರೆಸ್ ನಡೆಸುವ ಚಿತಾವಣೆಗೆ ಗಮನ ಕೊಡಬಾರದು’ ಎಂದು ಕಿವಿಮಾತು ಹೇಳಿದರು.

ಶಿವಮೊಗ್ಗದಲ್ಲಿ ಬುಧವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ನಂತರ ಬಿಜೆಪಿ ಕಾರ್ಯಕರ್ತರು ವಾಹನಕ್ಕೆ ತಡೆಯೊಡ್ಡಿದರು –ಪ್ರಜಾವಾಣಿ ಚಿತ್ರ/ ಶಿವಮೊಗ್ಗ ನಾಗರಾಜ್

ಕಾಂಗ್ರೆಸ್ ಕಾರ್ಯಕರ್ತರ ಬಂಧನ: ಕಲ್ಲು, ಚಪ್ಪಲಿ ತೂರಾಟ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮುಗಿಸಿ ಹೊರಬಂದ ಈಶ್ವರಪ್ಪ ಅವರ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದರು. ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಈ ಸಮಯದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು. ಆಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ, ವಾಹನ ಹತ್ತಿಸಿದರು. ಆಗ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ, ಚಪ್ಪಲಿ, ಕಲ್ಲು ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಮತ್ತೊಂದೆಡೆ ರಾಷ್ಟ್ರ ಭಕ್ತಿ ಬಳಗದ ಹೆಸರಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ‘ಈಶ್ವರಪ್ಪ ರಾಜೀನಾಮೆ ನೀಡಬಾರದು. ಇದು ಕಾಂಗ್ರೆಸ್, ಜೆಡಿಎಸ್, ಎಸ್‌ಡಿಪಿಐ ಮತ್ತಿತರ ಪಕ್ಷಗಳ ಷಡ್ಯಂತ್ರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ 2 ನಿಮಿಷ

‘ಕಾನೂನಿನ ಪ್ರಕಾರ ತನಿಖೆ’

ಮಂಗಳೂರು: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆ ಕಾನೂನು ಪ್ರಕಾರ ನಡೆಯಲಿದೆ. ಎಲ್ಲೂ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್ ಆಗಿದ್ದು, ಆ ಬಗ್ಗೆ ಎಲ್ಲ ವಿವರ ಪಡೆದುಕೊಂಡಿದ್ದೇನೆ. ಈಶ್ವರಪ್ಪ ಅವರ ಜತೆ ಮುಖತಃ ಮಾತನಾಡುತ್ತೇನೆ. ಫೋನ್‌ನಲ್ಲೂ ಕೆಲವು ವಿಚಾರ ಮಾತನಾಡಿದ್ದೇನೆ’ ಎಂದರು.

ಈಶ್ವರಪ್ಪ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ರಾಜೀನಾಮೆ ಬಗ್ಗೆ ಈಶ್ವರಪ್ಪ ಏನು ಹೇಳಿದ್ದಾರೆ ಗೊತ್ತಿಲ್ಲ. ನೇರವಾಗಿ ಅವರೊಂದಿಗೆ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಅಲ್ಲಿನ ಘಟನೆ ಮತ್ತು ಎಫ್‌ಐಆರ್ ಆದ ನಂತರ ಏನಾಗಿದೆ ಎಂಬುದರ ಕುರಿತು ಅವರೊಂದಿಗೆ ಮಾತನಾಡುತ್ತೇನೆ’ ಎಂದರು.

ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ, ‘ವಿರೋಧ ಪಕ್ಷದವರು ಇದರಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ತನಿಖೆ ನಂತರ ಸತ್ಯಾಂಶ ಹೊರ ಬರುತ್ತದೆ. ಇದರಲ್ಲಿ ಯಾರ ಪಾತ್ರ ಇದೆ. ಇದರ ಹಿನ್ನೆಲೆ ಏನು ಎನ್ನುವುದು ಗೊತ್ತಾಗುತ್ತದೆ. ಪಕ್ಷದ ವರಿಷ್ಠರಿಗೆ ಎಲ್ಲ ವಿಚಾರ ಗೊತ್ತಿದೆ. ನಾನು ಕೂಡ ಹೇಳಿದ್ದೇನೆ’ ಎಂದರು.

ಪಾರದರ್ಶಕ ತನಿಖೆಗೆ ಎಚ್‌ಡಿಕೆ ಆಗ್ರಹ

ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವರ ಮೇಲೆ ಶೇ 40 ಕಮಿಷನ್ ಬೇಡಿಕೆ ಆರೋಪ ಸಾಬೀತಾಗುವುದು ಕಷ್ಟ. ಕಾರ್ಯಾದೇಶ, ಅಂದಾಜುಪಟ್ಟಿ ಇಲ್ಲದೆ ₹ 4 ಕೋಟಿ ಕಾಮಗಾರಿ ಮಾಡಿರುವುದು ಕೂಡ ತಪ್ಪು. ಈಶ್ವರಪ್ಪ ಅಥವಾ ಸ್ವತಃ ಮುಖ್ಯಮಂತ್ರಿ ಗುತ್ತಿಗೆದಾರನಿಗೆ ಹಣ ಪಾವತಿ ಮಾಡುವುದು ಕಷ್ಟ. ಸರ್ಕಾರ ಪಾರದರ್ಶಕವಾಗಿ ತನಿಖೆ ಮಾಡಬೇಕು’ ಎಂದು ಸಲಹೆ ನೀಡಿದರು.

ಈಶ್ವರಪ್ಪ ಅವರೇ ಆತ್ಮಹತ್ಯೆಗೆ ಕಾರಣ ಎಂಬ ವಾಟ್ಸ್‌ಆ್ಯಪ್ ಸಂದೇಶದ ಆಧಾರದಲ್ಲಿ ಪಟ್ಟು ಹಿಡಿದು ಕಾಂಗ್ರೆಸ್ ಪಕ್ಷದ ಮುಖಂಡರು ರಾಜೀನಾಮೆಗೆ ಒತ್ತಾಯ ಮಾಡುವುದು ಸರಿಯಲ್ಲ ಎಂದೂ ಹೇಳಿದರು.

ಸಂತೋಷ್ ಜತೆಗೆ ಇಬ್ಬರು ಉಡುಪಿಗೆ ತೆರಳಿ ಒಂದು ದಿನ ಒಟ್ಟಿಗೆ ಕಳೆದಿದ್ದಾರೆ. ನಂತರ ಬೇರೆ ಕೊಠಡಿ ಪಡೆದು ತಂಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಜೊತೆಗಿದ್ದ ಸ್ನೇಹಿತರ ತನಿಖೆಯೂ ಆಗಬೇಕು. ಕಾಮಗಾರಿಯನ್ನು ಒಬ್ಬರೇ ಮಾಡಿದ್ದಾರೋ ಅಥವಾ ಮೂರ್ನಾಲ್ಕು ಜನ ಸೇರಿ ಮಾಡಿದ್ದಾರೋ ಎಂಬುದನ್ನು ಪತ್ತೆ ಮಾಡಬೇಕು ಎಂದರು.

ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಆಪ್ತರಾದ ಬಸವರಾಜ್, ರಮೇಶ್ ಹಾಗೂ ಇತರರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಸಂತೋಷ್ ಪಾಟೀಲ ಅವರ ಸಹೋದರ ಸಂಬಂಧಿಯಾದ ಪ್ರಶಾಂತ್ ಗೌಡಪ್ಪ ಪಾಟೀಲ ನೀಡಿದ ದೂರಿನ ಅನ್ವಯ ಸೆಕ್ಷನ್ 306, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಚಿವ ಈಶ್ವರಪ್ಪ ಎ1 (ಆರೋಪಿ-1), ಬಸವರಾಜ್ ಎ2 ಹಾಗೂ ರಮೇಶ್ ಎ3 ಎಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮಾಹಿತಿ ನೀಡಿದರು.

‘ದೂರಿನನ್ವಯ ಪ್ರಕರಣ’: ಮೃತ ಸಂತೋಷ್ ಪಾಟೀಲ ಕುಟುಂಬ ಸದಸ್ಯರು ನೀಡಿದ ದೂರಿನ ಪ್ರಕಾರವೇ ಸಚಿವ ಈಶ್ವರಪ್ಪ, ಬಸವರಾಜ್ ಮತ್ತು ರಮೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲಾಡ್ಜ್ ಕೊಠಡಿಯಲ್ಲಿ ದೊರೆತ ಡಿಜಿಟಲ್ ಮತ್ತು ಇತರೆ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ದೇವಜ್ಯೋತಿ ರೇ ಮಾಹಿತಿ ನೀಡಿದರು.

ರಾಜಭವನದ ಕದ ತಟ್ಟಿದ ‘ಕೈ’ ನಾಯಕರು • ಇದೇ 15ರಿಂದ ಸರಣಿ ಹೋರಾಟಕ್ಕೆ ಪಣ

‘ಭ್ರಷ್ಟಾಚಾರ ತೊಳೆದು ಹಾಕುವವರೆಗೂ ವಿರಮಿಸುವುದಿಲ್ಲ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ನೇರ ಕಾರಣವೆಂಬ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕಾಂಗ್ರೆಸ್ ನಿಯೋಗ ಬುಧವಾರ ಮನವಿ ಸಲ್ಲಿಸಿದೆ.

‘ಈಶ್ವರಪ್ಪ ಮತ್ತು ಅವರ ಮಿತ್ರರ ಕುಮ್ಮಕ್ಕಿನಿಂದ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದ ಬಗ್ಗೆ ಗಮನಹರಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಅವರ ವಿರುದ್ಧ ಕೊಲೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಮೊಕದ್ದಮೆ ದಾಖಲಿಸಬೇಕು’ ಎಂದು ರಾಜ್ಯಪಾಲರಲ್ಲಿ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

‘ಈಶ್ವರಪ್ಪ ಬಂಧನ ಆಗುವವರೆಗೂ ಹೋರಾಟ ಮುಂದುವರಿಸುತ್ತೇವೆ. ಬೊಮ್ಮಾಯಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರವನ್ನು ತೊಳೆದು ಹಾಕುವವರೆಗೂ ವಿರಮಿಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಈಶ್ವರಪ್ಪ ಬಿಲ್ ಪಾವತಿಸದೆ ಲಂಚ ಕೇಳಿದ ಬಗ್ಗೆ ಹಲವರಿಗೆ ದೂರು ಕೊಟ್ಟರೂ ನ್ಯಾಯ ಸಿಗದ ಕಾರಣ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಉಡುಪಿಗೆ ಹೋಗಿದ್ದಾರೆ. ಬಳಿಕ, ‘ಈಶ್ವರಪ್ಪ ನನ್ನ ಸಾವಿಗೆ ನೇರ ಕಾರಣ’ ಎಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದ್ದಾರೆ. ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಹೀಗಾಗಿ, ಈಶ್ವರಪ್ಪ ಅವರನ್ನು ಬಂಧಿಸಬೇಕು, ವಜಾಗೊಳಿಸಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ’ ಎಂದರು.

‘ಈಶ್ವರಪ್ಪ ವಿರುದ್ಧ ಮಂಗಳವಾರ ತಡರಾತ್ರಿ ಎಫ್‌ಐಆರ್ ದಾಖಲಾಗಿದ್ದರೂ, ಪೊಲೀಸರು ಭ್ರಷ್ಟಾಚಾರ ನಿಗ್ರಹದ ಸೆಕ್ಷನ್ 13 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಈಶ್ವರಪ್ಪ ಮತ್ತು ಇತರ ಆರೋಪಿ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ ಪ್ರಕರಣ ಜಾಮೀನುರಹಿತ ಅಪರಾಧ’ ಎಂದರು.

ಸರ್ಕಾರದಿಂದ ಒತ್ತಡ: ‘ರಾಜ್ಯ ಸರ್ಕಾರದ ಒತ್ತಡದ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿ ಸಚಿವರನ್ನು ರಕ್ಷಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾವು ನಮ್ಮ ಹೋರಾಟ ಹಮ್ಮಿಕೊಂಡಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

‘ನಮ್ಮ ಸರ್ಕಾರ ಇದ್ದ ಸಮಯದಲ್ಲಿ ಕೆ.ಜೆ. ಜಾರ್ಜ್ ಅವರನ್ನು ಬಿಜೆಪಿ ನಾಯಕರು ಕೊಲೆಗಾರ ಎಂದಿದ್ದರು. ನಾವು ಈಗ ಈಶ್ವರಪ್ಪ ಅವರನ್ನು ಏನೆಂದು ಕರೆಯಬೇಕು. ಸಾಯುವಂತೆ ಕಿರುಕುಳ ನೀಡಿರುವ ಅವರು ಕೂಡ ಕೊಲೆಗಾರ’ ಎಂದರು.

‘ಇದೇ 15ರಿಂದ ಪಕ್ಷದ ಪ್ರಮುಖ ನಾಯಕರ ನೇತೃತ್ವದಲ್ಲಿ 7-8 ತಂಡಗಳನ್ನು ರಚಿಸಿ ಐದು ದಿನ ಎಲ್ಲ ಜಿಲ್ಲೆಗಳಿಗೆ ತೆರಳಿ, ಶೇ 40 ಕಮಿಷನ್ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಬ್ಲಾಕ್ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುತ್ತೇವೆ. ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸದೆ, ಹೋರಾಟ ಆಯೋಜಿಸಿ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದರು.



ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕಾಂಗ್ರೆಸ್ ನಿಯೋಗ ಬುಧವಾರ ಮನವಿ ಸಲ್ಲಿಸಿತು

‘ಈಶ್ವರಪ್ಪ, ಭ್ರಷ್ಟಾಚಾರಕ್ಕೆ ಸಿಎಂ ರಕ್ಷಣೆ’

‘ರಾಜ್ಯದಲ್ಲಿ ಜನರ ರಕ್ಷಕರೇ ಲೂಟಿಕೋರರಾಗಿದ್ದಾರೆ. ಜನರ ಹಿತ ಕಾಯುವವರೇ ತಮ್ಮ ಪಕ್ಷದ ಕಾರ್ಯಕರ್ತರನ್ನು ಲೂಟಿ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿದ್ದಾರೆಂದರೆ ರಾಜ್ಯ ಯಾವ ದಿಕ್ಕಿನಲ್ಲಿ ಸಾಗುತ್ತಿದೆ. ಅಧಿಕಾರದಲ್ಲಿ ಮುಂದುವರಿಯಲು ಈ ಸರ್ಕಾರ ಯೋಗ್ಯವೇ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಶ್ನಿಸಿದರು.

‘ಮೃತ ಸಂತೋಷ್ ಕುಟುಂಬ ಮೃತದೇಹ ಪಡೆಯುವುದಿಲ್ಲ, ಅಂತ್ಯ ಸಂಸ್ಕಾರ ಮಾಡುವುದಿಲ್ಲವೆಂದು ಹಟ ಹಿಡಿದಾಗ ಕಣ್ಣೊರೆಸಲು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಕೊಲೆಗೆ ಮೂಲ ಕಾರಣವಾಗಿರುವ ಭ್ರಷ್ಟಾಚಾರದ ಪ್ರಸ್ತಾಪವಾಗಿಲ್ಲ. ಉದ್ದೇಶಪೂರ್ವಕವಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಲ್ಲ. ಭ್ರಷ್ಟಾಚಾರ ಹಾಗೂ ಈಶ್ವರಪ್ಪ ರಕ್ಷಣೆಗೆ ಮುಖ್ಯಮಂತ್ರಿ ನಿಂತಿದ್ದಾರೆ. ಪೊಲೀಸರ ಮೇಲೆ ಒತ್ತಡ ಹಾಕಿ ಭ್ರಷ್ಟಾಚಾರ ಪ್ರಕರಣ ಸೇರಿಸದಂತೆ ತಡೆಹಿಡಿದಿದ್ದಾರೆ’ ಎಂದು ದೂರಿದರು.

ಶಾ ಮನೆ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತೋಷ್ ಸಾವಿಗೆ ಈಶ್ವರಪ್ಪ ಕಾರಣ ಎಂದು ಘೋಷಣೆ ಕೂಗಿದರು.

‘ಬಿಜೆಪಿಯ 40 ಪರ್ಸೆಂಟ್ ಸರ್ಕಾರದ ದುರಾಡಳಿತಕ್ಕೆ ಅದೇ ಪಕ್ಷದ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಏಕೆ ಮೌನವಹಿಸಿದ್ದಾರೆ’ ಎಂದು ಶ್ರೀನಿವಾಸ್ ಪ್ರಶ್ನಿಸಿದ್ದಾರೆ.

‘ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

₹ 1 ಕೋಟಿ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಕುಟುಂಬದವರಿಗೆ ಕಾಂಗ್ರೆಸ್ ನಾಯಕರು ಬುಧವಾರ ಸಾಂತ್ವನ ಹೇಳಿದರು.

ಇಲ್ಲಿನ ನಿವಾಸಕ್ಕೆ ಬಂದ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಂ ಅಹಮದ್ ಮತ್ತು ಈಶ್ವರ್ ಖಂಡ್ರೆ, ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡ ಫಿರೋಜ್ ಸೇಠ್ ಮೊದಲಾದವರು ಸಂತೋಷ್ ತಾಯಿ ಪಾರ್ವತಿ ಪಾಟೀಲ, ಪತ್ನಿ ಜಯಶ್ರೀ ಪಾಟೀಲ ಹಾಗೂ ಕುಟುಂಬದವರಿಗೆ ಧೈರ್ಯ ತುಂಬಿದರು.

> **ಈಶ್ವರಪ್ಪ ಸೇರಿದಂತೆ ಎಲ್ಲ ಸಚಿವರು ರಾಕ್ಷಸ ಪ್ರವೃತ್ತಿಯವರಾಗಿದ್ದಾರೆ. ಪ್ರತಿ ಕಾಮಗಾರಿಗೂ ಇಂತಿಷ್ಟು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿದ್ದಾರೆ**
> **ಸಿದ್ದರಾಮಯ್ಯ,** ವಿಧಾನಸಭೆ ವಿರೋಧಪಕ್ಷದ ನಾಯಕ

> **ನ್ಯಾಯ ಒದಗಿಸಿ ಎಂದು ಪ್ರಧಾನಿ ಬಳಿಗೆ ಹೋಗಿದ್ದರೂ ಅವರಿಗೆ ಸ್ಪಂದನೆ ಸಿಕ್ಕಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ಸಾವಿರಾರು ಆಗುವ ಲಕ್ಷಣಗಳು ಕಾಣುತ್ತಿವೆ**
> **ಡಿ.ಕೆ.ಶಿವಕುಮಾರ್**
> ಕೆಪಿಸಿಸಿ ಅಧ್ಯಕ್ಷ

ಆ ಕುಟುಂಬದವರು ಬಿಕ್ಕಿಬಿಕ್ಕಿ ಅತ್ತು, ನೋವು ತೋಡಿಕೊಂಡರು.

‘ಸಂತೋಷ್ ನಡೆಸಿದ್ದ ಕಾಮಗಾರಿ, ಎಷ್ಟು ಹಣ ಬಾಕಿ ಇತ್ತು? ಸಚಿವರ ಮೇಲೆ ಮಾಡಿರುವ ಆರೋಪ ನಿಜವೇ? ಎಂಬಿತ್ಯಾದಿ ಮಾಹಿತಿ ಪಡೆದರು. ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಪಕ್ಷದಿಂದ ಹೋರಾಡುತ್ತೇವೆ. ನೀವು ಧೈರ್ಯ ಕಳೆದುಕೊಳ್ಳಬೇಡಿ’ ಎಂದು ಮುಖಂಡರು ಅಭಯ ನೀಡಿದರು.

ಸಾವಿರಾರು ಆಗುವ ಲಕ್ಷಣಗಳಿವೆ: ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ರಾಜ್ಯದಲ್ಲಿ ಇಂತಹ ಘಟನೆಗಳು ಇನ್ನಷ್ಟು ಆಗುವುದನ್ನು ತಪ್ಪಿಸಲು ನಾವು ಹೋರಾಟ ಮಾಡುತ್ತೇವೆ’ಎಂದರು.

‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು. ಕುಟುಂಬಕ್ಕೆ ₹ 1 ಕೋಟಿ ಪರಿಹಾರ ಕೊಡಬೇಕು. ಪತ್ನಿಗೆ ವಿದ್ಯಾರ್ಹತೆಗೆ ತಕ್ಕ ಸರ್ಕಾರಿ ನೌಕರಿ ಕೊಡಬೇಕು’ ಎಂದು ಆಗ್ರಹಿಸಿದರು.

‘ಜಯಶ್ರೀ ಅವರಿಗೆ ಸರ್ಕಾರವು ಸರ್ಕಾರ ನೌಕರಿ ಕೊಡುವವರೆಗೆ ತಾತ್ಕಾಲಿಕವಾಗಿ ನಾವೇ ನೌಕರಿ ಕೊಡಿಸುತ್ತೇವೆ. ಕೆಪಿಸಿಸಿ ವತಿಯಿಂದ ₹ 11 ಲಕ್ಷ ಪರಿಹಾರವನ್ನು ಶೀಘ್ರದಲ್ಲೇ ನೀಡಲಾಗುವುದು’ ಎಂದರು.

₹4 ಕೋಟಿ ಕೂಡಲೇ ಪಾವತಿಸಬೇಕು: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಅಮಾನವೀಯವಾದ ಸಾವಾಗಿದೆ. ಇದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಸಂತೋಷ್ ಸಂದೇಶ ಕಳುಹಿಸಿದ್ದಾರೆ. ಅವರ ತಾಯಿ ಹಾಗೂ ಪತ್ನಿಯೂ ಅದೇ ಮಾತು ಹೇಳಿದ್ದಾರೆ. ಅವರಿಗೆ ಶಿಕ್ಷೆ ಆಗಬೇಕು; ನಮಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ಅವರಿಗೆ ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತೇವೆ’ ಎಂದರು.

‘ಸಚಿವರು ಹೇಳದೆ ಸಂತೋಷ್ ಕೆಲಸ ಮಾಡಿರುವುದಿಲ್ಲ. ಆ ಕೆಲಸಕ್ಕೆ ಸಂಬಂಧಿಸಿದ ₹4 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಚಿವರ ಭ್ರಷ್ಟಾಚಾರದಿಂದಾಗಿ ಇಡೀ ಕುಟುಂಬ ಅನಾಥವಾಗಿದೆ. ಅವರಿಗೆ ನ್ಯಾಯ ಸಿಗಲೇಬೇಕು’ ಎಂದು ಆಗ್ರಹಿಸಿದರು.

ಸಂತೋಷ್ ಶವ ಹುಟ್ಟೂರಿಗೆ

ಉಡುಪಿ: ಸಂತೋಷ್ ಪಾಟೀಲ ಅವರ ಮೃತದೇಹವನ್ನು ಅವರ ಸಂಬಂಧಿಕರು ಬುಧವಾರ ರಾತ್ರಿ ಅವರ ಹುಟ್ಟೂರು ಬೆಳಗಾವಿಯ ಜಿಲ್ಲೆಯ ಹಿಂಡಲಗಾಕ್ಕೆ ಒಯ್ದರು.

‘ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಶವವನ್ನು ಒಯ್ಯುವುದಿಲ್ಲ, ಅಷ್ಟೇ ಅಲ್ಲ ಮರಣೋತ್ತರ ಪರೀಕ್ಷೆಗೂ ಅವಕಾಶ ಕೊಡುವುದಿಲ್ಲ’ ಎಂದು ಬುಧವಾರ ಬೆಳಿಗ್ಗೆ ಸಂಬಂಧಿಕರು ಪಟ್ಟು ಹಿಡಿದಿದ್ದರು. ಎಸ್‌ಪಿ ಎನ್. ವಿಷ್ಣುವರ್ಧನ್ ಅವರು ಅವರನ್ನು ಸಮಾಧಾನಗೊಳಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮದ ಭರವಸೆ ನೀಡಿದ ಬಳಿಕ ಶವವನ್ನು ಮಣಿಪಾಲ ಆಸ್ಪತ್ರೆಗೆ ಒಯ್ದು, ಪರೀಕ್ಷೆಗಳನ್ನು ನಡೆಸಲಾಯಿತು. ರಾತ್ರಿ ಮರಳಿ ಊರಿಗೆ ಒಯ್ದರು.

‘ಸಮಗ್ರ ತನಿಖೆಯಾಗಲಿ’

ಚಿಕ್ಕಮಗಳೂರು: ‘ರಾಜೀನಾಮೆ ನೀಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಪಕ್ಷ ಸೂಚನೆ ನೀಡಿಲ್ಲ. ಆದರೆ, ಸಾರ್ವಜನಿಕ ಜೀವನದಲ್ಲಿ ಕೆಲವೊಮ್ಮೆ ಅನಿವಾರ್ಯವಾಗಿ ತಲೆ ಕೊಡಬೇಕಾಗುತ್ತದೆ. ಜನರ ಸಂಶಯ ದೂರ ಮಾಡಲು ಮುಖ್ಯಮಂತ್ರಿ ಮತ್ತು ಈಶ್ವರಪ್ಪ ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಕಂಡುಬಂದಿಲ್ಲ. ನಾನು ಹೇಳಿದರೆ ಅದನ್ನು ಯಾರೂ ನಂಬುವುದಿಲ್ಲ. ತನಿಖೆ ನಡೆದರೆ ಅಪರಾಧಿ ಯಾರು ಎಂಬುದು ಪತ್ತೆಯಾಗುತ್ತದೆ’ ಎಂದರು.

‘ಸಂತೋಷ್ ಪತ್ರಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೆ. ಕಾಮಗಾರಿಗೆ ಅನುಮೋದನೆ ಪತ್ರ, ಕಾರ್ಯಾದೇಶ ಪಡೆಯದೆ ಸಂತೋಷ್ ಕೆಲಸ ಮಾಡಿ ಬಿಲ್ ಪಾವತಿಸುವಂತೆ ಬೇಡಿಕೆ ಇಟ್ಟಿದ್ದರಂತೆ. ಅನುಮೋದನೆ ಪತ್ರ, ಕಾರ್ಯಾದೇಶ ಇಲ್ಲದೆ ಕೋಟಿಗಟ್ಟಲೆ ಮೊತ್ತದ ಕಾಮಗಾರಿ ಹೇಗೆ ಮಾಡಿದರು ಎಂಬ ಕುರಿತು ತನಿಖೆಯಾಗಬೇಕು’ ಎಂದು ಹೇಳಿದರು.

‘ಈಶ್ವರಪ್ಪ ರಾಜೀನಾಮೆ ಬಗ್ಗೆ ಶೀಘ್ರ ತೀರ್ಮಾನ’

ಪ್ರಜಾವಾಣಿ ವಾರ್ತೆ

ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಇಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿ, ‘ಕರ್ನಾಟಕದಲ್ಲಿ ನಡೆದಿರುವುದು ಸಣ್ಣ ಘಟನೆಯಲ್ಲ. ಇದರ ಹಿಂದೆ ಖಂಡಿತವಾಗಿಯೂ ದೊಡ್ಡ ಕೈವಾಡವಿದೆ. ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಪ್ರಕರಣದಲ್ಲಿ ಹಲವು ಆಯಾಮಗಳಿವೆ. ಘಟನೆಯ ಹಿಂದೆ ಯಾರಾರಿದ್ದಾರೆ ಎನ್ನುವುದರ ಕುರಿತು ತನಿಖೆ ನಡೆಸಬೇಕಾಗುತ್ತದೆ’ ಎಂದರು.

ಘಟನೆಯ ಬಗ್ಗೆ ಮಾಹಿತಿ ಕೊಡುವಂತೆ ಅರುಣ್ ಸಿಂಗ್ ಅವರಿಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಮಾಹಿತಿ ಸಂಗ್ರಹದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಸಿ.ಎಂ ಜೊತೆ ಮಾತನಾಡಿರುವೆ: ಬಿಎಸ್‌ವೈ

ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದೇನೆ. ಸೂಕ್ತ ತನಿಖೆ ಮಾಡಿಸುವುದಾಗಿ ಅವರು ಹೇಳಿದ್ದಾರೆ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿ, ‘ಪ್ರಕರಣದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ಕೊಡಲು ಬಯಸುವುದಿಲ್ಲ. ತನಿಖೆ ನಡೆಯಲಿ, ಸತ್ಯಾಸತ್ಯತೆ ಹೊರಬರಲಿ’ ಎಂದು ಹೇಳಿದರು.

‘ಈಶ್ವರಪ್ಪ ರಾಜೀನಾಮೆಗೆ ವಿರೋಧ ಪಕ್ಷದವರು ಒತ್ತಾಯಿಸುತ್ತಿದ್ದಾರಲ್ಲಾ’ ಎಂಬ ಪ್ರಶ್ನೆಗೆ, ‘ಆ ಬಗ್ಗೆ ಏನನ್ನೂ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಸಂತೋಷ್ ಆತ್ಮಹತ್ಯೆ: ಕಮಲ ನಾಯಕರು ವಿಲವಿಲ

ಆರಂಭದಲ್ಲೇ ಮುಗ್ಗರಿಸಿದ ಬಿಜೆಪಿ ಚುನಾವಣಾ ಯಾತ್ರೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಒಂದು ವರ್ಷ ಮೊದಲೇ ವಿಧಾನಸಭಾ ಚುನಾವಣಾ ತಯಾರಿಯನ್ನು ಆರಂಭಿಸುವ ಬಿಜೆಪಿಯ ಪ್ರಯತ್ನಕ್ಕೆ ಮೊದಲ ಹೆಜ್ಜೆಯಲ್ಲೇ ಹಿನ್ನಡೆಯಾಗಿದೆ. ಪಕ್ಷ ಸಂಘಟನೆಗಾಗಿ ಬಿಜೆಪಿ ನಾಯಕರು ಆರಂಭಿಸಿದ್ದ ವಿಭಾಗವಾರು ಯಾತ್ರೆಯ ಹುಮ್ಮಸ್ಸನ್ನು ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ ಕಿತ್ತುಕೊಂಡಿದೆ.

ಹಿಂದೆ ಹಲವು ರಾಜ್ಯಗಳಲ್ಲಿ ವರ್ಷಕ್ಕೂ ಮೊದಲು ಚುನಾವಣಾ ತಯಾರಿ ಆರಂಭಿಸಿ ಯಶಸ್ಸು ಕಂಡಿರುವ ಬಿಜೆಪಿ, ಅದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಲು ನಿರ್ಧರಿಸಿದೆ. ಅದರ ಭಾಗವಾಗಿಯೇ ಪಕ್ಷದ ಎಲ್ಲ ಪ್ರಮುಖ ನಾಯಕರನ್ನೂ ಒಳಗೊಂಡ ತಂಡಗಳನ್ನು ರಚಿಸಿ, ವಿಭಾಗವಾರು ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಮೈಸೂರು, ಬೆಳಗಾವಿ ಮತ್ತು ಮಂಗಳೂರಿನಲ್ಲಿ ಮಂಗಳವಾರ ಹಾಗೂ ಬುಧವಾರ ಆಯಾ ವಿಭಾಗಗಳ ಜಿಲ್ಲಾ ಮಟ್ಟದ ಪ್ರತ್ಯೇಕ ಸಭೆಗಳನ್ನು ನಿಗದಿಪಡಿಸಲಾಗಿತ್ತು. ಮಂಗಳವಾರ ಬಿಜೆಪಿ ನಾಯಕರ ಸಭೆ ಆರಂಭವಾಗುವ ಹೊತ್ತಿನಲ್ಲೇ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಯ ಸುದ್ದಿಯೂ ಬರಸಿಡಿಲಿನಂತೆ ಅಪ್ಪಳಿಸಿತು.

ಮೂರೂ ಕಡೆಗಳಲ್ಲಿ ಬಿಜೆಪಿ ನಾಯಕರ ಸಭೆ ನಡೆಯುತ್ತಿದ್ದ ಹೋಟೆಲ್‌ಗಳ ಮುಂಭಾಗದಲ್ಲೇ ಕಾಂಗ್ರೆಸ್, ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ವಿಭಾಗದ ಸಭೆಯಲ್ಲಿದ್ದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧವೇ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ ಆರೋಪ ಮಾಡಿರುವುದು ಬಿಜೆಪಿ ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸಿತು. ಪಕ್ಷದ ಸಂಘಟನೆಗಿಂತಲೂ ಹೆಚ್ಚಾಗಿ ಗುತ್ತಿಗೆದಾರನ ಸಾವಿನ ಪ್ರಕರಣದ ಕುರಿತೇ ಹೆಚ್ಚು ಚರ್ಚೆ ನಡೆಸಬೇಕಾದ ಅನಿವಾರ್ಯತೆಗೆ ಬಿಜೆಪಿ ಸಿಲುಕಿತು.

ವಿಭಾಗವಾರು ಸಭೆಗಳಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರು ಮತ್ತು ಸಚಿವರು ಮೊದಲ ದಿನ ಈಶ್ವರಪ್ಪ ಅವರನ್ನು ಸಮರ್ಥಿಸಿ ಹೇಳಿಕೆ ನೀಡುವುದಕ್ಕೆ ಬಹುತೇಕ ಸಮಯ ಮೀಸಲಿಡಬೇಕಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರು ಈಶ್ವರಪ್ಪ ಅವರನ್ನು ಸಮರ್ಥಿಸಿಕೊಳ್ಳುವ ಹೇಳಿಕೆಗಳನ್ನು ನೀಡುತ್ತಲೇ ಇದ್ದರು.

ಎರಡನೇ ದಿನವಾದ ಬುಧವಾರವೂ ಎಲ್ಲ ಕಡೆಗಳಲ್ಲೂ ಸಂತೋಷ್ ಪಾಟೀಲ ಪ್ರಕರಣದ ಕುರಿತೇ ಹೆಚ್ಚು ಚರ್ಚೆಯಾಯಿತು. ಅರ್ಧ ದಿನ ಸಭೆ ನಡೆಸಿದ ನಾಯಕರು ತರಾತುರಿಯಲ್ಲೇ ಅಲ್ಲಿಂದ ನಿರ್ಗಮಿಸಿದರು. ವಿಭಾಗವಾರು ಸಭೆಗಳ ಮೂಲಕ ಜಿಲ್ಲೆ, ಮಂಡಲ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿಗೆ ಚಾಲನೆ ನೀಡುವ ಬಿಜೆಪಿ ವರಿಷ್ಠರ ಕನಸು ಆರಂಭದಲ್ಲೇ ಮುಗ್ಗರಿಸಿದೆ.

ಕಾರ್ಯಕಾರಿಣಿಗೂ ಕರಿನೆರಳು

ಇದೇ 16 ಮತ್ತು 17ರಂದು ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಿಗದಿಯಾಗಿದೆ. ಗುತ್ತಿಗೆದಾರನ ಸಾವಿನ ಪ್ರಕರಣ ಅಲ್ಲಿಯವರೆಗೂ ಚರ್ಚೆಯ ಮುನ್ನೆಲೆಯಲ್ಲಿ ಉಳಿದುಕೊಳ್ಳುವ ಸಾಧ್ಯತೆ ಇದೆ. ಹಾಗೆ ಆದಲ್ಲಿ ಕಾರ್ಯಕಾರಿಣಿ ಮೇಲೂ ಈ ಪ್ರಕರಣದ ಕರಿನೆರಳು ಬೀಳಬಹುದು ಎಂಬ ಆತಂಕ ಬಿಜೆಪಿ ನಾಯಕರನ್ನು ಕಾಡುತ್ತಿದೆ.

ರಾಜೀನಾಮೆಗೆ ಒಪ್ಪದ ಈಶ್ವರಪ್ಪ

ಒಂದನೇ ಪುಟದಿಂದ...

ಮುಖ್ಯಮಂತ್ರಿ ಕೂಡ ಅದೇ ಉದ್ದೇಶದಿಂದ ಮಂಗಳೂರಿನಿಂದ ನಿಗದಿತ ಸಮಯಕ್ಕೆ ಸರಿಯಾಗಿ ಹಿಂದಿರುಗಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ತೀರ್ಮಾನ ಬದಲಿಸಿದ ಈಶ್ವರಪ್ಪ ಶಿವಮೊಗ್ಗಕ್ಕೆ ತೆರಳಿದರು. ಅಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಪ್ರಕಟಿಸಿದ್ದಲ್ಲದೇ, ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡು ದಿನಗಳ ಬಳಿಕ ಬೆಂಗಳೂರಿಗೆ ಬಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸಚಿವರ ಜತೆ ಚರ್ಚೆ: ಈಶ್ವರಪ್ಪ ಅವರನ್ನು ಸಂಪುಟದಲ್ಲಿ ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗುತ್ತದೆ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ವರ್ಚಸ್ಸಿಗೆ ಹಾನಿಯಾಗುತ್ತದೆ ಎಂಬ ಅಭಿಪ್ರಾಯ ಬಿಜೆಪಿ ವರಿಷ್ಠರಿಂದಲೇ ಬಂದಿದೆ. ಈ ಕಾರಣಕ್ಕಾಗಿ ಈಶ್ವರಪ್ಪ ರಾಜೀನಾಮೆಗೆ ನಿರಾಕರಿಸಿದರೆ ಸಂಪುಟದಿಂದ ಕೈಬಿಡುವ ಕುರಿತಂತೆಯೂ ಬೊಮ್ಮಾಯಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸೇರಿದಂತೆ ಕೆಲವು ಸಚಿವರ ಜತೆ ಬುಧವಾರ ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಗುರುವಾರ ಬಂದು ಭೇಟಿಮಾಡುವುದಾಗಿ ಈಶ್ವರಪ್ಪ ಅವರು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ. ಗುರುವಾರವೂ ಅವರು ರಾಜೀನಾಮೆ ನೀಡದಿದ್ದರೆ ಸಂಪುಟದಿಂದ ಕೈಬಿಡುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ರಾಜ್ಯಪಾಲರಿಗೆ ದೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ನೇತೃತ್ವದ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಬುಧವಾರ ಭೇಟಿಮಾಡಿದ್ದು, ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿತು.

ಬಳಿಕ ಇದೇ ನಾಯಕರ ತಂಡ ಬೆಳಗಾವಿಗೆ ತೆರಳಿ, ಮೃತ ಸಂತೋಷ್ ಪಾಟೀಲ ಅವರ ಮನೆಗೆ ಭೇಟಿ ನೀಡಿ, ಮೃತರ ಪತ್ನಿ ಜಯಶ್ರೀ ಪಾಟೀಲ ಅವರಿಗೆ ಸಾಂತ್ವನ ಹೇಳಿತು.

ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ ಇಂದು

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಶೇ 40 ಕಮಿಷನ್ ಆರೋಪ ಹೊರಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ, ‘ಭ್ರಷ್ಟಾಚಾರ ಮುಕ್ತ ಕರ್ನಾಟಕ’ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ನಿವಾಸಕ್ಕೆ ಗುರುವಾರ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

‘ಬೆಳಿಗ್ಗೆ 10.30ಕ್ಕೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅಲ್ಲಿಂದ ಮುಖ್ಯಮಂತ್ರಿ ಮನೆಯ ಬಳಿಗೆ ತೆರಳುತ್ತೇವೆ. ಹೀಗಾಗಿ, ಪಕ್ಷದ ವತಿಯಿಂದ ಬೆಳಿಗ್ಗೆ ನಡೆಯಬೇಕಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಉಕ್ರೇನಿಗರ ಸರ್ವನಾಶಕ್ಕೆ ವ್ಲಾಡಿಮಿರ್ ಪುಟಿನ್ ಪ್ರಯತ್ನ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಆರೋಪ

ಉಕ್ರೇನ್ ಯುದ್ಧದಲ್ಲಿ ರಷ್ಯಾ ನರಮೇಧ ಕೃತ್ಯ

ಡೆ ಮೊಯಿನ್ (ಅಯೊವಾ): 'ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಯುದ್ಧವು ನರಮೇಧವಾಗಿದೆ. ಪುಟಿನ್ ಅವರು ಉಕ್ರೇನ್ ನಾಮಾವಶೇಷ ಮಾಡಲು ಪ್ರಯತ್ನಿಸುತ್ತಿದ್ದಾರೆ' ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಆರೋಪಿಸಿದರು.

ವಾಷಿಂಗ್ಟನ್‌ಗೆ ಹಿಂತಿರುಗಲು ಅಯೊವಾದಲ್ಲಿ ಏರ್ ಫೋರ್ಸ್ ಒನ್ ವಿಮಾನ ಏರುವ ಮೊದಲು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೈಡನ್, 'ಹೌದು, ನಾನು ರಷ್ಯಾದ ಆಕ್ರಮಣವನ್ನು ನರಮೇಧ ಎಂದು ಕರೆದಿರುವೆ. ಇಡೀ ಉಕ್ರೇನ್ ಸರ್ವನಾಶಕ್ಕೆ ಪುಟಿನ್ ಯತ್ನಿಸುತ್ತಿದ್ದಾರೆ ಎಂಬುದು ಸ್ಪಷ್ಟ' ಎಂದರು.

'ಉಕ್ರೇನ್ ಅಧಿಕಾರಿಗಳು ಹೇಳಿರುವಂತೆ, ರಷ್ಯಾದ ನಡವಳಿಕೆಯು ನರಮೇಧವೆಂದು ಪರಿಗಣಿಸುವ ಅಂತರರಾಷ್ಟ್ರೀಯ ಮಾನದಂಡಗಳನ್ನು ನಿರ್ಧರಿಸುವುದು ವಕೀಲರಿಗೆ ಬಿಟ್ಟದ್ದು. ಆದರೆ, ಇದು ನನಗೆ ಖಚಿತವಾಗಿ ನರಮೇಧವಾಗಿ ಕಾಣಿಸುತ್ತಿದೆ' ಎಂದು ಬೈಡನ್ ಹೇಳಿದರು.

'ರಷ್ಯನ್ನರು ಉಕ್ರೇನ್‌ನಲ್ಲಿ ನಡೆಸಿದ ಭಯಾನಕ ಕೃತ್ಯಗಳ ಪುರಾವೆಗಳು ಹೊರಬರುತ್ತಿವೆ. ನಾವು ಈ ವಿನಾಶದಿಂದ ಹೆಚ್ಚು ಪಾಠ ಕಲಿಯುವಂತಾಗಿದೆ' ಎಂದು ಬೈಡನ್ ಅವರು ಹೇಳಿದರು.

ಉಕ್ರೇನಿನ ರಾಜಧಾನಿ ಕೀವ್ ಹೊರ ವಲಯದ ಉಪನಗರ ಬುಕಾದ ಸೇಂಟ್ ಆಂಡ್ರೀವ್ ಚರ್ಚ್ ಮೈದಾನದಲ್ಲಿ ಸಾಮೂಹಿಕ ಸಮಾಧಿಯಿಂದ ಶವಗಳನ್ನು ಬುಧವಾರ ಹೊರ ತೆಗೆಯಲಾಯಿತು –ಎಎಫ್‌ಪಿ ಚಿತ್ರ

ಬೈಡನ್ ಅವರ ಹೇಳಿಕೆಯನ್ನು ಪ್ರಶಂಸಿಸಿರುವ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ, ಇದು ನಿಜವಾದ ನಾಯಕನ ನಿಜವಾದ ಮಾತು. ರಷ್ಯಾದ ಆಕ್ರಮಣವನ್ನು ನರಮೇಧವೆಂದೇ ಕರೆಯುವಂತೆ ಪಾಶ್ಚಾತ್ಯ ರಾಷ್ಟ್ರಗಳ ನಾಯಕರನ್ನು ಒತ್ತಾಯಿಸಿದರು.

'ರಷ್ಯಾದ ದೌರ್ಜನ್ಯ ತಡೆಯಲು ನಮಗೆ ಮತ್ತಷ್ಟು ಭಾರಿ ಶಸ್ತ್ರಾಸ್ತ್ರಗಳ ತುರ್ತು ಅಗತ್ಯವಿದೆ. ಈವರೆಗೆ ಅಮೆರಿಕ ನಮಗೆ ನೀಡಿದ ಸಹಾಯಕ್ಕಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ' ಎಂದು ಝೆಲೆನ್‌ಸ್ಕಿ ಅವರು ಟ್ವೀಟ್ ಮಾಡಿದ್ದಾರೆ.

ನರಮೇಧವೆನ್ನಲು ಮ್ಯಾಕ್ರಾನ್ ನಿರಾಕರಣೆ: ರಷ್ಯಾ ಆಕ್ರಮಣವನ್ನು ನರಮೇಧವೆಂದು ಕರೆಯಲು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ನಿರಾಕರಿಸಿದ್ದಾರೆ.

'ಈ ಇಬ್ಬರು (ರಷ್ಯನ್ನರು ಮತ್ತು ಉಕ್ರೇನಿಗರು) ಸಹೋದರರು. ಹಾಗಾಗಿ ನಾನು ಇಂತಹ ಪದ ಬಳಸಲಾರೆ' ಎಂದು ಹೇಳಿದ್ದಾರೆ.

ಶೆಲ್ ದಾಳಿಗೆ 7 ಮಂದಿ ಸಾವು

ಹಾರ್ಕಿವ್ ಪ್ರದೇಶದಲ್ಲಿ ರಷ್ಯಾ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಹಾರ್ಕಿವ್ ಗವರ್ನರ್ ತಿಳಿಸಿದ್ದಾರೆ.

ನಾಗರಿಕರನ್ನು ಸ್ಥಳಾಂತರಿಸುವ ಮಾರ್ಗಗಳು ತುಂಬಾ ಅಪಾಯಕಾರಿಯಾಗಿವೆ. ಸುರಕ್ಷತೆ ಇಲ್ಲದ ಕಾರಣ ಮಾನವೀಯ ಕಾರಿಡಾರ್‌ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಉಕ್ರೇನ್ ಉಪ ಪ್ರಧಾನಿ ಇರಿನಾ ವೆರೆಶ್‌ಚುಕ್ ಬುಧವಾರ ತಿಳಿಸಿದರು.

'ಸದ್ಯ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲು ಸಾಧ್ಯವಿಲ್ಲ. ರಷ್ಯಾದ ಆಕ್ರಮಣಕಾರರು ಅಂತರರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಪಾಲಿಸುತ್ತಿಲ್ಲ' ಎಂದು ಅವರು ಹೇಳಿದರು.

ಪುಟಿನ್ ಆಪ್ತ, ಉಕ್ರೇನ್ ಸಿರಿವಂತ ಬಂಧನ

ಕೀವ್ (ಎಪಿ): ರಷ್ಯಾ ಅಧ್ಯಕ್ಷ ಪುಟಿನ್ ಅವರ ನಿಕಟವರ್ತಿ, ಉಕ್ರೇನ್‌ನಿಂದ ಪರಾರಿಯಾಗಿದ್ದ ಸಿರಿವಂತ ಉದ್ಯಮಿ ವಿಕ್ಟರ್ ಮೆಡ್ವೆಡ್‌ಚುಕ್ ಅವರನ್ನು ಭದ್ರತಾ ಮತ್ತು ಗುಪ್ತಚರ ಸಂಸ್ಥೆ (ಎಸ್‌ಬಿಯು) ಬಂಧಿಸಿದೆ.

ರಷ್ಯಾದ ಪರ ಒಲವು ಹೊಂದಿರುವ, ಉಕ್ರೇನ್ ವಿರೋಧ ಪಕ್ಷದ ನಾಯಕರೂ ಆಗಿರುವ ಮೆಡ್ವೆಡ್‌ಚುಕ್ ಅವರನ್ನು ಎಸ್‌ಬಿಯು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಡ್ವೆಡ್‌ಚುಕ್ ಕೈಕೋಳದಲ್ಲಿ ಕುಳಿತಿರುವ ಚಿತ್ರವನ್ನು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸ್ವಲ್ಪ ಸಮಯದಲ್ಲೇ, ಉಕ್ರೇನ್‌ನ ರಾಷ್ಟ್ರೀಯ ಭದ್ರತಾ ಸಂಸ್ಥೆಯ ಮುಖ್ಯಸ್ಥ ಇವಾನ್ ಬಕಾನೋವ್, ಬಂಧನದ ಸುದ್ದಿಯನ್ನು ಟೆಲಿಗ್ರಾಮ್‌ನಲ್ಲಿ ಖಚಿತಪಡಿಸಿದರು. ಆಕ್ರಮಣದ ಪ್ರಾರಂಭಕ್ಕೂ ಮೊದಲು ಮೆಡ್ವೆಡ್‌ಚುಕ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಅವರು ಫೆಬ್ರುವರಿಯಲ್ಲಿ ಗೃಹಬಂಧನದಿಂದ ತಪ್ಪಿಸಿಕೊಂಡಿದ್ದರು. ಮೆಡ್ವೆಡ್‌ಚುಕ್ ಅವರ ಕಿರಿಯ ಮಗಳಿಗೆ ರಷ್ಯಾ ಅಧ್ಯಕ್ಷ ಪುಟಿನ್ ಗಾಡ್‌ಫಾದರ್ ಆಗಿದ್ದಾರೆ.

49ನೇ ದಿನದ ಬೆಳವಣಿಗೆಗಳು

- ಉಕ್ರೇನಿನ 36ನೇ ಮೆರೈನ್ ಬ್ರಿಗೇಡ್‌ನ 1,026 ಯೋಧರು ಶಸ್ತ್ರ ತ್ಯಜಿಸಿ ಶರಣಾಗಿದ್ದಾರೆ– ರಷ್ಯಾ ರಕ್ಷಣಾ ಸಚಿವಾಲಯ
- ಅಜೋವ್‌ಸ್ಟಾಲ್‌ನಲ್ಲಿನ ಉಕ್ರೇನ್ ಯೋಧರು ತಕ್ಷಣ ಶರಣಾಗಲಿ– ರಷ್ಯಾ ಅಧ್ಯಕ್ಷ ಪುಟಿನ್ ಕಟ್ಟಾ ಬೆಂಬಲಿಗ, ಚೆಚೆನ್ಯಾ ನಾಯಕ ರಂಜಾನ್ ಕದಿರೊವ್
- ನಿರ್ಬಂಧಗಳ ಕಾರಣದಿಂದ ರಷ್ಯಾದ ಆರ್ಕ್ಟಿಕ್‌ನಲ್ಲಿನ ಯೋಜನೆಗಳ ಅನುಷ್ಠಾನ ಮುಂದೂಡಬಾರದು; ಅವುಗಳ ಅನುಷ್ಠಾನದ ವೇಗ ಹೆಚ್ಚಿಸಬೇಕು– ಆರ್ಕ್ಟಿಕ್ ಅಭಿವೃದ್ಧಿಯ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒತ್ತಾಯ
- ಹೆಚ್ಚುವರಿ ಶಸ್ತ್ರಾಸ್ತ್ರಗಳಿಲ್ಲದೆ, ಈ ಯುದ್ಧವು ಅಂತ್ಯವಿಲ್ಲದ ರಕ್ತಪಾತ ಹರಿಸಲಿದೆ. ಮರಿಯುಪೋಲ್, ಬುಕಾ, ಕ್ರಾಮರೊಸ್ಕಿಯಂತಹ ದುರಂತಗಳ ಪಟ್ಟಿ ಮುಂದುವರಿಯುತ್ತದೆ. ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಉಕ್ರೇನ್ ಹೊರತುಪಡಿಸಿ, ಯಾರೂ ರಷ್ಯಾ ತಡೆಯಲಾರರು– ವೊಲೊಡಿಮಿರ್ ಝೆಲೆನ್‌ಸ್ಕಿ
- ಚೆರ್ನಿವ್ ನಗರದ ಉತ್ತರದಲ್ಲಿ ಯಾಹಿನೆಯಲ್ಲಿ ರಷ್ಯಾದ ಸೈನಿಕರು 300ಕ್ಕೂ ಹೆಚ್ಚು ಗ್ರಾಮಸ್ಥರನ್ನು ಶಾಲೆಯ ನೆಲಮಹಡಿಯಲ್ಲಿ ಒತ್ತೆ ಇರಿಸಿಕೊಂಡಿದ್ದು, ಜನರು ಆಹಾರ–ನೀರು ಸಿಗದೆ ಸಾಯುತ್ತಿದ್ದಾರೆ– ಯಾಹಿನೆಯ ನಿವಾಸಿ 'ಅಸೋಸಿಯೇಟ್ ಪ್ರೆಸ್' ಸುದ್ದಿಸಂಸ್ಥೆಗೆ ನೀಡಿರುವ ಮಾಹಿತಿ
- ಯುರೋಪಿನ ರಾಕೆಟ್‌ಗಳ ಮಾಹಿತಿಯನ್ನು ರಷ್ಯಾದ ಗುಪ್ತಚರರಿಗೆ ರವಾನಿಸಿದ ಬೇಹುಗಾರಿಕೆಯ ಆರೋಪದಲ್ಲಿ ಆಗ್ಸ್‌ಬರ್ಗ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕರಾಗಿದ್ದ ರಷ್ಯಾದ ಇಲ್ನೂರ್ ಎನ್. ಅವರಿಗೆ ಜರ್ಮನಿಯ ನ್ಯಾಯಾಲಯವು ಒಂದು ವರ್ಷದ ಅಮಾನತು ಶಿಕ್ಷೆ ವಿಧಿಸಿದೆ
- ಐರೋಪ್ಯ ಒಕ್ಕೂಟದ ರಾಷ್ಟ್ರಗಳು ಉಕ್ರೇನ್ ನಿರಾಶ್ರಿತರಿಗೆ ತಮ್ಮ ದೇಶದ ಕರೆನ್ಸಿಗಳನ್ನು ಸುಲಭವಾಗಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿವೆ
- ಉಕ್ರೇನ್ ಸೈನಿಕರಿಗೆ ಡ್ರೋನ್‌ಗಳ ಕಾರ್ಯಾಚರಣೆ ನಿರ್ವಹಿಸುವ ತರಬೇತಿಯನ್ನು ಲ್ಯಾಟ್ವಿಯಾ ನೀಡಲಿದೆ– ಲ್ಯಾಟ್ವಿಯಾ ರಕ್ಷಣಾ ಸಚಿವ ಆರ್ಟಿಸ್ ಪ್ಯಾಬ್ರಿಕ್ಸ್
- ಪುಟಿನ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಉಕ್ರೇನ್ ವಿರೋಧ ಪಕ್ಷದ ನಾಯಕ, ಸಿರಿವಂತ ಉದ್ಯಮಿ ಮೆಡ್ವೆಡ್‌ಚುಕ್ ಅವರ ಬಿಡುಗಡೆಗೆ ಉಕ್ರೇನ್ ಇಟ್ಟಿರುವ ಯುದ್ಧ ಕೈದಿಗಳ ಹಸ್ತಾಂತರ ಪ್ರಸ್ತಾವವನ್ನು ಪುಟಿನ್ ಆಡಳಿತ ಕಚೇರಿ ಕ್ರೆಮ್ಲಿನ್ ತಿರಸ್ಕರಿಸಿದೆ
- ಉಕ್ರೇನ್‌ನಲ್ಲಿನ ವಿಶೇಷ ಸೇನಾ ಕಾರ್ಯಾಚರಣೆಯಲ್ಲಿ ರಷ್ಯಾ ಪಡೆಗಳು ನರಮೇಧ ನಡೆಸುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾಡಿರುವ ಆರೋಪ ಸ್ವೀಕಾರಾರ್ಹವಲ್ಲ– ಕ್ರೆಮ್ಲಿನ್ ವಕ್ತಾರ ಡೆಮಿಟ್ರಿ ಪೆಸ್ಕೊವ್

2+2 ಸಭೆಯಲ್ಲಿ ಪರಿಶೀಲನೆ • ಭಾರತದ ಹಡಗುಕಟ್ಟೆ ಉದ್ಯಮಕ್ಕೆ ನೆರವು

ಭಾರತದಲ್ಲಿ ಅಮೆರಿಕ ನೌಕೆಗಳ ದುರಸ್ತಿ?

ವಾಷಿಂಗ್ಟನ್ (ಪಿಟಿಐ): ಭಾರತದ ಹಡಗುಕಟ್ಟೆಗಳಲ್ಲಿ ಅಮೆರಿಕದ ನೌಕೆಗಳ ನಿರ್ವಹಣೆ ಹಾಗೂ ದುರಸ್ತಿ ಸಾಧ್ಯತೆಗಳನ್ನು ಭಾರತ ಹಾಗೂ ಅಮೆರಿಕ ಪರಿಶೀಲಿಸುತ್ತಿವೆ. ಇದು ಚಿಕ್ಕ ಬೆಳವಣಿಗೆ ಎನಿಸಿದರೂ ಮಹತ್ವದ್ದು ಎಂದು ಪರಿಗಣಿಸಲಾಗಿದೆ.

ಈ ಬೆಳವಣಿಗೆಯಿಂದ ಭಾರತ–ಅಮೆರಿಕ ನಡುವಣ ವ್ಯಾಪಾರ ವೃದ್ಧಿಯಾಗುವುದಷ್ಟೇ ಅಲ್ಲದೆ, ಭಾರತದ ಹಡಗುಕಟ್ಟೆಗಳಿಗೆ ಹೆಚ್ಚುವರಿ ಗುತ್ತಿಗೆ ಸಿಗುತ್ತದೆ. ವಾಷಿಂಗ್ಟನ್‌ನಲ್ಲಿ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್, ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡುವೆ ನಡೆದ ಸಚಿವರ ಮಟ್ಟದ 2 + 2 ಸಭೆಯಲ್ಲಿ ಈ ವಿಚಾರ ಚರ್ಚಿಸಲಾಗಿದೆ.

'ನೌಕಾ ವಲಯದಲ್ಲಿ ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಉದ್ದೇಶದಿಂದ ಭಾರತದ ಹಡಗುಕಟ್ಟೆಗಳನ್ನು ಅಮೆರಿಕದ ಹಡಗುಗಳ ದುರಸ್ತಿ ಹಾಗೂ ನಿರ್ವಹಣೆಗೆ ಬಳಕೆ ಮಾಡಿಕೊಳ್ಳಲು ಇರುವ ಅವಕಾಶಗಳ ಬಗ್ಗೆ ಉಭಯ ದೇಶಗಳು ಪರಿಶೀಲನೆ ನಡೆಸಲು ನಿರ್ಧರಿಸಿವೆ. ಇದರಿಂದ ಮಾರ್ಗಮಧ್ಯದಲ್ಲಿರುವ ಅಮೆರಿಕದ ಹಡಗುಗಳ ದುರಸ್ತಿ ಸಾಧ್ಯವಾಗಲಿದ್ದು, ಅಮೆರಿಕದ ಮಿಲಿಟರಿ ಸೀಲಿಫ್ಟ್ ಕಮಾಂಡ್‌ಗೆ (ಎಂಎಸ್‌ಸಿ) ನೆರವಾಗಲಿದೆ' ಎಂದು ಸಭೆಯ ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಹಿಂದೂ ಮಹಾಸಾಗರ–ಪೆಸಿಫಿಕ್ ವಲಯ ಸೇರಿ ಕಳೆದ ಒಂದು ದಶಕದ ಅವಧಿಯಲ್ಲಿ ಭಾರತ ಹಾಗೂ ಅಮೆರಿಕದ ಸೇನಾ ಸಹಕಾರ ಹೆಚ್ಚಳವಾಗಿದೆ.

ಭಾರತ–ಅಮೆರಿಕ ಉನ್ನತ ಶಿಕ್ಷಣ ಕುರಿತ ಮಾತುಕತೆಯಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಭಾಗಿಯಾಗಿದ್ದರು–ಪಿಟಿಐ ಚಿತ್ರ

ಪಾಕ್ ತಿರಸ್ಕಾರ: ಭಾರತ–ಅಮೆರಿಕ ನಡುವಿನ 2 + 2 ಸಭೆಯಲ್ಲಿ ಪಾಕಿಸ್ತಾನದ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಆರೋಪಿಸಿದೆ. ದ್ವಿಪಕ್ಷೀಯ ಸಭೆ ಬಳಿಕ ಹೊರಡಿಸಲಾಗದ ಜಂಟಿ ಹೇಳಿಕೆಯಲ್ಲಿ ಮೂರನೇ ದೇಶದ ಹೆಸರನ್ನು ಉಲ್ಲೇಖ ಮಾಡಲಾಗಿದೆ ಎಂದು ಕಚೇರಿ ತಿಳಿಸಿದೆ.

ಹವಾಯಿಯಲ್ಲಿ ರಾಜನಾಥ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 2 + 2 ಸಭೆಯ ಬಳಿಕ ಹವಾಯಿಗೆ ಬಂದಿಳಿದಿದ್ದಾರೆ. ಇಲ್ಲಿರುವ ಅಮೆರಿಕದ ಇಂಡೊ–ಪೆಸಿಫಿಕ್ ಕಮಾಂಡ್ ಕೇಂದ್ರ ಕಚೇರಿಗೆ ಅವರು ಭೇಟಿ ನೀಡಿದರು. ಅಮೆರಿಕದ ಇಂಡೊ–ಪೆಸಿಫಿಕ್ ಕಮಾಂಡ್ ಹಾಗೂ ಭಾರತದ ಸೇನಾ ಪಡೆಗಳು ಹಲವು ಜಂಟಿ ಕಸರತ್ತು ನಡೆಸಿದ್ದು, ವಿವಿಧ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿವೆ.

'ಹಾವರ್ಡ್ ವಿ.ವಿಯ ಕೊಡುಗೆ ದೊಡ್ಡದು'

ಭಾರತ ಹಾಗೂ ಅಮೆರಿಕದ ನಡುವಿನ ಸಂಬಂಧ ಸದೃಢಗೊಳಿಸವಲ್ಲಿ ಅಮೆರಿಕದ ಹಾವರ್ಡ್ ವಿಶ್ವವಿದ್ಯಾಲಯ ಮಹತ್ವದ ಕೊಡುಗೆ ನೀಡಿದೆ ಎಂದು ಬ್ಲಿಂಕನ್ ಹೇಳಿದ್ದಾರೆ.

ಎಸ್. ಜೈಶಂಕರ್ ಅವರೊಂದಿಗೆ ಹಾವರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಭೇಟಿ ನೀಡಿದ್ದ ಅವರು, ಉಭಯ ದೇಶಗಳ ನಡುವೆ ಶಿಕ್ಷಣ ಸಂಬಂಧ ಸುಧಾರಣೆ ಮಾರ್ಗಗಳ ಬಗ್ಗೆ ಸಂವಾದ ನಡೆಸಿದರು.

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾವರ್ಡ್ ವಿದ್ಯಾರ್ಥಿನಿ.

ಶಿಕ್ಷಣ ಹಾಗೂ ಕೌಶಲ ತರಬೇತಿ ವಲಯದಲ್ಲಿ ಕಾರ್ಯಕಾರಿ ಗುಂಪು ರಚಿಸಲು ಉಭಯ ದೇಶಗಳು 2 + 2 ಸಭೆಯಲ್ಲಿ ನಿರ್ಧರಿಸಿದವು. ಈ ಗುಂಪು, ಜಂಟಿ ಸಂಶೋಧನಾ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವಲ್ಲಿ ಭಾರತ ಹಾಗೂ ಅಮೆರಿಕದ ಶೈಕ್ಷಣಿಕ ಸಂಸ್ಥೆಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಿದೆ.

> **'ಭಾರತ–ಅಮೆರಿಕ ಸಂಬಂಧವು ಕಳೆದ ಎರಡು ದಶಕಗಳಲ್ಲಿ ನೈಜ ಪರಿವರ್ತನೆಗೆ ಒಳಗಾಗಿದ್ದು, ಮಾನವೀಯ ಅಂಶ ಇದರಲ್ಲಿ ಮುಖ್ಯ ಪಾತ್ರ ವಹಿಸಿದೆ**
> **ಎಸ್. ಜೈಶಂಕರ್**, ವಿದೇಶಾಂಗ ಸಚಿವ

> **2 + 2 ಸಭೆ ಫಲಪ್ರದವಾಗಿದೆ. ಉಭಯ ದೇಶಗಳು ಸಮಾನ ಕಾರ್ಯಸೂಚಿಯಿಂದ ಕೆಲಸ ಮಾಡುತ್ತಿವೆ. ಜಾಗತಿಕ, ದ್ವಿಪಕ್ಷೀಯ ವಿಚಾರಗಳು ಚರ್ಚೆಯಾದವು**
> **ಆ್ಯಂಟನಿ ಬ್ಲಿಂಕನ್**, ಅಮೆರಿಕ ವಿದೇಶಾಂಗ ಕಾರ್ಯದರ್ಶಿ

> **ಭಾರತದ ಕಳವಳಕಾರಿ ಬೆಳವಣಿಗೆಗಳ ಮೇಲೆ ಅಮೆರಿಕ ನಿಗಾ ವಹಿಸಿದೆ ಎಂಬ ಬ್ಲಿಂಕನ್ ಮಾತನ್ನು ಜೈಶಂಕರ್, ರಾಜನಾಥ್ ತಿರಸ್ಕರಿಸದೇ ಮೌನವಾಗಿದ್ದರು**
> **ಮಜೀನ್ ಮೆಮನ್**, ಎನ್‌ಸಿಪಿ ಮುಖಂಡ

ಮುಸ್ಲಿಮರ ಅತ್ಯಾಚಾರಕ್ಕೆ ಕರೆ ಮುನಿ ಬಂಧನ

ಲಖನೌ: 'ಮುಸ್ಲಿಂ ಮಹಿಳೆಯರ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರ ನಡೆಸಿ' ಎಂದು ಕರೆ ನೀಡಿದ್ದ ಶ್ರೀ ಲಕ್ಷ್ಮಣ ಬಜರಂಗ ದಾಸ ಉದಾಸಿನ್ ಮುನಿ ಆಶ್ರಮದ ಸ್ವಾಮೀಜಿ ಬಜರಂಗ ಮುನಿ ದಾಸ್‌ರನ್ನು ಸೀತಾಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಪ್ರಿಲ್ 2ರಂದು ಸೀತಾಪುರದ ಖೈರಾಬಾದ್‌ನಲ್ಲಿ ನಡೆದಿದ್ದ ಧಾರ್ಮಿಕ ಮೆರವಣಿಗೆ ವೇಳೆ ಬಜರಂಗ ಮುನಿ ಇಂತಹ ಕರೆ ನೀಡಿದ್ದರು. ಪೊಲೀಸರ ಸಮ್ಮುಖದಲ್ಲೇ ಈ ಹೇಳಿಕೆ ನೀಡಿದ್ದರೂ, ಪೊಲೀಸರು ಕ್ರಮ ತೆಗೆದುಕೊಂಡಿರಲಿಲ್ಲ. ಇದರ ಬೆನ್ನಲ್ಲೇ ರಾಜ್ಯ ಪೊಲೀಸರಿಗೆ ರಾಷ್ಟ್ರೀಯ ಮಹಿಳಾ ಆಯೋಗವು ನೋಟಿಸ್ ನೀಡಿತ್ತು.

ನಂತರದ ದಿನಗಳಲ್ಲಿ ಪೊಲೀಸರು ಮುನಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆಗ ಅವರು ಬಹಿರಂಗವಾಗಿ ಮತ್ತು ಬೇಷರತ್ತಾಗಿ ಕ್ಷಮೆ ಯಾಚಿಸಿದ್ದರು. ಮುಸ್ಲಿಮರ ಸಾಮೂಹಿಕ ಅತ್ಯಾಚಾರಕ್ಕೆ ಕರೆ ನೀಡಿದ್ದ 11 ದಿನಗಳ ನಂತರ ಮುನಿಯನ್ನು ಬಂಧಿಸಲಾಗಿದೆ.

ಬಹು ಮಾಧ್ಯಮ ಪ್ರಜಾವಾಣಿ LIVE
www.prajavani.net
Prajavani.net Prajavani Prajavani
ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರ
ಇಂದು
ಮಿಸಳ್ ಹಾಪ್ಚಾ
ಧಾರವಾಡದಲ್ಲಿ ಜೈಭೀಮ ಹೆಜ್ಜೆ
ಪ್ರಜಾವಾಣಿ ಕನ್ನಡ ಧ್ವನಿ
ಪಾಡ್‌ಕಾಸ್ಟ್: ಪ್ರಚಲಿತ: ಬೆಳಿಗ್ಗೆ 9
ಸಂಪಾದಕೀಯ: ಬೆಳಿಗ್ಗೆ 9.30
ಪ್ರಜಾವಾಣಿ ವಾರ್ತೆ: ಬೆಳಿಗ್ಗೆ 8, ಮಧ್ಯಾಹ್ನ 2 ಮತ್ತು ರಾತ್ರಿ 8

ಶಾಂಘೈ: 3ನೇ ವಾರಕ್ಕೆ ಕಾಲಿಟ್ಟ ಲಾಕ್‌ಡೌನ್

ಬೀಜಿಂಗ್ (ಎಪಿ/ಪಿಟಿಐ): ಚೀನಾದ ಅತಿದೊಡ್ಡ ನಗರ ಶಾಂಘೈನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಮೂರನೇ ವಾರಕ್ಕೆ ಕಾಲಿಟ್ಟದ್ದು, ತೀವ್ರ ವಿರೋಧದ ನಡುವೆಯೂ ಸಹ ಕಠಿಣ ನಿರ್ಬಂಧಗಳನ್ನು ತೆರವುಗೊಳಿಸುವ ಕುರಿತು ಬುಧವಾರವು ಸ್ಪಷ್ಟ ಸೂಚನೆಗಳು ದೊರೆತಿಲ್ಲ.

2.5 ಕೋಟಿ ಜನಸಂಖ್ಯೆ ಹೊಂದಿರುವ ನಗರದಲ್ಲಿ 66 ಲಕ್ಷ ಮಂದಿಗೆ ಮನೆಯಿಂದ ಹೊರ ಬರಲು ಮಂಗಳವಾರದಿಂದ ಅನುಮತಿ ನೀಡಲಾಗಿದೆ. ಕೆಲವೆಡೆಯ ಮನೆಗಳಿಗೆ ತಡೆಗೋಡೆಗಳನ್ನು ಮುಚ್ಚಿ, ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ.

ಓಮೈಕ್ರಾನ್ ಪ್ರಕರಣಗಳು ಹೆಚ್ಚಳವಾಗಿಲ್ಲ. ಸೋಂಕು ನಿಯಂತ್ರಣದಲ್ಲಿದೆ ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೂ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳಿಂದ ನಿವಾಸಿಗಳು ಮೂರನೇ ವಾರವೂ ಲಾಕ್‌ಡೌನ್‌ನಲ್ಲಿ ದಿನಕಳೆಯುವಂತಾಗಿದೆ. ಅಲ್ಲದೆ ಆರ್ಥಿಕತೆ ಮೇಲೂ ಇದು ಪರಿಣಾಮ ಬೀರಿದೆ.

ಶಾಂಘೈನಲ್ಲಿ 26,338 ಹೊಸ ಪ್ರಕರಣಗಳು ವರದಿಯಾಗಿವೆ.

ಹಿಂದಿ ಹೇರಿಕೆ ನಿಲ್ಲಿಸಿ: ಎನ್‌ಇಎಸ್‌ಒ

ಕೊಹಿಮಾ (ಪಿಟಿಐ): 'ಈಶಾನ್ಯ ಭಾರತದ ರಾಜ್ಯಗಳಲ್ಲಿ 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯ ಮಾಡುವ ನಿರ್ಧಾರವು ಪ್ರಾದೇಶಿಕ ಭಾಷೆಗಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದೆ ಮತ್ತು ಸಾಮರಸ್ಯಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ' ಎಂದು ಈಶಾನ್ಯ ವಿದ್ಯಾರ್ಥಿಗಳ ಸಂಘಟನೆಯು (ಎನ್‌ಇಎಸ್‌ಒ) ಹೇಳಿದೆ.

ಈಚೆಗೆ ಅಧಿಕೃತ ಭಾಷಾ ಸಂಸದೀಯ ಸಮಿತಿಯ 37ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಮತ್ತು ಸಮಿತಿಯ ಅಧ್ಯಕ್ಷ ಅಮಿತ್ ಶಾ, '10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಬೋಧಿಸಲು ಈಶಾನ್ಯ ಭಾರತದ ಎಲ್ಲ ರಾಜ್ಯಗಳೂ ಒಪ್ಪಿಗೆ ಸೂಚಿಸಿವೆ' ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಎನ್‌ಇಎಸ್‌ಒ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ.

> **ಈಶಾನ್ಯ ಭಾರತದಲ್ಲಿ ಹಿಂದಿ ಹೇರಿಕೆಯ ಬದಲಿಗೆ ಇಲ್ಲಿನ ಭಾಷೆಗಳನ್ನು ಮುನ್ನೆಲೆಗೆ ತರಲು ಕ್ರಮ ತೆಗೆದುಕೊಳ್ಳಿ. ಈ ಭಾಷೆಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ**
> **ಈಶಾನ್ಯ ಭಾರತದ ವಿದ್ಯಾರ್ಥಿಗಳ ಸಂಘಟನೆ**

'ಪ್ರಾದೇಶಿಕ ಮತ್ತು ಸ್ಥಳೀಯ ಭಾಷೆಗಳನ್ನು 10ನೇ ತರಗತಿವರೆಗೆ ಕಡ್ಡಾಯವಾಗಿ ಬೋಧಿಸಬೇಕು. ಹಿಂದಿಯನ್ನು ಒಂದು ಐಚ್ಛಿಕ ವಿಷಯವಾಗಿ ಮಾತ್ರ ಉಳಿಸಿಕೊಳ್ಳಬೇಕು. ಪ್ರಾದೇಶಿಕ ಭಾಷೆಗಳಿಗೆ ಮಾರಕವಾದ ಹಿಂದಿ ಹೇರಿಕೆಯನ್ನು ತಕ್ಷಣವೇ ನಿಲ್ಲಿಸಿ. ಹಿಂದಿ ಹೇರುವುದರಿಂದ ದೇಶದಲ್ಲಿ ಒಗ್ಗಟ್ಟು ಮೂಡಿಸಲು ಸಾಧ್ಯವಿಲ್ಲ. ಬದಲಿಗೆ ಅದು ಕಳವಳದ ಸಾಧನವಾಗಲಿದೆ. ಈ ರೀತಿಯ ಹೇರಿಕೆಯನ್ನು ಎನ್‌ಇಎಸ್‌ಒ ವಿರೋಧಿಸಲಿದೆ' ಎಂದು ಎನ್‌ಇಎಸ್‌ಒ ತನ್ನ ಪತ್ರದಲ್ಲಿ ಆಗ್ರಹಿಸಿದೆ.

'ಹಿಂದಿ ಕಲಿಕೆ ಅಗತ್ಯವಿಲ್ಲ'

ಚೆನ್ನೈ (ಪಿಟಿಐ): 'ನಾವು ಭಾರತೀಯರು ಎಂಬುದನ್ನು ಸಾಬೀತುಪಡಿಸಲು ಹಿಂದಿ ಭಾಷೆಯನ್ನು ಕಲಿಯಬೇಕಾದ ಅಗತ್ಯವಿಲ್ಲ' ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಬುಧವಾರ ಹೇಳಿದ್ದಾರೆ. ಪ್ರಾಚೀನ ತಮಿಳು ಭಾಷೆಗೆ ರಾಷ್ಟ್ರೀಯ ಸಂಪರ್ಕ ಭಾಷೆಯಾಗುವ ಅರ್ಹತೆಯಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

'ತಮಿಳುನಾಡಿನ ಜನರ ಮೇಲೆ ಹಿಂದಿ ಹೇರುವುದನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಹಾಗೂ ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಉದ್ಯೋಗ ಹಾಗೂ ಜೀವನೋಪಾಯಕ್ಕಾಗಿ ಯಾರು ಬೇಕಾದರೂ ಹಿಂದಿ ಭಾಷೆಯನ್ನು ಕಲಿಯಲು ಅಡ್ಡಿಯಿಲ್ಲ. ಎಲ್ಲರೂ ಪ್ರಾದೇಶಿಕ ಭಾಷೆಗಳನ್ನು ಕಲಿಯಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛೆಯಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ದ್ರಾವಿಡ ನಾಡಿನ ಹೃದಯಭಾಗ ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷಗಳಾದ ಡಿಎಂಕೆ ಹಾಗೂ ಎಐಎಡಿಎಂಕೆ ಹಿಂದಿ ಅಥವಾ ಸಂಸ್ಕೃತವನ್ನು ಒಕ್ಕೊರಲಿನಿಂದ ವಿರೋಧಿಸುತ್ತಿವೆ. ಹಿಂದಿ ಕಲಿಕೆಯನ್ನು ತಮಿಳು ಭಾಷೆಯ ಮೇಲಿನ ಹೇರಿಕೆ ಎಂದು ಪರಿಗಣಿಸಿವೆ.

ಸಂಕ್ಷಿಪ್ತ ಸುದ್ದಿ

ಉಗ್ರರ ದಾಳಿ: ವ್ಯಕ್ತಿಗೆ ಗಾಯ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಪೊಂಬೆ ಎಂಬ ಪ್ರದೇಶದಲ್ಲಿ ಬುಧವಾರ ಸಂಜೆ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ.

'ಸತೀಶ್ ಸಿಂಗ್ ಗಾಯಗೊಂಡವರು. ತಕ್ಷಣವೇ ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಗಾಯಗೊಂಡ ಸತೀಶ್ ಸಿಂಗ್ ಅವರು, ಅಲ್ಪಸಂಖ್ಯಾತ ರಜಪೂತ ಸಮುದಾಯದವರಾಗಿದ್ದು, ಯಾವುದೇ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ನವಾಬ್ ಮಲ್ಲಿಕ್ ಆಸ್ತಿ ಜಪ್ತಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಜೈಲಿನಲ್ಲಿರುವ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ 8 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹೇಳಿದೆ.

ಪ್ರವಾಹ: 259 ಮಂದಿ ಸಾವು

ಜೋಹಾನ್ಸ್‌ಬರ್ಗ್(ರಾಯಿಟರ್ಸ್): ದಕ್ಷಿಣ ಆಫ್ರಿಕಾದ ಪೂರ್ವ ಕರಾವಳಿಯಲ್ಲಿ ಭಾರಿ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 259ಕ್ಕೆ ಏರಿಕೆಯಾಗಿದೆ. ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಬಂದರುಗಳಲ್ಲಿ ಹಡಗು ಸಂಚಾರಕ್ಕೂ ತೊಂದರೆಯಾಗಿದೆ.

ದಕ್ಷಿಣ ಆಫ್ರಿಕಾದ ಸಿರಿಲ್ ರಾಮಪೋಸಾ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಂತ್ವಾನ ಹೇಳಿದರು.

ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಕಾಮಗಾರಿ ಸ್ಥಗಿತ: ಎಚ್ಚರಿಕೆ

ಒಂದನೇ ಪುಟದಿಂದ...

ಸರ್ಕಾರದ ಧೋರಣೆ ವಿರೋಧಿಸಿ ಒಂದು ತಿಂಗಳ ಕಾಲ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಐದಾರು ಮಂದಿ ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರು ಭ್ರಷ್ಟಾಚಾರದಲ್ಲಿ ನಿರತರಾಗಿರುವ ಕುರಿತು ದಾಖಲೆಗಳಿವೆ. 15 ದಿನಗಳ ಬಳಿಕ ಅವುಗಳನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದರು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸ್ಪಷ್ಟ ದಾಖಲೆಗಳಿವೆ. ಉನ್ನತಮಟ್ಟದ ತನಿಖಾ ಆಯೋಗ ರಚಿಸಿದರೆ ಹಾಜರುಪಡಿಸಲು ಸಿದ್ಧ. ನಾವು ಯಾವುದೇ ಪಕ್ಷದ ಸದಸ್ಯರೂ ಅಲ್ಲ. ಗುತ್ತಿಗೆದಾರರ ಹಿತ ಕಾಯುವುದಕ್ಕೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಭ್ರಷ್ಟಾಚಾರ ಮತ್ತು ಗುತ್ತಿಗೆದಾರರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ ಮೇ 25ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು. 50 ಸಾವಿರ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದೂ ಕೆಂಪಣ್ಣ ಅವರು ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಮುಖ್ಯಮಂತ್ರಿಯವರಿಗೆ 15 ದಿನಗಳ ಕಾಲ ಅವಕಾಶ ನೀಡಲಾಗುವುದು. ಅಷ್ಟರೊಳಗೆ ಅವರು ಸಭೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ರಾಜೀನಾಮೆಗೆ ಆಗ್ರಹ: ಸಂತೋಷ್ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ನೇರ ಹೊಣೆ. ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಕೆಂಪಣ್ಣ ಒತ್ತಾಯಿಸಿದರು.

ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಇಲ್ಲವೇ ಸಿಬಿಐ ತನಿಖೆಗೆ ಆದೇಶಿಸಬೇಕು. ಸಂತೋಷ್ ಮಾಡಿದ್ದ ಕೆಲಸದ ಬಾಬ್ತು ₹ 4 ಕೋಟಿ ಮತ್ತು ₹ 2 ಕೋಟಿ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಉಪಾಧ್ಯಕ್ಷರಾದ ಎಂ.ಎಸ್. ಸಂಕಾಗೌಡಶಾನಿ, ಆರ್. ಮಂಜುನಾಥ್, ಆರ್. ಅಂಬಿಕಾಪತಿ, ಬಿ.ಸಿ. ದಿನೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಪತ್ರಿಕಾಗೋಷ್ಠಿಯಲ್ಲಿದ್ದರು.

'ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜ'

ಒಂದನೇ ಪುಟದಿಂದ...

ಆರೋಗ್ಯ ಇಲಾಖೆಯಲ್ಲಿ ₹2,000 ಕೋಟಿ ಮೊತ್ತದ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಟೆಂಡರ್‌ಗಳಿಗೆ ಅನುಮೋದನೆ ನೀಡಲು ಸಚಿವರು ಶೇಕಡ 5ರಷ್ಟು ಲಂಚ ಪಡೆಯುತ್ತಾರೆ. ಲಂಚ ಕೊಡದವರ ಬಿಡ್‌ಗಳನ್ನು ತಿರಸ್ಕರಿಸುತ್ತಾರೆ ಎಂದು ಆರೋಪಿಸಿದರು.

ಕುಟುಂಬದಿಂದಲೇ ಗುತ್ತಿಗೆ ಕೆಲಸ: ಸುಧಾಕರ್ ಕುಟುಂಬದವರು ಮತ್ತು ಸಂಬಂಧಿಕರೇ ಆರೋಗ್ಯ ಇಲಾಖೆಯಲ್ಲಿ ಕಾಮಗಾರಿಗಳ ಗುತ್ತಿಗೆ ಪಡೆದಿದ್ದಾರೆ. ಶೇ 60ರಷ್ಟು ಕಾಮಗಾರಿಗಳನ್ನು ಅವರ ಕುಟುಂಬದವರೇ ಮಾಡುತ್ತಿದ್ದಾರೆ. ಸಚಿವರ ಪತ್ನಿಯ ಸಹೋದರ ಗುತ್ತಿಗೆ ನಿರ್ವಹಿಸುತ್ತಿದ್ದು, ಸಚಿವರ ಪತ್ನಿಯೇ ಚೆಕ್ ಮೂಲಕ ಹಣ ಪಾವತಿಸಿರುವ ದಾಖಲೆಗಳಿವೆ ಎಂದು ಕೆಂಪಣ್ಣ ದೂರಿದರು.

ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಹಲವು ಇಲಾಖೆಗಳಲ್ಲಿ ಲಂಚದ ಹಣ ಸಂಗ್ರಹಕ್ಕೆ ಏಜೆಂಟರನ್ನು ನೇಮಿಸಲಾಗಿದೆ ಎಂದು ಆರೋಪಿಸಿದರು.

'ಮೌನಿ ಮುಖ್ಯಮಂತ್ರಿ': 'ಕಾಮಗಾರಿಗಳ ಗುತ್ತಿಗೆಯಲ್ಲಿನ ಭ್ರಷ್ಟಾಚಾರದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನಿಯಾಗಿದ್ದಾರೆ. ನಾಲ್ಕು ಬಾರಿ ಪತ್ರ ಬರೆದರೂ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಕಚೇರಿಯಲ್ಲೂ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದ ಭ್ರಷ್ಟಾಚಾರ ನಡೆಯುತ್ತಿದೆ' ಎಂದು ದೂರಿದರು.

'ಸಂತೋಷ್‌ಗೆ ಬೆದರಿಕೆ ಇತ್ತು'

'ಪ್ರಧಾನಿಗೆ ದೂರು ನೀಡಿದ ದಿನಗಳಿಂದಲೂ ಸಂತೋಷ್ ಪಾಟೀಲ ಅವರಿಗೆ ಬೆದರಿಕೆ ಇತ್ತು. ಅವರು ಮನೆಯಲ್ಲಿ ಇರುತ್ತಿರಲಿಲ್ಲ. ಜಿಲ್ಲೆಯಿಂದ ಜಿಲ್ಲೆಗೆ ತಿರುಗುತ್ತಲೇ ಇದ್ದರು' ಎಂದು ಕೆಂಪಣ್ಣ ಹೇಳಿದರು.

'ನಮಗೂ ಪರೋಕ್ಷವಾಗಿ ಬೆದರಿಕೆಗಳಿವೆ. ಸರ್ಕಾರ, ಸಚಿವರ ವಿರುದ್ಧ ಮಾತನಾಡದಂತೆ ಪರೋಕ್ಷ ಎಚ್ಚರಿಕೆ ನೀಡಲಾಗುತ್ತಿದೆ. ಭಯಪಡುವುದಿಲ್ಲ, ಎಲ್ಲವನ್ನೂ ಎದುರಿಸಲು ಸಿದ್ಧ' ಎಂದರು.

ಕಪ್ಪುಪಟ್ಟಿಗೆ ಸೇರಿಸಲು ಸುಧಾಕರ್ ಆಗ್ರಹ

ಒಂದನೇ ಪುಟದಿಂದ...

'ಕೆಂಪಣ್ಣ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇಂತಹವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಎಲ್ಲ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಇದು ಕಾಂಗ್ರೆಸ್‌ನವರಿಗೂ ಅನ್ವಯ ಆಗುವುದಿಲ್ಲವೇ' ಎಂದು ಪ್ರಶ್ನಿಸಿದರು.

'ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಕೆಂಪಣ್ಣ ದಾಳವಾಗಿ ಬಳಕೆ ಆಗಿದ್ದಾರೆ. ಕಾಂಗ್ರೆಸ್‌ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ' ಎಂದರು.

ರಾಜಸ್ಥಾನ: ಗಲಭೆ ಸಂತ್ರಸ್ತರ ಭೇಟಿಗೆ ಅವಕಾಶ ನಿರಾಕರಣೆ

ಬಿಜೆಪಿ ನಿಯೋಗಕ್ಕೆ ಪೊಲೀಸರ ತಡೆ

ಜೈಪುರ (ಪಿಟಿಐ): ಗಲಭೆ ನಡೆದಿದ್ದ ರಾಜಸ್ಥಾನದ ಕರೌಲಿಗೆ ತೆರಳುತ್ತಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಮತ್ತಿತರರನ್ನು ರಾಜಸ್ಥಾನ ಸರ್ಕಾರ ದಾರಿಮಧ್ಯದಲ್ಲೇ ತಡೆದಿದೆ.

ಕಾನೂನು ಸುವ್ಯವಸ್ಥೆ ನಿರ್ವಹಣೆ ಕಾರಣ ನೀಡಿ ಜೈಪುರ–ಆಗ್ರಾ ಗಡಿ ಬಳಿಯ ಮಹುವಾದಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದಾರೆ. ಅವರನ್ನು ಬಸ್ಸಿನಲ್ಲಿ ಬೇರೊಂದು ಸ್ಥಳಕ್ಕೆ ಕರೆದೊಯ್ದು ಬಿಡುಗಡೆ ಮಾಡಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ತೆರಳಿ ಸಂತ್ರಸ್ತರನ್ನು ಭೇಟಿಯಾಗಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಕಾಂಗ್ರೆಸ್‌ನ ಓಲೈಕೆ ರಾಜಕಾರಣವನ್ನು ವಿರೋಧಿಸುವುದಾಗಿ ಹೇಳಿದರು. 'ರಾಜಸ್ಥಾನವು ಅಫ್ಗಾನಿಸ್ತಾನವಲ್ಲ. ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು. ರಾಜ್ಯ ಸರ್ಕಾರದ ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ನೀತಿಗಳನ್ನು ಖಂಡಿಸುತ್ತೇನೆ' ಎಂದು ಹೇಳಿದರು.

'ಇಂದಿನ ಕಾಂಗ್ರೆಸ್ ಪಕ್ಷವು ಆಧುನಿಕ ಕಾಲದ ಮುಸ್ಲಿಂ ಲೀಗ್ ಆಗಿದೆ. ಮುಸ್ಲಿಂ ಲೀಗ್ ಹೇಗೆ ಹಿಂದೂಗಳ ಒಗ್ಗಟ್ಟನ್ನು ಒಡೆದು ದಬ್ಬಾಳಿಕೆ ಮಾಡಿತ್ತೋ, ಅದನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹಲೋತ್ ಅವರು ಮುಂದುವರಿಸುತ್ತಿದ್ದಾರೆ. ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಜಂಗಲ್‌ರಾಜ್ ನಿರ್ಮಾಣವಾಗಿದೆ' ಎಂದು ಸೂರ್ಯ ಆರೋಪಿಸಿದರು.

ಏಪ್ರಿಲ್ 2ರಂದು ಹಿಂದೂ ಹೊಸ ವರ್ಷದ ಆಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಯ ಮೇಲೆ ಕಲ್ಲುತೂರಾಟ ನಡೆದಿತ್ತು. ಈ ಘಟನೆಯು ಹಿಂಸೆಗೆ ತಿರುಗಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕರ್ಫ್ಯೂ ಮುಂದುವರಿಕೆ: ಗಲಭೆ ಪೀಡಿತ ಮಧ್ಯಪ್ರದೇಶದ ಖರಗೋನ್‌ನಲ್ಲಿ ಮೂರನೇ ದಿನವಾದ ಬುಧವಾರವೂ ಕರ್ಫ್ಯೂ ಮುಂದುವರಿಸಲಾಗಿದೆ. ಭಾನುವಾರ ನಡೆದ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಈ ಘಟನೆ ಸಂಬಂಧ 100ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

'ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ'

ಬಿಜೆಪಿಯು ರಾಜಸ್ಥಾನದಲ್ಲಿ ಕೋಮು ಸೌಹಾರ್ದ ಕದಡಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಬುಧವಾರ ಆರೋಪಿಸಿದರು. ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.

ರಾಜಸ್ಥಾನದಲ್ಲಿ ರಾಮನವಮಿಯನ್ನು ಎಲ್ಲಾ ಧರ್ಮದವರೂ ಒಗ್ಗಟ್ಟಿನಿಂದ ಆಚರಿಸುತ್ತಾರೆ. ಈ ಒಗ್ಗಟ್ಟು ಬಿಜೆಪಿಯನ್ನು ಬಾಧಿಸಿದೆ. ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲೂ ರಾಮನವಮಿ ಹಬ್ಬದಂದು ಗಲಭೆಗಳು ನಡೆದಿವೆ ಎಂದು ಗೆಹಲೋತ್ ಹೇಳಿದರು.

> **ತೈಲಬೆಲೆ ಏರಿಕೆಯಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಗಮನ ಹರಿಸುವುದನ್ನು ಬಿಟ್ಟು, ಸಮುದಾಯಗಳ ನಡುವೆ ಕೋಮುದ್ವೇಷ ಬಿತ್ತುತ್ತಿದೆ**
> **ನಿತಿನ್ ಅಗರ್‌ವಾಲ್,** ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಚಾಲಕ

ಕ್ರಿಕೆಟ್ ಬೆಟ್ಟಿಂಗ್ ನಾಲ್ವರ ಬಂಧನ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ₹5 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

'ಕೆಂಪೇಗೌಡ ಲೇಔಟ್‌ನ 2ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಎನ್. ಯೋಗೇಶ್, ಅನುದೀಪ ಹಾಗೂ ಸುದನ್ ಎಂಬುವರನ್ನು ಬಂಧಿಸಲಾಗಿದೆ. ಇವರಿಂದ ₹2 ಲಕ್ಷ ನಗದು ಹಾಗೂ ಮೂರು ಮೊಬೈಲ್ ಜಪ್ತಿ ಮಾಡ ಲಾಗಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ' ಎಂದು ವಿಶೇಷ ವಿಚಾರಣಾ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಆರೋಪಿಗಳು ಇದೇ 10 ರಂದು ನಡೆದಿದ್ದ ಲಖನೌ ಸೂಪರ್‌ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್, ಇದೇ 11 ರಂದು ನಿಗದಿಯಾಗಿದ್ದ ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಪಂದ್ಯಗಳ ಸೋಲು ಗೆಲುವಿನ ಕುರಿತು ಪಂಟರ್‌ಗಳಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು' ಎಂದು ತಿಳಿಸಿದ್ದಾರೆ.

ಬೆಂಗಳೂರು ವಿವಿ ಸಿಂಡಿಕೇಟ್: ಸರ್ಕಾರದ ಕ್ರಮಕ್ಕೆ ತಡೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ಡಾ.ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್‌ಲಾಲ್ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದ ಆದೇಶ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮೂರು ತಿಂಗಳ ತಡೆ ನೀಡಿದೆ.

ಈ ಸಂಬಂಧ ಡಾ.ಗೋವಿಂದ ರಾಜು ಮತ್ತು ಪ್ರೇಮ್ ಸೋಹನ್‌ಲಾಲ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

'ಸರ್ಕಾರ ಅರ್ಜಿದಾರರ ನಾಮನಿರ್ದೇಶನ ಹಿಂಪಡೆದಿರುವುದಕ್ಕೆ ಯಾವುದೇ ಕಾರಣ ನೀಡಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಲಯ ಪರಿಶೀಲಿಸಬೇಕಿದೆ' ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಅರ್ಜಿದಾರರ ನಾಮ ನಿರ್ದೇಶನ ಹಿಂಪಡೆದು ಇದೇ 7ರಂದು ಸರ್ಕಾರ ಹೊರಡಿಸಿರುವ ಆದೇಶಕ್ಕೆ ಮೂರು ತಿಂಗಳ ತಡೆ ನೀಡಿ ಆದೇಶಿಸಿದೆ.

ಪ್ರತಿವಾದಿಗಳಾದ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು, ಅರ್ಜಿದಾರರ ಸ್ಥಾನಕ್ಕೆ ನಿಯೋಜನೆಗೊಂಡಿರುವ ಡಾ.ಸಿ.ಆರ್. ಮಹೇಶ್ ಮತ್ತು ಡಾ.ಅನಿಲ್ ಕುಮಾರ್ ಇಶೊ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಪೀಠ ಆದೇಶಿಸಿದೆ. ವಿಚಾರಣೆಯನ್ನು ರಜಾಕಾಲದ ನಂತರಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್ ವಾದ ಮಂಡಿಸಿದರು.

ದಟ್ಟಣೆ ಕಾರಿಡಾರ್: ಅಭಿವೃದ್ಧಿಗೊಂಡ 48.57 ಕಿ.ಮೀ ರಸ್ತೆಯೂ ಪ್ಯಾಕೇಜ್‌ನಲ್ಲಿ!

ಅಭಿವೃದ್ಧಿ ಆಗಬೇಕಿದ್ದು 22 ಕಿ.ಮೀ ಮಾತ್ರ

ಪ್ರಜಾವಾಣಿ ವಾರ್ತೆ

ವರದಿ ಪರಿಣಾಮ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಡಿಸಿಎಲ್) ಹಸ್ತಾಂತರಿಸಲಾದ ಅತಿ ದಟ್ಟಣೆ ಕಾರಿಡಾರ್‌ಗಳಲ್ಲಿ ಅಭಿವೃದ್ಧಿಪಡಿಸಲು ಬಾಕಿ ಇರುವುದು 22.48 ಕಿ.ಮೀ ಮಾತ್ರ!

ಅಚ್ಚರಿ ಎಂದರೆ ಕೆಆರ್‌ಡಿಸಿಎಲ್ ಒಟ್ಟು 71.05 ಕಿ.ಮೀ ಉದ್ದದ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಶುಕ್ರವಾರವಷ್ಟೇ (ಏ. 8ರಂದು) ಟೆಂಡರ್ ಆಹ್ವಾನಿಸಿತ್ತು. ಈ ಕಾಮಗಾರಿಗಳ ನಾಲ್ಕು ಪ್ರತ್ಯೇಕ ಪ್ಯಾಕೇಜ್‌ಗಳಿಗೆ ಒಟ್ಟು ₹ 289.09 ಕೋಟಿ ಟೆಂಡರ್ ಮೊತ್ತ ನಿಗದಿಪಡಿಸಲಾಗಿತ್ತು. ಏ.20ರಂದು ಟೆಂಡರ್ ಬಿಡ್ ತೆರೆಯಲು ಕೆಆರ್‌ಡಿಸಿಎಲ್ ನಿರ್ಧರಿಸಿತ್ತು. ಬಿಬಿಎಂಪಿ ಹಾಗೂ ಬಿಎಂಆರ್‌ಸಿಎಲ್ ವತಿಯಿಂದ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಮತ್ತು ಈಗಾಗಲೇ ಅಭಿವೃದ್ಧಿ ಪಡಿಸಲಾದ ರಸ್ತೆಗಳೂ ಸೇರಿ ಒಟ್ಟು 48.57 ಕಿ.ಮೀ ಉದ್ದದ ರಸ್ತೆಗಳೂ ಈ ಪ್ಯಾಕೇಜ್‌ನಲ್ಲಿ ಸೇರಿದ್ದವು! ಈಗಾಗಲೇ ಅಭಿವೃದ್ಧಿಯಾದ ಕಾಮಗಾರಿಗಳನ್ನು ಕೈಬಿಟ್ಟರೆ, ಟೆಂಡರ್ ಮೊತ್ತ ₹ 289 ಕೋಟಿಯಿಂದ ₹ 91.46 ಕೋಟಿಗೆ ಇಳಿಯಬಹುದು ಎಂದು ಅಂದಾಜಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೋಮವಾರ (ಏ 11ರಂದು) ಕ್ಷೇತ್ರ ಪರಿವೀಕ್ಷಣೆ ನಡೆಸಿದಾಗ ಕೆಆರ್‌ಡಿಸಿಎಲ್ ಅಭಿವೃದ್ಧಿ ಕಾಮಗಾರಿ ನಿರ್ವಹಿಸಲು ಉದ್ದೇಶಿಸಿದ್ದ 71.05 ಕಿ.ಮೀ ಉದ್ದದ ರಸ್ತೆಗಳಲ್ಲಿ 25.69 ಕಿ.ಮಿ. ಉದ್ದದ ಕಾಮಗಾರಿಯನ್ನು ಬಿಬಿಎಂಪಿ ಈಗಾಗಲೇ ನಡೆಸಿರುವುದು ಗಮನಕ್ಕೆ ಬಂದಿದೆ. ಅದರಲ್ಲಿ 5.47 ಕಿ.ಮೀ ಉದ್ದದ ರಸ್ತೆಗೆ ಮೇಲ್ಮೈ ಡಾಂಬರೀಕರಣ ನಡೆಸಲಾಗಿದೆ. 2.95 ಕಿ.ಮೀ ಉದ್ದದ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. 17.27 ಕಿ.ಮೀ ಉದ್ದದ ರಸ್ತೆಗಳು ಸುಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಅಲ್ಲದೇ, ಅತಿ ದಟ್ಟಣೆ ಕಾರಿಡಾರ್‌ನಲ್ಲಿ ಒಟ್ಟು 22.88 ಕಿ.ಮೀ ಉದ್ದದ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಪ್ರಸ್ತಾವವನ್ನು ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮವು (ಬಿಎಂಆರ್‌ಸಿಎಲ್) ಹೊಂದಿದೆ. ಹಾಗಾಗಿ ಕೆಆರ್‌ಡಿಸಿಎಲ್ ಒಟ್ಟು 11 ರಸ್ತೆಗಳಲ್ಲಿ ಒಟ್ಟು 22.48 ಕಿ.ಮೀ ಉದ್ದವನ್ನು ಅಭಿವೃದ್ಧಿಪಡಿಸಬೇಕಾಗುತ್ತದೆ. ಕೆಆರ್‌ಡಿಸಿಎಲ್ ಅಭಿವೃದ್ಧಿಪಡಿಸಲು ಬಾಕಿ ಉಳಿದಿರುವ 11 ರಸ್ತೆಗಳಲ್ಲಿ ಎರಡು ರಸ್ತೆಗಳು ಮಾತ್ರ 2 ಕಿ.ಮೀ.ಗಿಂತಲೂ ಉದ್ದ ಇವೆ. ಇನ್ನುಳಿದವು 2 ಕಿ.ಮೀಗಿಂತ ಕಡಿಮೆ ಉದ್ದದ ರಸ್ತೆಗಳು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚಿಸಲು ವಿವಿಧ ಇಲಾಖೆಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತಿ ದಟ್ಟಣೆ ಕಾರಿಡಾರ್ ಅಭಿವೃದ್ಧಿಗೆ ನಿಗಮವು ಆಹ್ವಾನಿಸಿದ್ದ ಟೆಂಡರ್ ಪ್ಯಾಕೇಜ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಅದನ್ನು ರದ್ದುಪಡಿಸುವಂತೆ ಸೂಚಿಸಿದ್ದರು. ಅತಿ ದಟ್ಟಣೆ ಕಾರಿಡಾರ್‌ಗಳ ನಿರ್ವಹಣೆಯ ಅಂಶವನ್ನು ಕೈಬಿಟ್ಟು ಕೇವಲ ಅಭಿವೃದ್ಧಿ ಕಾಮಗಾರಿಗೆ ಸೀಮಿತವಾಗಿ ಅಲ್ಪಾವಧಿ ಟೆಂಡರ್ ಕರೆಯಬೇಕು ಎಂದು ಸೂಚಿಸಿದ್ದರು.

ಅತಿ ದಟ್ಟಣೆ ಕಾರಿಡಾರ್‌ಗಳ ವಸ್ತುಸ್ಥಿತಿಯನ್ನು ಅಂದಾಜಿಸದೆಯೇ ಕೆಆರ್‌ಡಿಸಿಎಲ್ ಒಟ್ಟು 191 ಕಿ.ಮೀ ಉದ್ದದ ಅತಿ ದಟ್ಟಣೆ ಕಾರಿಡಾರ್‌ನ ಅಭಿವೃದ್ಧಿ ಮತ್ತು ಐದು ವರ್ಷಗಳ ನಿರ್ವಹಣೆಗೆ ಕಳೆದ ವರ್ಷ ಒಟ್ಟು ₹1,120.48 ಕೋಟಿ ವೆಚ್ಚದ ಟೆಂಡರ್ ಅನ್ನು ಅಂತಿಮಗೊಳಿಸಿತ್ತು. ಈ ಕಾರಿಡಾರ್‌ಗಳ ಉನ್ನತೀಕರಣಕ್ಕೆ ಒಟ್ಟು ₹335.17 ಕೋಟಿ, ದೈನಂದಿನ ನಿರ್ವಹಣೆಗೆ ಮೊದಲ ವರ್ಷಕ್ಕೆ ₹ 142.12 ಕೋಟಿ, ಇನ್ನುಳಿದ ನಾಲ್ಕು ವರ್ಷಗಳ ನಿರ್ವಹಣೆಗೆ ₹ 643.19 ಕೋಟಿ ವೆಚ್ಚವಾಗುತ್ತದೆ ಎಂದು ಕೆಆರ್‌ಡಿಸಿಎಲ್ ಅಂದಾಜಿಸಿತ್ತು. ಈ ಟೆಂಡರ್‌ನಲ್ಲಿ ಭಾರಿ ಅಕ್ರಮಗಳು ನಡೆದಿದ್ದ ಬಗ್ಗೆ 'ಪ್ರಜಾವಾಣಿ' ಸರಣಿ ವರದಿಗಳನ್ನು ಪ್ರಕಟಿಸಿ ಗಮನ ಸೆಳೆದಿತ್ತು. ನಂತರ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆಯಲಾಗಿತ್ತು.

ಅಭಿವೃದ್ಧಿ ಕಾಮಗಾರಿ ವಿವರ

ರಸ್ತೆ	ಉದ್ದ (ಕಿ.ಮೀ)	ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದ ಉದ್ದ (ಕಿ.ಮೀ)	ಅಭಿವೃದ್ಧಿಪಡಿಸಬೇಕಿರುವುದು (ಕಿ.ಮೀ)
ಪ್ಯಾಕೇಜ್–1			
ಬಳ್ಳಾರಿ ರಸ್ತೆ	7.5	5.7	– (ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಹಳೆ ಮದ್ರಾಸ್ ರಸ್ತೆ	18.50	10.05	4.30 (5.7 ಕಿ.ಮೀ.ಯನ್ನು ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಗೊರಗುಂಟೆಪಾಳ್ಯ–ಕೆ.ಆರ್.ಪುರ	6.75	2.65	1.65 (1 ಕಿ.ಮೀ. ಬಿಬಿಎಂಪಿ ಅಭಿವೃದ್ಧಿಪಡಿಸುತ್ತಿದೆ)
ಒಟ್ಟು	32.70	18.17	5.95 (12.22 ಕಿ.ಮೀ ಬಿಬಿಎಂಪಿ ಅಭಿವೃದ್ಧಿ ಪಡಿಸಿದೆ)
ಪ್ಯಾಕೇಜ್–2			
ಹಳೆ ವಿಮಾನನಿಲ್ದಾಣ ರಸ್ತೆ	17.5	14.12	4.70 (9.42 ಕಿ.ಮೀ ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಸರ್ಜಾಪುರ ರಸ್ತೆ	8.75	1.10	– (ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಒಟ್ಟು	25.90	15.22	4.70 (10.52 ಕಿ.ಮೀ ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಪ್ಯಾಕೇಜ್–3			
ಹೊಸೂರು ರಸ್ತೆ	6.45	1.95	– (ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಬನ್ನೇರುಘಟ್ಟ ರಸ್ತೆ	3.50	3.50	3.50
ಕನಕಪುರ ರಸ್ತೆ	13.75	3.40	3.40
ಸಿಲ್ಕ್ ಬೋರ್ಡ್–ಮೈಸೂರು ರಸ್ತೆ (ಹೊರ ವರ್ತುಲ ರಸ್ತೆ)	9.50	9.50	– (ಬಿಎಂಆರ್‌ಸಿಎಲ್ ಅಭಿವೃದ್ಧಿಪಡಿಸಲಿದೆ)
ಒಟ್ಟು	33.20	18.35	6.90 11.45 (ಬಿಬಿಎಂಪಿ/ಬಿಎಂಆರ್‌ಸಿಎಲ್‌ನಿಂದ ಅಭಿವೃದ್ಧಿ)
ಪ್ಯಾಕೇಜ್–4			
ಮೈಸೂರು ರಸ್ತೆ	15.40	8.15	– (ಬಿಎಂಆರ್‌ಸಿಎಲ್ ಅಭಿವೃದ್ಧಿಪಡಿಸುತ್ತಿದೆ)
ಮಾಗಡಿ ರಸ್ತೆ	12.00	5.23	– (ಬಿಎಂಆರ್‌ಸಿಎಲ್ ಅಭಿವೃದ್ಧಿಪಡಿಸಲಿದೆ)
ತುಮಕೂರು ರಸ್ತೆ	7.90	3.13	3.13
ಪಶ್ಚಿಮ ಕಾರ್ಡ್ ರಸ್ತೆ	8.40	1.80	1.80
ಮೈಸೂರು ರಸ್ತೆ–ಗೊರಗುಂಟೆ ಪಾಳ್ಯ	10.90	1.00	– (ಇದನ್ನು ಬಿಬಿಎಂಪಿ ಅಭಿವೃದ್ಧಿಪಡಿಸಿದೆ)
ಒಟ್ಟು	54.60	19.31	4.93 14.38 (ಬಿಬಿಎಂಪಿ/ಬಿಎಂಆರ್‌ಸಿಎಲ್‌ನಿಂದ ಅಭಿವೃದ್ಧಿ)

ಬಿಬಿಎಂಪಿ: 392 ಕಿ.ಮೀ ರಸ್ತೆ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ 213 ರಸ್ತೆಗಳನ್ನು (ಒಟ್ಟು 392.37 ಕಿ.ಮೀ ಉದ್ದ) ₹ 600 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಬಿಬಿಎಂಪಿಯು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 'ಅಮೃತ ನಗರೋತ್ಥಾನ ಯೋಜನೆ'ಯಡಿ ಬೆಂಗಳೂರಿನ ಅಭಿವೃದ್ಧಿಗೆ ₹ 6 ಸಾವಿರ ಕೋಟಿ ಅನುದಾನವನ್ನು 2022–23ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸಿದ್ದರು. ಅದರಲ್ಲಿ ₹ 600 ಕೋಟಿಯನ್ನು ನಗರದ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಬಳಸುವಂತೆ ಸೂಚಿಸಿದ್ದರು.

ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಶುಕ್ರವಾರ (ಏ.8) ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಅವರು, 'ನಗರದ ಒಟ್ಟು ಅಭಿವೃದ್ಧಿಯು ಮುಖ್ಯ ರಸ್ತೆಗಳು ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಯನ್ನು ಅವಲಂಬಿಸಿದೆ. ಅಮೃತ ನಗರೋತ್ಥಾನ ಯೋಜನೆಯಡಿ ಒದಗಿಸಿರುವ ₹ 600 ಕೋಟಿ ಅನುದಾನ ಬಳಕೆ ಕುರಿತು ಬುಧವಾರದ (ಏ 13) ಒಳಗೆ ಕ್ರಿಯಾಯೋಜನೆ ರಚಿಸಿ ಸರ್ಕಾರದಿಂದ ಅನುಮೋದನೆ ಪಡೆಯಬೇಕು' ಎಂದು ನಿರ್ದೇಶನ ನೀಡಿದ್ದರು.

ಉದ್ಯಮಿ ಟಿ.ವಿ.ಮೋಹನ ದಾಸ ಪೈ ಅವರು, 'ಬೆಂಗಳೂರು 2021–22ನೇ ಸಾಲಿನಲ್ಲಿ ₹1.69 ಲಕ್ಷ ಕೋಟಿ ಆದಾಯ ತೆರಿಗೆಯನ್ನು ಪಾವತಿಸಿದೆ. ಆದರೂ ನಾವು ನವದೆಹಲಿಯಿಂದ ಕಡೆಗಣನೆಗೆ ಒಳಗಾಗಿದ್ದೇವೆ. ನಮ್ಮ ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿವೆ. ಸಂಚಾರ ದಟ್ಟಣೆ ನಮ್ಮ ರಕ್ತ ಹೀರುತ್ತಿದೆ. ಬದುಕಿನ ಗುಣಮಟ್ಟವೂ ಕುಸಿದಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ನೆರವಾಗಬೇಕು' ಎಂದು ಗುರುವಾರ (ಏ 7) ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿತ್ತು.

ಬೆಂಗಳೂರು ನಗರದಿಂದ ತೆರಿಗೆ ರೂಪದಲ್ಲಿ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ಕೋಟಿ ರೂಪಾಯಿ ಸೇರುತ್ತಿದೆ. ಆದರೂ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರಗಳು ಆದ್ಯತೆ ನೀಡಿಲ್ಲ. ಇಲ್ಲಿನ ರಸ್ತೆಗಳು ತೀರಾ ಹದಗೆಟ್ಟಿವೆ ಎಂಬ ಕುರಿತು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಹೊರಹಾಕಿದ್ದರು. ಇದಾದ ಮರುದಿನವೇ ಮುಖ್ಯಮಂತ್ರಿಯವರು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಬಗ್ಗೆ ಚರ್ಚಿಸಲು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು.

ರಸ್ತೆ ಸೌಕರ್ಯ ಅಭಿವೃದ್ಧಿ–ಅನುದಾನ ಹಂಚಿಕೆ

ಆರ್.ಐ ವಿಭಾಗ	ಅನುದಾನ (₹ ಕೋಟಿ)	ರಸ್ತೆಯ ಉದ್ದ (ಕಿ.ಮೀ)	ಒಟ್ಟು ಕಾಮಗಾರಿಗಳು
ಪೂರ್ವ	95	74.50	37
ಪಶ್ಚಿಮ	50	35.27	26
ದಕ್ಷಿಣ	50	37.80	22
ಮಹದೇವಪುರ	50	27.10	16
ಕೆ.ಆರ್.ಪುರ	35	15.42	6
ಬೊಮ್ಮನಹಳ್ಳಿ	70	45.45	36
ದಾಸರಹಳ್ಳಿ	60	27.08	9
ಯಲಹಂಕ	80	63.75	35
ಆರ್.ಆರ್.ನಗರ ವಲಯ	80	66	21
ಸಂಚಾರ ಎಂಜಿನಿಯರಿಂಗ್ ಕೋಶ	30	-	5

ಬೆಂಗಳೂರು ಕಿರು ನಾಟಕೋತ್ಸವ ಸ್ಪರ್ಧೆ

ಬೆಂಗಳೂರು: ಪ್ರವರ ಥಿಯೇಟರ್ ಮತ್ತು ಅಶ್ವಘೋಷ ಥಿಯೇಟರ್ ಟ್ರಸ್ಟ್ ಜಂಟಿಯಾಗಿ 'ಬೆಂಗಳೂರು ಕಿರು ನಾಟಕೋತ್ಸವ'ದ ಎರಡನೇ ಆವೃತ್ತಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹಮ್ಮಿಕೊಂಡಿವೆ. ರಂಗ ತಂಡಗಳು ಹಾಗೂ ರಂಗಕರ್ಮಿಗಳು ಹೆಸರು ನೋಂದಾಯಿಸಿಕೊಳ್ಳಲು ಇದೇ 23 ಕಡೆಯ ದಿನವಾಗಿದೆ.

ಎನ್.ಆರ್. ಕಾಲೊನಿಯ ಪ್ರಭಾತ್ ಕಲಾಪೂರ್ಣಿಮಾದಲ್ಲಿ ಏ.30 ಮತ್ತು ಮೇ 1ರಂದು ಪ್ರಾಥಮಿಕ ಹಂತದ ಸ್ಪರ್ಧೆ ನಡೆಯಲಿದೆ. ಮೇ 15ರಂದು ಹನುಮಂತನಗರದ ಪ್ರಭಾತ್ ಕೆ.ಎಚ್. ಕಲಾಸೌಧದಲ್ಲಿ ಕೊನೆಯ ಹಂತದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನಾಟಕೋತ್ಸವವು 'ಸಹನೆ' ವಿಷಯ ಕೇಂದ್ರಿತವಾಗಿದೆ. ಭಾಗ ವಹಿಸುವ ಪ್ರತಿ ತಂಡಕ್ಕೆ ರಂಗಸಜ್ಜಿಕೆಯ ಸಮಯ ಸೇರಿ 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ನಾಟಕ ಪ್ರದರ್ಶನ ಕನಿಷ್ಠ 10 ನಿಮಿಷಗಳಿರಬೇಕು. ಭಾಗವಹಿಸುವ ಪ್ರತಿ ತಂಡದಲ್ಲೂ ರಂಗದ ಮೇಲೆ ಕನಿಷ್ಠ ಇಬ್ಬರು ಹಾಗೂ ಗರಿಷ್ಠ ಎಂಟು ಕಲಾವಿದರು ಇರಬೇಕು. ಪ್ರತಿ ತಂಡವೂ ₹ 1,000 ಪ್ರವೇಶ ಶುಲ್ಕ ಪಾವತಿಸಬೇಕು. ಅಂತಿಮ ಸುತ್ತಿಗೆ ಆಯ್ಕೆಯಾದ ತಂಡದ ಪ್ರವೇಶ ಶುಲ್ಕವನ್ನು ಹಿಂತಿರುಗಿಸಲಾಗುತ್ತದೆ ಎಂದು ಪ್ರವರ ಥಿಯೇಟರ್ ಸಂಸ್ಥಾಪಕ ಹನುರಾಮಸಂಜೀವ ತಿಳಿಸಿದ್ದಾರೆ.

ನಾಟಕೋತ್ಸವದಲ್ಲಿ ಏಳು ಪ್ರಶಸ್ತಿಗಳನ್ನು ನೀಡಲಾಗುತ್ತದೆ. 'ಅತ್ಯುತ್ತಮ ನಾಟಕ ಪ್ರಶಸ್ತಿ'ಯು ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಈ ಪ್ರಶಸ್ತಿಯನ್ನು ತೀರ್ಪುಗಾರರ ಹಾಗೂ ಪ್ರೇಕ್ಷಕರ ಆಯ್ಕೆ ಅನುಸಾರ ಪ್ರತ್ಯೇಕವಾಗಿ ನೀಡಲಾಗುತ್ತದೆ. ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಕಥೆ ಹಾಗೂ ಅತ್ಯುತ್ತಮ ಪ್ರಚಾರ ವಿನ್ಯಾಸ ಪ್ರಶಸ್ತಿಗಳನ್ನೂ ನೀಡಲಾಗುತ್ತದೆ. ಈ ಪ್ರಶಸ್ತಿಗಳು ಫಲಕಗಳನ್ನು ಒಳಗೊಂಡಿವೆ. ಹೆಸರು ನೋಂದಾಯಿಸುವವರು bengalurushortplayfestival@gmail.comಗೆ ವಿವರಗಳನ್ನು ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ. **ಸಂಪರ್ಕಕ್ಕೆ:** 9886604420 ಅಥವಾ 9686869676

ಹೃದ್ರೋಗ ಚಿಕಿತ್ಸಾ ಕೇಂದ್ರ: ಪರಿಶೀಲನೆ

ಬೆಂಗಳೂರು: 'ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿರುವ ಹೃದಯ ಚಿಕಿತ್ಸಾ ಕೇಂದ್ರ ಮೇ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ' ಎಂದು ಮಲ್ಲೇಶ್ವರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಅವರು, ಹೃದಯ ಚಿಕಿತ್ಸಾ ಕೇಂದ್ರ, 50 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, 'ತಾಯಿ ಮತ್ತು ಮಕ್ಕಳ ಶುಶ್ರೂಷೆಗೆ 200 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಯೋಜನೆಯಿದೆ. ಆಸ್ಪತ್ರೆಯ ಆವರಣದಲ್ಲೇ ನಿಮ್ಹಾನ್ಸ್ ಸಹಯೋಗದಲ್ಲಿ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ' ಎಂದರು. ಮಣಿಪಾಲ್ ಆಸ್ಪತ್ರೆ ನೆರವಿನೊಂದಿಗೆ ಬಿಬಿಎಂಪಿ ಕಟ್ಟಡದಲ್ಲಿ ಸ್ಥಾಪನೆಯಾಗಲಿರುವ ಹೈಟೆಕ್ ಪ್ರಯೋಗಾಲಯದ ಪ್ರಗತಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರಿಂದ ವೈದ್ಯರ ಲಭ್ಯತೆ, ಕೆಲಸದ ಅವಧಿಯಲ್ಲಿ ಇರುವ ಸಿಬ್ಬಂದಿ ಸಂಖ್ಯೆ, ಆರೋಗ್ಯ ಸೇವೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಸಿ.ಎನ್. ಅಶ್ವತ್ಥನಾರಾಯಣ ಪರಿಶೀಲಿಸಿದರು. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದಾರೆ.

'ದ್ವೇಷ ಬಿತ್ತನೆಗೆ ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಶ್ರೀರಾಮನವಮಿ ಯಾತ್ರೆ ವೇಳೆ ವಿವಿಧ ರಾಜ್ಯಗಳಲ್ಲಿ ನಡೆದಿರುವ ಹಿಂಸಾಚಾರಗಳ ಹಿಂದೆ ಹಿಂದುತ್ವ ಶಕ್ತಿಗಳ ಪಿತೂರಿ ಇದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಗಳನ್ನು ದ್ವೇಷ ಮತ್ತು ಹಿಂಸಾಚಾರ ಪ್ರಚೋದನೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ' ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆರೋಪಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಗಳೆಲ್ಲವೂ ಹಿಂದುತ್ವ ಶಕ್ತಿಗಳ ಮೂಲಕ ನಡೆಸಿರುವ ಸಂಘಟಿತ ಯತ್ನದ ಭಾಗವಾಗಿದೆ' ಎಂದು ದೂರಿದರು. 'ಈಗ ನಡೆಯುತ್ತಿರುವುದು ಕೇವಲ ಕೋಮು ಸಂಘರ್ಷವಲ್ಲ. ಇದು ಹಿಂದುತ್ವ ಗೂಂಡಾಗಳಿಂದ ಮುಸ್ಲಿಂ ಸಮುದಾಯದ ವಿರುದ್ಧ ನಡೆಯುತ್ತಿರುವ ಪೂರ್ವಯೋಜಿತ ದಾಳಿಗಳು. ಎಲ್ಲ ಕಡೆಗಳಲ್ಲಿಯೂ ಒಂದೇ ರೀತಿಯಲ್ಲಿ ದಾಳಿಗಳು ನಡೆದಿದ್ದು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳ ಮೂಲಕವೇ ರ‍್ಯಾಲಿಗಳು ಸಾಗಿವೆ' ಎಂದರು.

'ಪೊಲೀಸರು ಹಿಂಸಾಚಾರ ತಡೆಯಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇವರೇ ದಾಳಿ ನಡೆಸುವವರಿಗೆ ಕುಮ್ಮಕ್ಕು ನೀಡಿದ್ದಾರೆ. ಪೊಲೀಸರು ಮುಸ್ಲಿಂ ಸಮುದಾಯದ ಅಮಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ದೇಶ ಶಾಂತಿ ಮತ್ತು ಸಹಬಾಳ್ವೆಯಿಂದ ಇರಬೇಕಾದರೆ, ಈ ಹಿಂದುತ್ವ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮುಸ್ಲಿಮರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್‌ನ ನಿವೃತ್ತ ಅಥವಾ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಬೇಕು' ಎಂದೂ ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, 'ಮುಸ್ಲಿಂ ಸಮುದಾಯದಲ್ಲಿ ಆತ್ಮಸ್ಥೈರ್ಯ ಮೂಡಿಸಲು ಮತ್ತು ಸವಾಲುಗಳನ್ನು ಎದುರಿಸಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಅಭಿಯಾನ ಹಮ್ಮಿಕೊಳ್ಳಲಿದೆ. ಹಿಂಸಾಚಾರ ಮತ್ತು ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಸಂತ್ರಸ್ತರಿಗೆ ಸಂಘಟನೆಯು ಕಾನೂನು ನೆರವು ಕಲ್ಪಿಸಲಿದೆ' ಎಂದು ಭರವಸೆ ನೀಡಿದರು.



ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಪ್ರಶಸ್ತಿಪತ್ರ ವಿತರಿಸಿದರು. ಪ್ರಾಂಶುಪಾಲ ಡಾ.ಟಿ.ಎನ್.ಶ್ರೀನಿವಾಸ ಇದ್ದರು.

ಏಟ್ರಿಯಾ: ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪ್ರಜಾವಾಣಿ ವಾರ್ತೆ

ಯಲಹಂಕ: ಹೆಬ್ಬಾಳದ ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಷಯಗಳಲ್ಲಿ ಪದವಿಗಳನ್ನು ಪೂರ್ಣಗೊಳಿಸಿದ 580 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಒಟ್ಟು 6 ವಿಭಾಗಗಳಿಂದ 6 ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಇಡೀ ಕಾಲೇಜಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಒಬ್ಬ ವಿದ್ಯಾರ್ಥಿಗೆ ಪ್ರಶಸ್ತಿ ಸೇರಿ ವಿವಿಧ ವಿಭಾಗಗಳಲ್ಲಿ ಸಾಧನೆಗೈದ 7 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಕ್ಯಾಪ್ಜೆಮಿನಿ ಎಂಜಿನಿಯರಿಂಗ್ ಸಂಸ್ಥೆಯ ಹಿರಿಯ ನಿರ್ದೇಶಕ ಎಸ್. ಜೆ.ನಾಗನಗೌಡರ್, 'ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಸಂಪರ್ಕ ವ್ಯವಸ್ಥೆ ಶರವೇಗದಲ್ಲಿದೆ. ಜಗತ್ತಿನಲ್ಲಿ ಪ್ರತಿದಿನ ಐದು ಟ್ರಿಲಿಯನ್ ಸಂದೇಶಗಳು ವಿನಿಮಯವಾಗುತ್ತಿದ್ದು, ಇವುಗಳನ್ನು ಸಂಗ್ರಹಿಸುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕಾಗಿ ಎಲ್ಲೆಡೆ ಕ್ಲೌಡ್ ತಂತ್ರಜ್ಞಾನವನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದು, ಈ ವಲಯಕ್ಕೆ ಉಜ್ವಲ ಭವಿಷ್ಯವಿದೆ' ಎಂದು ಅಭಿಪ್ರಾಯಪಟ್ಟರು.ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಮಾತನಾಡಿ, 'ಪದವಿ ಪಡೆದ ನಂತರ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸಮಾರ್ಗ ತೆರೆದುಕೊಳ್ಳಲಿದೆ. ವೃತ್ತಿ, ಪ್ರವೃತ್ತಿ ಹಾಗೂ ಬದುಕಿನ ವಿವಿಧ ಆಯಾಮಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಮಯ ಇದಾಗಿದೆ' ಎಂದರು.

ವಿಧಾನ ಪರಿಷತ್‌ನ ಮಾಜಿ ಸದಸ್ಯ ಪಿ.ರಾಮಯ್ಯ, ಏಟ್ರಿಯಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಎಸ್.ಸುಂದರರಾಜು, ತಾಂತ್ರಿಕ ನಿರ್ದೇಶಕ ಕೌಶಿಕ್ ಎಸ್.ರಾಜು, ಟ್ರಸ್ಟಿ ಕೆ.ನಾಗರಾಜು, ಕಾರ್ಯನಿರ್ವಹಣಾಧಿಕಾರಿ ಶಹೀನ್ ರೆಹಮಾನ್, ಪ್ರಾಂಶುಪಾಲ ಡಾ.ಟಿ.ಎನ್.ಶ್ರೀನಿವಾಸ ಇತರರು ಇದ್ದರು.

ದೇವರಚಿಕ್ಕನಹಳ್ಳಿ: ಬಿಡಿಎ ಸ್ವತ್ತಿನ ಒತ್ತುವರಿ ತೆರವು

ಬೆಂಗಳೂರು: ದೇವರಚಿಕ್ಕನಹಳ್ಳಿಯಲ್ಲಿ ಒತ್ತುವರಿಯಾಗಿದ್ದ 1 ಎಕರೆ 19 ಗುಂಟೆ ಜಾಗವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು (ಬಿಡಿಎ) ಮಂಗಳವಾರ ತೆರವುಗೊಳಿಸಿ ಮತ್ತೆ ಸ್ವಾಧೀನಕ್ಕೆ ಪಡೆದರು.

ಬಿಟಿಎಂ ಬಡಾವಣೆಯ 4 ನೇ ಹಂತದ 2ನೇ ಬ್ಲಾಕ್‌ನ ದೇವರಚಿಕ್ಕನಹಳ್ಳಿಯ ಸರ್ವೆ ಸಂಖ್ಯೆ 41ರಲ್ಲಿ ಶಾಲೆ ನಿರ್ಮಿಸುವ ಉದ್ದೇಶಕ್ಕಾಗಿ 23 ಗುಂಟೆ ಜಾಗವನ್ನು ಮತ್ತು ಬಿಎಂಟಿಸಿ ಬಸ್ ಡಿಪೊ ನಿರ್ಮಿಸಲು 36 1/2 ಗುಂಟೆ ಜಾಗವನ್ನುಮಂಜೂರುಮಾಡಲಾಗಿತ್ತು. ದಶಕದಿಂದ ಈಚೆಗೆ ಖಾಸಗಿ ವ್ಯಕ್ತಿಗಳು ಈ ಎರಡೂ ಜಾಗಗಳನ್ನು ಅತಿಕ್ರಮಿಸಿಕೊಂಡು ಅಲ್ಲಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದರು.

ಬಿಡಿಎ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಮತ್ತು ಬಿಡಿಎ ಜಾರಿ ದಳದ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ನೇತೃತ್ವದ ಅಧಿಕಾರಿಗಳ ತಂಡವು ವಿಶೇಷ ಕಾರ್ಯಾಚರಣೆ ನಡೆಸಿ ಈ ಜಾಗವನ್ನು ಮತ್ತೆ ಸ್ವಾಧೀನಕ್ಕೆ ಪಡೆಯಿತು.

ನಗರದಲ್ಲಿ ಇಂದು

ಹುತಾತ್ಮರ ದಿನ ಮತ್ತು ವಿಶೇಷ ಅಂಚೆ ಲಕೋಟೆ ಬಿಡುಗಡೆ: ಅತಿಥಿಗಳು–ಎಸ್.ರಾಜೇಂದ್ರ ಕುಮಾರ್, ಅಮರ್ ಕುಮಾರ್ ಪಾಂಡೆ, ಕೆ.ಟಿ. ಬಾಲಕೃಷ್ಣ, ಆಯೋಜನೆ–ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆ, ಸ್ಥಳ–ಆರ್.ಎ.ಮುಂಡ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 9

ವೈಯಕ್ತಿಕ ಮನೆಗಳ ಬಹುಮಹಡಿ ಕಟ್ಟಡದ ಉದ್ಘಾಟನೆ ಹಾಗೂ ಶಂಕುಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಥಳ–ಸಂವಿಧಾನ ವೃತ್ತ, ಯಶವಂತಪುರ, ಬೆಳಿಗ್ಗೆ 9

ಭಗವಾನ್ ಮಹಾವೀರರ ಜನ್ಮಕಲ್ಯಾಣ ಮಹೋತ್ಸವ: ಅತಿಥಿ–ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಯೋಜನೆ–ಜೈನ್ ಯುವ ಸಂಘಟನೆ, ಸ್ಥಳ–ಮರಾಠ ಹಾಸ್ಟೆಲ್ ಆವರಣ, ಬಸವನಗುಡಿ ರಸ್ತೆ, ಮಧ್ಯಾಹ್ನ 1

ಭಾರ್ಗವಿ ವೆಂಕಟರಾಮ್

'ಅಮೃತ ಸಂಗೀತಂ' ವೈವಿಧ್ಯಮಯ ಸಂಗೀತ ಕಛೇರಿ: ಭಾರ್ಗವಿ ವೆಂಕಟರಾಮ್ ಅವರಿಂದ ಕರ್ನಾಟಕ ಸಂಗೀತ ಹಾಡುಗಾರಿಕೆ, ಅನೂಪ್ ಶಂಕರ್ ಅವರಿಂದ ಕರ್ನಾಟಕ ಭಕ್ತಿ ಸಂಗೀತ, ಆಯೋಜನೆ–ಭಾರತೀಯ ಸಾಮಗಾನ ಸಭಾ, ಸ್ಥಳ–ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರ ಸಂಜೆ 5ರಿಂದ

84ನೇ ಶ್ರೀರಾಮನವಮಿ ಉತ್ಸವ ಮತ್ತು ಅಂತರರಾಷ್ಟ್ರೀಯ ಸಂಗೀತೋತ್ಸವ: ಸಂಗೀತ ಕಾರ್ಯಕ್ರಮ–ಮೈಸೂರು ನಾಗರಾಜ್ ಮತ್ತು ಮೈಸೂರು ಮಂಜುನಾಥ್, ಎಲ್ಲಾ ವೆಂಕಟೇಶ್ವರ ರಾವ್, ಜಿ.ಗುರುಪ್ರಸನ್ನ, ಗಿರಿಧರ್ ಉಡುಪ, ಆಯೋಜನೆ–ಶ್ರೀರಾಮಸೇವಾ ಮಂಡಳಿಯ ರಾಮನವಮಿ ಉತ್ಸವ ಟ್ರಸ್ಟ್, ಸ್ಥಳ–ಚಾಮರಾಜಪೇಟೆಯ ಕೋಟೆ ಪ್ರೌಢಶಾಲೆ ಮೈದಾನ, ಸಂಜೆ 5.15ರಿಂದ

ಭೀಮಸೇನ ಗುರುರಾಜ ಜೋಶಿ ಅವರ ಜನ್ಮಶತಾಬ್ದಿ ಮತ್ತು ಭೀಮನಮನ: ನಾಗರಾಜ ರಾವ್ ಹವಾಲ್ದಾರ್ ಮತ್ತು ಓಂಕಾರ್‌ನಾಥ್ ಹವಾಲ್ದಾರ್ ತಂಡದಿಂದ ದಾಸವಾಣಿ ಮತ್ತು ಸಂತವಾಣಿ, ಆಯೋಜನೆ–ವಿಎಲ್‌ಎನ್–ನಿರ್ಮಾಣ್–ಪುರಂದರ ಪ್ರತಿಷ್ಠಾನ, ಸ್ಥಳ–ಪುರಂದರ ಮಂಟಪ, ನಿಸರ್ಗ ಬಡಾವಣೆ, ಸಂಜೆ 6

'ಕುವೆಂಪು ಅವರ ರಾಮಾಯಣ ದರ್ಶನಂ ಓದು' ಕಾವ್ಯವಾಚನ ಮತ್ತು ವ್ಯಾಖ್ಯಾನ: ಕೆ.ಎನ್.ಗಣೇಶಯ್ಯ, ಅಧ್ಯಕ್ಷತೆ–ಎ.ಜೆ.ಸದಾಶಿವ, ಅತಿಥಿಗಳು–ಜಗದೀಶ ರೆಡ್ಡಿ, ಕೆ.ಸಿ.ಶಿವಾರೆಡ್ಡಿ, ಆಯೋಜನೆ–ರಾಷ್ಟ್ರಕವಿ ಕುವೆಂಪು ವಿಚಾರ ವೇದಿಕೆ, ಸ್ಥಳ–ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6

ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳು

ಬಿ.ಆರ್.ಅಂಬೇಡ್ಕರ್ ಜನ್ಮದಿನ: ಆಯೋಜನೆ–ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಥಳ–ಕೊಠಡಿ ಸಂ.106, 1ನೇ ಮಹಡಿ, ವಿಧಾನಸೌಧ, ಬೆಳಿಗ್ಗೆ 9.30

ಅಂಬೇಡ್ಕರ್ ಜಯಂತಿ: ಅತಿಥಿ–ಕುಲಪತಿ ಕೆ.ಆರ್. ವೇಣುಗೋಪಾಲ್, ಆಯೋಜನೆ–ಬೆಂಗಳೂರು ವಿಶ್ವವಿದ್ಯಾಲಯ, ಸ್ಥಳ–ವಿಶ್ವವಿದ್ಯಾಲಯದ ಆಡಳಿತ ಕಚೇರಿ, ಜ್ಞಾನಭಾರತಿ, ಬೆಳಿಗ್ಗೆ 9.30

ಬಿ.ಆರ್.ಅಂಬೇಡ್ಕರ್ ಜನ್ಮದಿನ: ಮಾಲಾರ್ಪಣೆ–ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಮೆಗೆ ಗೌರವ ಸಮರ್ಪಣೆ–ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಯೋಜನೆ–ಸಮಾಜ ಕಲ್ಯಾಣ ಇಲಾಖೆ, ಸ್ಥಳ–ವಿಧಾನಸೌಧದ ಮುಂಭಾಗ, ಬೆಳಿಗ್ಗೆ 10

ಬಿ.ಆರ್.ಅಂಬೇಡ್ಕರ್ ಸ್ಫೂರ್ತಿ ಭವನ ಕಟ್ಟಡದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅತಿಥಿಗಳು–ಕೋಟ ಶ್ರೀನಿವಾಸ ಪೂಜಾರಿ, ಚಂದ್ರಕಾಂತ ಗೌಡ ಚನ್ನಪ್ಪಗೌಡ ಪಾಟೀಲ, ಅಧ್ಯಕ್ಷತೆ–ರಿಜ್ವಾನ್ ಅರ್ಷದ್, ಆಯೋಜನೆ–ಸಮಾಜ ಕಲ್ಯಾಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ, ಸ್ಥಳ–ವಿಕಾಸಸೌಧದ ಪಶ್ಚಿಮ ದ್ವಾರ, ಬೆಳಿಗ್ಗೆ 10.30

ಏಕಗವಾಕ್ಷಿ ಕಾಲ್‌ಸೆಂಟರ್ ಉದ್ಘಾಟನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಥಳ–ಕಲ್ಯಾಣ ಕೇಂದ್ರ, ಯವನಿಕಾ ಕಟ್ಟಡ, ಬೆಳಿಗ್ಗೆ 11

ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ: ಭಾವಚಿತ್ರಕ್ಕೆ ಮಾಲಾರ್ಪಣೆ–ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಆಯೋಜನೆ–ಜನತಾದಳ (ಜಾತ್ಯತೀತ) ಪಕ್ಷ, ಸ್ಥಳ–ಪಕ್ಷದ ಕಚೇರಿ, ಜೆ.ಪಿ.ಭವನ, ಬೆಳಿಗ್ಗೆ 11

ಅಂಬೇಡ್ಕರ್ ಜಯಂತಿ: ಉದ್ಘಾಟನೆ–ಶಾಸಕ ಬಿ.ಜಡ್.ಜಮೀರ್ ಅಹಮದ್ ಖಾನ್, ಅಧ್ಯಕ್ಷತೆ–ಬಿ.ಕೆ.ಅಲ್ತಾಫ್‌ಖಾನ್, ಅತಿಥಿಗಳು–ಎಲ್. ಹನುಮಂತಯ್ಯ, ಸಮತಾ ಬಿ.ದೇಶಮಾನೆ, ಸೀಮಾ ಅಲ್ತಾಫ್‌ಖಾನ್, ಸಂಜೀವರಾಯಪ್ಪ, ಟಿ.ಮಲ್ಲೇಶ್, ಆಯೋಜನೆ–ಬಿ.ಆರ್.ಅಂಬೇಡ್ಕರ್ ಪ್ರಗತಿಪರ ಯುವಜನ ವೇದಿಕೆ, ಸ್ಥಳ–ಜಗಜೀವನರಾಂ ನಗರದ ಉದ್ಯಾನ, ಬೆಳಿಗ್ಗೆ 11

ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪ್ರದಾನ: ಉದ್ಘಾಟನೆ–ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುಷ್ಪ ಸಮರ್ಪಣೆ–ಕೋಟ ಶ್ರೀನಿವಾಸ ಪೂಜಾರಿ, ಬಿ.ಶ್ರೀರಾಮುಲು, ಸ್ಥಳ–ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11.30

ದಲಿತರ ಸ್ವಾಭಿಮಾನದ ದಿನ: ಉದ್ಘಾಟನೆ–ಪ್ರಿಯಾಂಕ್ ಖರ್ಗೆ, ಅತಿಥಿಗಳು–ಗಂಗೂಬಾಯಿ ಮಾನ್‌ಕರ್, ಸತೀಶ್ ಕುಮಾರ್ ಹೊಸಮನಿ, ಎಚ್. ಟಿ.ಪೋತೆ, ಆಯೋಜನೆ–ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸ್ಥಳ–ಮಹಾರಾಷ್ಟ್ರ ಮಂಡಳ, ಗಾಂಧಿನಗರ, ಬೆಳಿಗ್ಗೆ 11.30

ವೈಚಾರಿಕ ಸಂವಾದ: ಅಂಬೇಡ್ಕರ್ ಅವರ ರಾಷ್ಟ್ರೀಯ ಚಿಂತನೆಗಳು–ವಿ.ನಾಗರಾಜ್, ಅಂಬೇಡ್ಕರ್ ಮತ್ತು ಸಾಮಾಜಿಕ ಸಾಮರಸ್ಯ–ವಾದಿರಾಜ್, ಆಯೋಜನೆ–ರಾಷ್ಟ್ರೀಯ ಸ್ವಯಂಸೇವಕ ಸಂಘ, ಸ್ಥಳ–ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರ್ಸ್, ಗಂಗಾನಗರ, ಸಂಜೆ 6.30

ಕೆ.ಕೃತಿ

ಭರತನಾಟ್ಯ ರಂಗಪ್ರವೇಶ ಕೆ.ಕೃತಿ

ಅತಿಥಿಗಳು–ಉಷಾ ದಾತಾರ್, ಲಕ್ಷ್ಮಿ ಎನ್.ಮೂರ್ತಿ, ವೈ.ಕೆ. ಸಂಧ್ಯಾಶರ್ಮ, ಎನ್.ಸತ್ಯಪ್ರಕಾಶ್, ಆಯೋಜನೆ–ನಾಟ್ಯ ಭೈರವಿ ಕಲಾ ಕುಟೀರ, ಸ್ಥಳ–ಸೇವಾಸದನ, ಮಲ್ಲೇಶ್ವರ, ಬೆಳಿಗ್ಗೆ 10

ಬ್ರಹ್ಮೋತ್ಸವ: ಆಯೋಜನೆ–ಇಸ್ಕಾನ್, ಸ್ಥಳ–ರಾಧಾಕೃಷ್ಣ ದೇವಸ್ಥಾನ, ಹರೇಕೃಷ್ಣ ಹಿಲ್, ಕಾರ್ಡ್ ರಸ್ತೆ, ಸಂಜೆ 6ರಿಂದ ರಾತ್ರಿ 8 ಗಂಟೆಯವರೆಗೆ (ಏ.25ರವರೆಗೆ ಪ್ರತಿದಿನ ಕಾರ್ಯಕ್ರಮ ಇರಲಿದೆ)

ಮಹಾವೀರ ಜಯಂತಿ: ಉದ್ಘಾಟನೆ–ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾನ್ನಿಧ್ಯ–ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಭಾವಚಿತ್ರಕ್ಕೆ ಮಾಲಾರ್ಪಣೆ–ವಿ.ಸುನಿಲ್ ಕುಮಾರ್, ಅಧ್ಯಕ್ಷತೆ–ಉದಯ್ ಬಿ.ಗರುಡಾಚಾರ್, ಆಯೋಜನೆ–ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ–ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 6.30

'ಖಾನ–ಗಾನ': ಲತಾ ಮಂಗೇಶ್ಕರ್ ಅವರಿಗೆ 75ಕ್ಕೂ ಹೆಚ್ಚು ಸಂಗೀತಗಾರರಿಂದ ಸ್ವರನಮನ, ಆಯೋಜನೆ–ಸಾಗರ್ ಕ್ಯಾಟರರ್ಸ್, ಸ್ಥಳ–ಗಾಯತ್ರಿ ವಿಹಾರ, ಅರಮನೆ ಮೈದಾನ, ರಾತ್ರಿ 8

ಬೆಂಗಳೂರು ಕರಗ ಶಕ್ತ್ಯೋತ್ಸವದ 'ಹಸಿಕರಗ': ಸ್ಥಳ–ಸಂಪಂಗಿಕೆರೆ ಅಂಗಳದ ಶಕ್ತಿಪೀಠ, ಮುಂಜಾನೆ 3ಕ್ಕೆ

ಭವನ ನಿರ್ಮಾಣಕ್ಕೆ 2012ರಲ್ಲಿಯೇ ಹಂಚಿಕೆಯಾಗಿದ್ದ ಭೂಮಿ

18ಕ್ಕೆ ಮಾಸ್ತಿ ಭವನದ ಶಿಲಾನ್ಯಾಸ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಕಡೆಗೂ ಅನುಮೋದನೆ ದೊರೆತಿದ್ದು, ಇದೇ 18ಕ್ಕೆ ಶಿಲಾನ್ಯಾಸ ಸಮಾರಂಭ ನಡೆಯಲಿದೆ.



ಮಾಸ್ತಿ ವೆಂಕಟೇಶ ಅಯ್ಯಂಗಾರ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ್ಞಾನಜ್ಯೋತಿ ಬಡಾವಣೆಯಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಭವನ ನಿರ್ಮಾಣಕ್ಕೆ 2012ರಲ್ಲಿಯೇ ಇಲ್ಲಿನ ಜ್ಞಾನ ಭಾರತಿ ಬಡಾವಣೆಯಲ್ಲಿ 20 ಸಾವಿರ ಚದರ ಅಡಿ ಜಾಗ ಗುರುತಿಸಲಾಗಿತ್ತು. ಸರ್ಕಾರವೇ ಸ್ಥಾಪಿಸಿದ ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಭೂಮಿಯನ್ನು ಹಸ್ತಾಂತರಿಸಲಾಗಿತ್ತು. ಆದರೆ, ನಂತರ ಬಂದ ಸರ್ಕಾರಗಳು ಕಟ್ಟಡ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿರಲಿಲ್ಲ.

ಈಬಗ್ಗೆ 2021ರಅ.2ರಂದು 'ಮಾಸ್ತಿ ಭವನ ಅಡಿಗಲ್ಲಿಗೆ ಅಡಿಗಡಿಗೂ ಅಡ್ಡಿ!' ಎಂಬ ಶೀರ್ಷಿಕೆಯಡಿ 'ಪ್ರಜಾವಾಣಿ'ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಮಾಸ್ತಿ ಭವನ ನಿರ್ಮಾಣಕ್ಕೆ ಹಂಚಿಕೆಯಾದ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿನಲ್ಲಿಯೇ ಟ್ರಸ್ಟ್ ನೋಂದಣಿ ಮಾಡಿಸಿದೆ. ಹಂಚಿಕೆಯಾದ ಭೂಮಿಯನ್ನು ಸಮತಟ್ಟು ಮಾಡಿಸಿ, ಕೊಳವೆ ಬಾವಿ ಕೊರೆಯಿಸಲಾಗಿದೆ. ನಿವೇಶನಕ್ಕೆ ಬೇಲಿಯನ್ನೂ ವಾರ್ಷಿಕ ಚಟುವಟಿಕೆಗೆ ಹಂಚಿಕೆಯಾದ ಅನುದಾನದಿಂದಲೇ ಟ್ರಸ್ಟ್ ಮಾಡಿಸಿದೆ.

'ಮಾಸ್ತಿ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಅನುಮೋದನೆ ನೀಡಿರುವುದು ಸಂತಸವನ್ನುಂಟು ಮಾಡಿದೆ. ಮಾಸ್ತಿ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಬೆಂಗಳೂರಿನಲ್ಲಿಯೇ ಕಳೆದಿದ್ದಾರೆ. ಇಲ್ಲಿಯೇ ಅವರ ಹೆಸರಿನಲ್ಲಿ ಭವನ ನಿರ್ಮಿಸಬೇಕೆಂಬ ಒತ್ತಾಯವಿತ್ತು. ಅದು ಈಗ ಸಾಕಾರವಾಗುತ್ತಿದೆ' ಎಂದು ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ತಿಳಿಸಿದರು.

ಮಾಸ್ತಿ ಭವನದ ನೀಲ ನಕ್ಷೆ

ಎರಡು ಮಹಡಿ

ಮಾಸ್ತಿ ಭವನದ ನೀಲ ನಕ್ಷೆಯನ್ನು ಕೋಲಾರದ ನಿರ್ಮಿತಿ ಕೇಂದ್ರವು ಸಿದ್ಧಪಡಿಸಿದೆ. ತಳ ಮಹಡಿಯಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ, ನೆಲ ಮಹಡಿಯಲ್ಲಿ 300 ಆಸನಗಳ ಸಭಾಂಗಣ, ಕಚೇರಿ, ವಿಶ್ರಾಂತಿ ಸ್ಥಳ ಹಾಗೂ ಗ್ರಂಥಾಲಯ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಮೊದಲ ಹಾಗೂ ಎರಡನೇ ಮಹಡಿಯಲ್ಲಿ ಸಭಾ ಕೊಠಡಿ ಹಾಗೂ ಅತಿಥಿಗಳ ವಾಸಕ್ಕೆ ಕೊಠಡಿಗಳನ್ನು ನಿರ್ಮಿಸುವುದು ನೀಲ ನಕ್ಷೆಯಲ್ಲಿದೆ.

ವಿಚಾರಣಾ ಆದೇಶ ರದ್ದು

ಐವರು ಬಿಡಿಎ ಎಂಜಿನಿಯರ್‌ಗಳ ವಿರುದ್ಧದ ಆರೋಪ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿದ ಮತ್ತು ಕರಡು ಖಚಿತ ಅಳತೆ ವರದಿಯನ್ನು (ಕರೆಕ್ಟ್ ಡೈಮೆನ್ಷನ್ ರಿಪೋರ್ಟ್-ಸಿಡಿಆರ್) ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಐವರು ಎಂಜಿನಿಯರ್‌ಗಳ ವಿರುದ್ಧದ ದೋಷಾರೋಪ ಪಟ್ಟಿ ಪರಿಗಣಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎಂಜಿನಿಯರ್‌ಗಳಾದ ಎ.ಕೃಷ್ಣಮೂರ್ತಿ, ಕೆ.ಎನ್. ರವಿಕುಮಾರ್, ಸಿ. ಶ್ರೀನಿವಾಸ್, ಶಬ್ಬೀರ್ ಅಹ್ಮದ್ ಮತ್ತು ಎಂ.ಎಂ. ಫಾರೂಕ್ ಅಜಂ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದ್ದು, ಪ್ರಕರಣದ ವಿಚಾರಣೆಗೆ (ಪ್ರಾಸಿಕ್ಯೂಷನ್) ಅನುಮತಿ ನೀಡುವುದಕ್ಕಾಗಿ ಸಕ್ಷಮ ಪ್ರಾಧಿಕಾರಕ್ಕೆ (ಸರ್ಕಾರಕ್ಕೆ) ಹಿಂದಿರುಗಿಸಿ ಆದೇಶಿಸಿದೆ.

'ಅರ್ಜಿದಾರ ಎಂಜಿನಿಯರ್‌ಗಳಿಗೆ ಸಿಡಿಆರ್ ಸಿದ್ಧಪಡಿಸುವ ಜವಾಬ್ದಾರಿಯನ್ನು ಬಿಡಿಎ ನೀಡಿತ್ತು. ಈ ಸಂದರ್ಭದಲ್ಲಿ ಅವರ ವಿರುದ್ಧ ವಿಚಕ್ಷಣಾ ದಳದಲ್ಲಿ ದೂರು ದಾಖಲಿಸಲಾಗಿತ್ತು. ಬಿಡಿಎ ವ್ಯಾಪ್ತಿಗೆ ಬರುವ ನಿವೇಶನಗಳನ್ನು ಕಾಲ್ಪನಿಕ ಹೆಸರಿನಲ್ಲಿ ಹಂಚಿಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಇಂದ್ರಕುಮಾರ್ ಎಂಬುವರ ಜೊತೆಗೂಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಮತ್ತು ಅವರೊಟ್ಟಿಗೆ ಸಿಡಿಆರ್ ಹಂಚಿಕೊಂಡಿದ್ದರು' ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇಂದ್ರಕುಮಾರ್ ಮನೆಯಲ್ಲಿ ಶೋಧ ನಡೆಸಿದ್ದ ಪೊಲೀಸರಿಗೆ ಅರ್ಜಿದಾರರು ಸಿದ್ಧಪಡಿಸಿದ್ದರು ಎನ್ನಲಾದ ಕರಡು ಸಿಡಿಆರ್ ದೊರೆತಿದ್ದವು. ನಂತರ ತನಿಖೆ ನಡೆಸಿದ್ದ ಪೊಲೀಸರು 2021ರ ಡಿಸೆಂಬರ್ 4ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಪೊಲೀಸರು ಸಲ್ಲಿಸಿದ್ದ ಮನವಿ ಕುರಿತು ಸಕ್ಷಮ ಪ್ರಾಧಿಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಏತನ್ಮಧ್ಯೆ ವಿಚಾರಣಾ ನ್ಯಾಯಾಲಯವು ಆರೋಪ ಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿ ಆದೇಶಿಸಿತ್ತು.

ಸಕ್ಷಮ ಪ್ರಾಧಿಕಾರ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಂಸ್ಥಾಪನಾ ದಿನ ಆಚರಣೆ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಎರಡನೆಯ ಅತಿದೊಡ್ಡ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್, ಈಚೆಗೆ ತನ್ನ 128ನೆಯ ಸಂಸ್ಥಾಪನಾ ದಿನ ಆಚರಿಸಿತು.

ಇದರ ಅಂಗವಾಗಿ, ಬ್ಯಾಂಕ್‌ನ ಬೆಂಗಳೂರು ವೃತ್ತದ ಅಧೀನದ ಶಾಖೆಗಳು ಗ್ರಾಹಕ ಸೇವೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮ ಆಯೋಜಿಸಿದ್ದವು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ಹೈದರಾಬಾದ್ ವಲಯದ ವ್ಯವಸ್ಥಾಪಕ ಸಂಜೀವನ್ ನಿಖಾರ್, ಬೆಂಗಳೂರು ಪಶ್ಚಿಮ ವೃತ್ತದ ಮುಖ್ಯಸ್ಥ ಬಸಂತ ಕುಮಾರ್ ಅವರು ಹಿರಿಯ ನಾಗರಿಕರಿಗೆ ವಿದ್ಯುತ್ ಚಾಲಿತ ವಾಹನಗಳನ್ನು ವಿತರಿಸಿದರು. 'ನೆಲೆ' ಅನಾಥಾಶ್ರಮಕ್ಕೆ ₹ 25 ಸಾವಿರ ದೇಣಿಗೆ ನೀಡಲಾಯಿತು.

ಕರಗ ಮೆರವಣಿಗೆ: ಷರತ್ತುಬದ್ಧ ಅನುಮತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರಗ ಮಹೋತ್ಸವದ ನಿಮಿತ್ತ ಇದೇ 16ರ ರಾತ್ರಿ ನಗರದಲ್ಲಿ ಮೆರವಣಿಗೆ ನಡೆಸಲು ಧರ್ಮರಾಯ ಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

'ಕರಗ ಮರವಣಿಗೆ ನಡೆಸಲು ಅನುಮತಿ ನೀಡಬೇಕು' ಎಂದು ಕೋರಿ ಧರ್ಮರಾಯ ಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಸತೀಶ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದ್ದು, 'ಮೆರವಣಿಗೆ ವೇಳೆ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳಬೇಕು' ಎಂಬ ಷರತ್ತು ವಿಧಿಸಿದೆ.

ಇದೇ ವೇಳೆ, 'ಈ ಆದೇಶವು, ಕರಗ ಮೆರವಣಿಗೆಗೆ ಮಾತ್ರ ಅನ್ವಯಿಸಲಿದೆ ಹಾಗೂ ಕಳೆದ ತಿಂಗಳ 3ರಂದು ಹೊರಡಿಸಿರುವ ಮಧ್ಯಂತರ ಆದೇಶ ಯಥಾವತ್ ಜಾರಿಯಲ್ಲಿರುತ್ತದೆ' ಎಂದು ಸ್ಪಷ್ಟಪಡಿಸಿದೆ.

'ಮೆರವಣಿಗೆಗಳು ಮತ್ತು ಪ್ರತಿಭಟನೆಯಿಂದ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ' ಎಂಬ ಆಕ್ಷೇಪಣೆ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, 2021ರ ಮಾರ್ಚ್ 3ರಂದು ಈ ಕುರಿತಂತೆ ಮಹತ್ವದ ಆದೇಶ ನೀಡಿದೆ.

'ಫ್ರೀಡಂ ಪಾರ್ಕ್ (ಸ್ವಾತಂತ್ರ್ಯ ಉದ್ಯಾನ) ಹೊರತುಪಡಿಸಿ ನಗರದ ಯಾವುದೇ ಭಾಗದಲ್ಲಿ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು' ಎಂದು ಆದೇಶಿಸಿದೆ.

ಮುಖ್ಯ ದಾವೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಧ್ಯಕ್ಷರೂ ಸೇರಿದಂತೆ ಒಟ್ಟು ಒಂಬತ್ತು ಜನ ಪ್ರತಿವಾದಿಗಳಿದ್ದಾರೆ.

'ದಾಸೋಪಾಸನ-ವಾರ್ಷಿಕೋತ್ಸವ'

ಬೆಂಗಳೂರು: ಚಿಪ್ಪಗಿರಿಯ ತಪೋನಿಧಿ ಶ್ರೀವಿಜಯದಾಸರ ಸೇವಾ ಬಳಗವು ವಾರ್ಷಿಕೋತ್ಸವ ಮತ್ತು ಹರಿದಾಸರ ಮಿಲನ, ದಾಸೋಪಾಸನ ಕಾರ್ಯಕ್ರಮಗಳನ್ನು ಕತ್ರಿಗುಪ್ಪೆಯ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಮೇ 22ರಂದು ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳಗದ ಕಾರ್ಯದರ್ಶಿ ಸುರೇಶ ಕಲ್ಲೂರ, 'ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. 200 ಕಲಾವಿದರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ, ಸ್ವಾಮೀಜಿ ಮೆರವಣಿಗೆ ನಡೆಯಲಿದೆ' ಎಂದರು.

ಸಂಪರ್ಕ: 9480724296

ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜಾಕೋಬ್ ಪೀಟರ್ ಅವರನ್ನು ಸನ್ಮಾನಿಸಲಾಯಿತು. ಪಾಂಚಜನ್ಯ ವಿದ್ಯಾಪೀಠ ಕ್ಷೇಮಾಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಎಸ್‌.ಮರಿಸ್ವಾಮಿ, ಎ.ಆರ್‌.ಕೃಷ್ಣಮೂರ್ತಿ ಹಾಗೂ ಇತರರು ಇದ್ದಾರೆ.

ತಾಂತ್ರಿಕ ವಸ್ತು ಪ್ರದರ್ಶನ

ಬೆಂಗಳೂರು: 'ಸ್ನಾತಕೋತ್ತರ ಪದವಿ ಪಡೆದ ಮಾತ್ರಕ್ಕ ನಮ್ಮ ಕಲಿಕೆ ಅಂತ್ಯವಾಗುವುದಿಲ್ಲ. ನಿರಂತರವಾಗಿ ಕಲಿಕೆಯನ್ನು ಮುಂದುವರಿಸುತ್ತಿರಬೇಕು' ಎಂದು ಬಾಷ್ ಗ್ಲೋಬಲ್ ಸಾಫ್ಟ್‌ವೇರ್ ಸಂಸ್ಥೆಯ ಉಪಾಧ್ಯಕ್ಷ ಜಾಕೋಬ್ ಪೀಟರ್ ಹೇಳಿದರು.

ಮಲ್ಲತ್ತಹಳ್ಳಿಯ ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವು ಆಯೋಜಿಸಿದ್ದ ರಾಷ್ಟ್ರ ಮಟ್ಟದ ತಾಂತ್ರಿಕ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

'ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯದ ತಳ ಮಟ್ಟವನ್ನು ಗಟ್ಟಿಗೊಳಿಸುತ್ತದೆ. ಕಠಿಣ ಪರಿಶ್ರಮದಿಂದ ಜ್ಞಾನ ಸಂಪಾದಿಸಬೇಕು. ಜ್ಞಾನ ಪ್ರಗತಿಯಿಂದ ಆವಿಷ್ಕಾರ ಮತ್ತು ಅಭಿವೃದ್ಧಿಯನ್ನು ಸಾಕಾರಗೊಳಿಸಬೇಕು' ಎಂದರು.

ಪಾಂಚಜನ್ಯ ವಿದ್ಯಾಪೀಠ ಕ್ಷೇಮಾಭಿವೃದ್ಧಿ ಟ್ರಸ್ಟ್‌ನ ಟ್ರಸ್ಟಿ ಶಿವಮಲ್ಲು, 'ಆರು ವರ್ಷಗಳಿಂದ ನಿರಂತರವಾಗಿ ವಸ್ತು ಪ್ರದರ್ಶನ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿನ ಕೌಶಲ, ಪ್ರತಿಭಾ ಪ್ರದರ್ಶನಕ್ಕೆ ಇದು ವೇದಿಕೆಯಾಗಿದೆ' ಎಂದರು.

ಟ್ರಸ್ಟ್‌ನ ಖಜಾಂಚಿ ಬಿ.ಎನ್. ಉಮೇಶ್, 'ವಸ್ತು ಪ್ರದರ್ಶನದಲ್ಲಿ 5ಕ್ಕೂ ಹೆಚ್ಚು ರಾಜ್ಯಗಳು ಮತ್ತು ರಾಜ್ಯದ 40ಕ್ಕೂ ಹೆಚ್ಚು ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಯೋಜನೆಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ' ಎಂದರು.

ಟ್ರಸ್ಟ್‌ನ ಅಧ್ಯಕ್ಷ ಎಸ್.ಮರಿಸ್ವಾಮಿ, ಕಾರ್ಯದರ್ಶಿ ಎ.ಆರ್.ಕೃಷ್ಣಮೂರ್ತಿ, ಎನ್.ಸಿ.ಶಿವಪ್ರಕಾಶ್, ಎಂ.ಮಹದೇವ್, ಕಾಲೇಜಿನ ಪ್ರಾಂಶುಪಾಲರಾದ ಎಂ.ಮೀನಾಕ್ಷಿ, ಉಪಪ್ರಾಂಶುಪಾಲ ವಿಜಯಕುಮಾರ್, ಡೀನ್ ಕೆ.ಎನ್. ಅನುರಾಧಾ ಮತ್ತು ಟ್ರಸ್ಟಿನ ಪದಾಧಿಕಾರಿಗಳು ಭಾಗವಹಿಸಿದ್ದರು.

'ಬಿಸಿಯೂಟ ನಿವೃತ್ತ ನೌಕರರಿಗೆ ₹1 ಲಕ್ಷ ಇಡುಗಂಟು ನೀಡಿ'

ಬೆಂಗಳೂರು: '60 ವರ್ಷ ಮೇಲ್ಪಟ್ಟ ಬಿಸಿಯೂಟ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸುವಾಗ ಸರ್ಕಾರ ಅವರಿಗೆ ನಿವೃತ್ತಿ ವೇತನ ಅಥವಾ ಕನಿಷ್ಠ ₹1 ಲಕ್ಷ ಇಡುಗಂಟು ನೀಡಬೇಕು' ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮಾಹಿತಿ ಪ್ರಕಾರ ರಾಜ್ಯದಾದ್ಯಂತ 11 ಸಾವಿರಕ್ಕೂ ಹೆಚ್ಚು ಮಂದಿ ಸೇವೆಯಿಂದ ಬಿಡುಗಡೆ ಆಗಲಿದ್ದಾರೆ. ದಿಢೀರ್ ಕೆಲಸ ಕಳೆದುಕೊಳ್ಳುವುದರಿಂದ ಇವರ ಜೀವನ ನಿರ್ವಹಣೆ ಕಷ್ಟವಾಗಲಿದೆ. ಅವರಿಗೆ ಸರ್ಕಾರ ಆರ್ಥಿಕ ಸಹಾಯ ಮಾಡಬೇಕು' ಎಂದರು.

'ಬಿಸಿಯೂಟ ನೌಕರರಿಗೆ ₹1 ಸಾವಿರ ವೇತನ ಹೆಚ್ಚಳ ಮಾಡಲು ಈ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಹಣ ಶೀಘ್ರವಾಗಿ ನೌಕರರ ಕೈಸೇರಬೇಕು. ಬಿಸಿಯೂಟ ಯೋಜನೆಯನ್ನು ಕಾಯಂ ಮಾಡಬೇಕು. ನೌಕರರಿಗೆ ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು' ಎಂದು ಒತ್ತಾಯಿಸಿದರು.

ರಾಜ್ಯ ಸಮಿತಿ ಸದಸ್ಯೆ ಕೆ.ಆರ್. ಮಂಜುಳಾ, 'ನರೇಗಾ ಯೋಜನೆಯಡಿ ಶಾಲಾ ಅವಧಿಯ ನಂತರ ಶಾಲೆಯ ಕೈತೋಟದ ಕೆಲಸವನ್ನು ಬಿಸಿಯೂಟ ನೌಕರರಿಗೆ ವಹಿಸಿ, ವೇತನ ನೀಡಬೇಕು. ಪ್ರತಿ ತಿಂಗಳ 5ರೊಳಗೆ ವೇತನ ಪಾವತಿಸುವಂತೆ ಆಗ್ರಹಿಸಿದರು.

ಪುಲಿಕೇಶಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ (ಎಡದಿಂದ ಮೂರನೆಯವರು) ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೂಮಿ ಪೂಜೆ ನೆರವೇರಿಸಿದರು. ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಮುಖ್ಯ ಎಂಜಿನಿಯರ್ ವಿನಾಯಕ್ ಸುಗೂರ್, ಪಾಲಿಕೆ ಎಂಜಿನಿಯರ್‌ಗಳು ಹಾಗೂ ಇತರರು ಇದ್ದಾರೆ.

ಉದಕಮಂಡಲ ರೇಸ್

ಸೂಪರ್ ಗರ್ಲ್ ಗೆಲ್ಲುವ ನಿರೀಕ್ಷೆ

ವೆಲ್‌ಕಮ್ ಕಪ್ ಗುರುವಾರದಿಂದ ಪ್ರಾರಂಭವಾಗಲಿರುವ ಉದಕಮಂಡಲ ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದ್ದು, ಸೂಪರ್ ಗರ್ಲ್ ಈ ರೇಸ್‌ನಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಬೆಳಿಗ್ಗೆ 11.00ಕ್ಕೆ ಪ್ರಾರಂಭವಾಗಲಿರುವ ದಿನದ ಏಳು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿವೆ:

1ನೇ ರೇಸ್: ಎಂಬ್ರೇಸ್ 1, ಲಾರ್ಡ್ ಆಫ್ ದಿ ಟರ್ಫ್ 9, ಪಪ್ಪಾ ರಿಚ್ 2
2ನೇ ರೇಸ್: ರೆಮಿಡೀಸ್ ಆಫ್ ಸ್ಪ್ರಿಂಗ್ 5, ಗ್ಯಾಟ್ಲಿನ್ 1, ಮ್ಯಾಜಿಕಲ್ ವೇವ್ 4
3ನೇ ರೇಸ್: ಮಿಸ್ ಬಾಸ್ 7, ಡೈಮಂಡ್ಸ್ ಅಂಡ್ ಪರ್ಲ್ಸ್ 8, ಲೇಡಿ ಸಾಲಿಟೇರ್ 1
4ನೇ ರೇಸ್: ಅಂಗವಾಯ್ 7, ಡಾರ್ಕ್‌ಸ್ಟನ್ 3, ಸಿನತ್ರ 6
5ನೇ ರೇಸ್: ಸೂಪರ್ ಗರ್ಲ್ 3, ಗ್ಲೆನರಿ 8, ಹೋಪ್ ಅಂಡ್ ಗ್ಲೋರಿ 1
6ನೇ ರೇಸ್: ನೈಟ್ ಎನ್ವೀಡ್ 9, ಬೀಜೆ 4, ಥಾಮಸ್ ಹಾರ್ಡಿ 2
7ನೇ ರೇಸ್: ಅಂಬರ್ ಲೈಟ್ನಿಂಗ್ 2, ಪಿಂಕ್ ಪರ್ಲ್ 8, ಅಬಿಲಿಟೇರ್ 4

ಉತ್ತಮ ಬೆಟ್: ರೆಮಿಡೀಸ್ ಆಫ್ ಸ್ಪ್ರಿಂಗ್

ಜಾಕ್‌ಪಾಟ್	ಮಿನಿ ಜಾಕ್‌ಪಾಟ್	1ನೇ ಟ್ರಿಬಲ್	2ನೇ ಟ್ರಿಬಲ್
3,4,5,6,7	4,5,6,7	2,3,4	5,6,7

ಬಿಡಿಎ: ಕೆಲ ನಿವೇಶನದಾರರಿಗೆ ನಿರ್ವಹಣಾ ಶುಲ್ಕ ಸೇರಿಸಿ ತೆರಿಗೆ ಮೊತ್ತ ತೋರಿಸುತ್ತಿರುವ ವೆಬ್‌ಸೈಟ್

ತೆರಿಗೆ ಪಾವತಿ: ವೆಬ್‌ಸೈಟ್‌ನಲ್ಲಿ ತಪ್ಪು ವಿವರ

• ಪ್ರವೀಣ್ ಕುಮಾರ್ ಪಿ.ವಿ.

ಬೆಂಗಳೂರು: ಬಿಡಿಎ ಬಡಾವಣೆಗಳ ನಿವಾಸಿಗಳು 2022–23ನೇ ಸಾಲಿನ ಆಸ್ತಿ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸೋಮವಾರದಿಂದ ಅವಕಾಶ ಕಲ್ಪಿಸಿದೆ. ಆದರೆ, ನಾಡಪ್ರಭು ಕೆಂಪೇಗೌಡ ಬಡಾವಣೆಯ (ಎನ್‌ಪಿಕೆಎಲ್) ಕೆಲವು ನಿವೇಶನಗಳ ಆಸ್ತಿ ತೆರಿಗೆಗೆ ಸಂಬಂಧಿಸಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಪ್ಪು ವಿವರಗಳನ್ನು ತೋರಿಸಲಾಗುತ್ತಿದ್ದು, ಇದು ನಿವೇಶನದಾರರ ಕಳವಳಕ್ಕೆ ಕಾರಣವಾಗಿದೆ.

'ನಾನು ಬಡಾವಣೆಯ ಐದನೇ ಬ್ಲಾಕ್‌ನ ಎಫ್ ಸೆಕ್ಟರ್‌ನಲ್ಲಿ 30x40 ಅಡಿಯ ನಿವೇಶನ ಹೊಂದಿದ್ದೇನೆ. ಬಿಡಿಎ ನಿಗದಿಪಡಿಸಿದ ದರದ ಪ್ರಕಾರ ನಾನು ₹ 791 ತೆರಿಗೆ ಪಾವತಿಸಬೇಕು. ಆದರೆ, ಬಿಡಿಎ ವೆಬ್‌ಸೈಟ್‌ನಲ್ಲಿ (https://propertytax.bdabangalore.org) ನನ್ನ ನಿವೇಶನದ ಆಸ್ತಿ ತೆರಿಗೆ ಮೊತ್ತವು ₹ 2,635 ಎಂದು ತೋರಿಸುತ್ತಿದೆ. ಇಷ್ಟು ಮೊತ್ತವನ್ನೇ ಕಟ್ಟಬೇಕೋ ಬೇಡವೊ ಎಂಬ ಗೊಂದಲದಲ್ಲಿದ್ದೇನೆ' ಎಂದು ನಿವೇಶನದಾರ ಜೆ.ವೆಂಕಟೇಶಪ್ಪ 'ಪ್ರಜಾವಾಣಿ' ಜೊತೆ ಅಳಲು ತೋಡಿಕೊಂಡರು.

ಏಳನೇ ಬ್ಲಾಕ್‌ನ ಡಿ ಸೆಕ್ಟರ್‌ನಲ್ಲಿ ನಿವೇಶನ ಮಂಜೂರಾಗಿರುವ ನಾಗರತ್ನಾ ಅವರೂ ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆ ನಿವೇಶನದಾರರಿಗೂ ನಿರ್ವಹಣಾ ಶುಲ್ಕ ವಿಧಿಸಲು ಬಿಡಿಎ 2021ರಲ್ಲಿ ನಿರ್ಧರಿಸಿತ್ತು. ಈ ಬಡಾವಣೆಯಲ್ಲಿ ಮನೆ ನಿರ್ಮಿಸುವುದಕ್ಕೆ ಅಗತ್ಯವಿರುವ ಮೂಲಸೌಕರ್ಯವನ್ನು ಕಲ್ಪಿಸುವ ಮುನ್ನವೇ ನಿರ್ವಹಣಾ ಶುಲ್ಕವನ್ನು ಸಂಗ್ರಹಿಸುತ್ತಿರುವ ಬಗ್ಗೆ ನಿವೇಶನದಾರರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಬಿಡಿಎ ಈ ಬಡಾವಣೆಯ ನಿವೇಶನದಾರರಿಂದ ನಿರ್ವಹಣಾ ಶುಲ್ಕ ಸಂಗ್ರಹಿಸದಿರಲು 2021ರ ಜುಲೈನಲ್ಲಿ ನಿರ್ಧರಿಸಿತ್ತು.

ಎನ್‌ಪಿಕೆ ಬಡಾವಣೆಯ ನಿವೇಶನದಾರರಿಗೆ ನಿರ್ವಹಣಾ ಶುಲ್ಕವನ್ನು ಕೈಬಿಡುವ ನಿರ್ಧಾರವನ್ನು ಬಿಡಿಎ ಪ್ರಕಟಿಸುವುದಕ್ಕೆ ಮುನ್ನವೇ ಕೆಲವರು ಅದನ್ನು ಆಸ್ತಿ ತೆರಿಗೆ ಜೊತೆ ಪಾವತಿಸಿದ್ದರು. ಅಂತಹ ನಿವೇಶನಗಳ ಆಸ್ತಿ ತೆರಿಗೆ ಮೊತ್ತದ ಜೊತೆಗೆ ನಿರ್ವಹಣಾ ಶುಲ್ಕವೂ ಸೇರಿರುವ ಮೊತ್ತವು ಬಿಡಿಎ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಳ್ಳುತ್ತಿದೆ. 400ಕ್ಕೂ ಹೆಚ್ಚು ಮಂದಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಈ ಲೋಪವನ್ನು ಬಗೆಹರಿಸಬೇಕು ಎಂದು ಎನ್‌ಪಿಕೆ ಬಡಾವಣೆ ನಿವೇಶನದಾರರ ಮುಕ್ತ ವೇದಿಕೆಯ ಎ.ಎಸ್.ಸೂರ್ಯಕಿರಣ್ ಒತ್ತಾಯಿಸಿದರು.

'ಕಳೆದ ವರ್ಷ ನಿರ್ವಹಣಾ ಶುಲ್ಕವನ್ನು ಸೇರಿಸಿ ತೆರಿಗೆ ಕಟ್ಟಿದ್ದೆ. ನಂತರ ಬಿಡಿಎ ನಿರ್ವಹಣಾ ಶುಲ್ಕ ರದ್ದುಪಡಿಸಿತು. ನಾನು ಕಟ್ಟಿದ್ದ ನಿರ್ವಹಣಾ ಶುಲ್ಕವನ್ನು ಬಿಡಿಎ ಮರಳಿಸಿಲ್ಲ. ಈ ಸಲವೂ ವೆಬ್‌ಸೈಟ್‌ನಲ್ಲಿ ನಿರ್ವಹಣಾ ಶುಲ್ಕವನ್ನು ಸೇರಿಸಿ ಆಸ್ತಿ ತೆರಿಗೆಯ ಮೊತ್ತ ತೋರಿಸಲಾಗುತ್ತಿದೆ. ನಾನು ಯಾವುದೇ ಹಳೆ ಬಾಕಿಯನ್ನೂ ಉಳಿಸಿಕೊಂಡಿಲ್ಲ' ಎಂದು ವೆಂಕಟೇಶಪ್ಪ ತಿಳಿಸಿದರು.

'ನಾಡಪ್ರಭು ಕೆಂಪೇಗೌಡ ಬಡಾವಣೆಯ ನಿವಾಸಿಗಳಿಂದ ನಿರ್ವಹಣಾ ಶುಲ್ಕವನ್ನು ಸಂಗ್ರಹಿಸುತ್ತಿಲ್ಲ. ಈ ಬಗ್ಗೆ ಕಳೆದ ವರ್ಷವೇ ಆದೇಶ ಪ್ರಕಟಿಸಲಾಗಿದೆ' ಎಂದು ಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡ ಸ್ಪಷ್ಟಪಡಿಸಿದರು.

ಅಂಕಿ-ಅಂಶಗಳು

1.05 ಲಕ್ಷ
ಬಿಡಿಎಗೆ ಪಾವತಿಯಾಗುವ ಆಸ್ತಿ ತೆರಿಗೆ

23 ಸಾವಿರ
ಎನ್‌ಪಿಕೆ ಬಡಾವಣೆಯ ನಿವೇಶನದಾರರು

'ಲೋಪವಿದ್ದರೆ ಸರಿಪಡಿಸುತ್ತೇವೆ'

'ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ವೆಬ್‌ಸೈಟ್‌ನಲ್ಲಿ ತಪ್ಪು ವಿವರಗಳು ಇರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಒಂದೆರಡು ಪ್ರಕರಣಗಳಲ್ಲಿ ಈ ರೀತಿ ಆಗಿರಬಹುದು. ಆಸ್ತಿ ತೆರಿಗೆಯ ಲೆಕ್ಕ ವೆಬ್‌ಸೈಟ್‌ನಲ್ಲಿ ತಪ್ಪಾಗಿ ನಮೂದಾಗಿದ್ದರೆ, ನಿವೇಶನದಾರರು ಸ್ಥಳೀಯ ಕಂದಾಯ ಅಧಿಕಾರಿ ಕಚೇರಿಗೆ ಹೋಗಿ ದೂರು ನೀಡಬಹುದು. ಲೋಪ ಸರಿಪಡಿಸಲು ಕ್ರಮಕೈಗೊಳ್ಳಲಿದ್ದೇವೆ' ಎಂದು ಬಿಡಿಎ ಆರ್ಥಿಕ ಸದಸ್ಯ ಎಸ್.ಎಂ. ರಾಮಪ್ರಸಾದ್ 'ಪ್ರಜಾವಾಣಿ'ಗೆ ತಿಳಿಸಿದರು.

'ಕೆಲವರು ಹಳೆ ಬಾಕಿ ಉಳಿಸಿಕೊಂಡಿದ್ದರೂ ಈ ರೀತಿ ಆಗುತ್ತದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದರು.

'ಆಸ್ತಿ ತೆರಿಗೆಗೆ ಸಂಬಂಧಿಸಿದ ಲೋಪಗಳನ್ನು ನಮ್ಮ ಹಂತದಲ್ಲಿ ಸರಿಪಡಿಸಲಾಗದು. ಈ ಬಗ್ಗೆ ಕೇಂದ್ರ ಕಚೇರಿಯ ಅಧಿಕಾರಿಗಳೇ ಕ್ರಮ ಕೈಗೊಳ್ಳಬೇಕು' ಎಂದು ಪಶ್ಚಿಮ ವಿಭಾಗದ ಕಂದಾಯ ಅಧಿಕಾರಿಯೊಬ್ಬರು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಸಂಬಂಧ ಆರೋಪಿಯಾಗಿರುವ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬುಧವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಂಧಿಸಿದರು. –ಪ್ರಜಾವಾಣಿ ಚಿತ್ರ

ಮುಖ್ಯಮಂತ್ರಿ ಗೃಹ ಕಚೇರಿಗೆ ಎಎಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು' ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಶಿವಾನಂದ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಕಾರ್ಯಕರ್ತರು ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. 'ಯಮಕಿಂಕರ ಈಶ್ವರಪ್ಪನಿಗೆ ಧಿಕ್ಕಾರ', 'ಕೊಲೆಗಡುಕ ಈಶ್ವರಪ್ಪನಿಗೆ ಧಿಕ್ಕಾರ', 'ಭ್ರಷ್ಟಾಚಾರಿ ಈಶ್ವರಪ್ಪನಿಗೆ ಧಿಕ್ಕಾರ', 'ಈಶ್ವರಪ್ಪನನ್ನು ವಜಾಗೊಳಿಸಿ' ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಮಾರ್ಗಮಧ್ಯದಲ್ಲೇ ಬಂಧಿಸಿದ ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದರು.

ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, 'ಸಂತೋಷ್ ಪಾಟೀಲ ಅವರು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ತೋರಿದ್ದರು. ಅವರ ಸಾವಿಗೆ ಈಶ್ವರಪ್ಪನವರೇ ಹೊಣೆ. ಸಚಿವ ಸಂಪುಟದಲ್ಲಿ ಪ್ರಭಾವಿಯಾಗಿರುವ ಅವರು ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕೂಡಲೇ ಬಂಧಿಸಬೇಕು' ಎಂದು ಆಗ್ರಹಿಸಿದರು.

'ತನ್ನ ಸಾವಿಗೆ ಈಶ್ವರಪ್ಪನವರೇ ಹೊಣೆ ಎಂದು ಸಂತೋಷ್ ಪಾಟೀಲ ಅವರು ಮರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಿದ್ದರೂ ಅವರನ್ನು ಬಂಧಿಸಲು ಏಕೆ ವಿಳಂಬ ಮಾಡಲಾಗುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಅಲ್ಲವೇ. ಅವರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ' ಎಂದು ಮೋಹನ್ ದಾಸರಿ ದೂರಿದರು.

'ಸಂತೋಷ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪನವರನ್ನು ಬಂಧಿಸುವ ಬದಲು ಪೊಲೀಸರು ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಅವರ ನಡೆ ಖಂಡನೀಯ' ಎಂದು ಟೀಕಿಸಿದರು.

ಮುಖಂಡರಾದ ಜಗದೀಶ್ ವಿ. ಸದಂ, ಚನ್ನಪ್ಪಗೌಡ ನೆಲ್ಲೂರು, ಕುಶಲಸ್ವಾಮಿ, ಉಷಾ ಮೋಹನ್, ಪ್ರಕಾಶ್ ನೆಡುಂಗಡಿ, ಸೀತಾರಾಮ್, ನಂಜಪ್ಪ ಕಾಳೇಗೌಡ, ಗೋಪಿನಾಥ್, ಕುದ್ರತ್, ಜಗದೀಶ್ ಬಾಬು, ಅಬ್ಬಾಸ್ ಇದ್ದರು.

ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಕೊಲೆ ಆರೋಪಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೊಲೆ ಪ್ರಕರಣದ ವಿಚಾರಣೆಗೆಂದು ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಜಿತಿನ್ (37) 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

'ಮಕ್ಕಳಿಬ್ಬರನ್ನು ಕೊಲೆ ಮಾಡಿದ ಆರೋಪದ ಮೇಲೆ ಜಿತಿನ್‌ನನ್ನು ಹುಳಿಮಾವು ಪೊಲೀಸರು ಎರಡು ವರ್ಷದ ಹಿಂದೆ ಬಂಧಿಸಿದ್ದರು. ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು. ಪ್ರಕರಣದ ವಿಚಾರಣೆಗಾಗಿ ಆತನನ್ನು ಬುಧವಾರ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಭದ್ರತೆಯಲ್ಲಿದ್ದ ಸಿಬ್ಬಂದಿಯನ್ನು ತಳ್ಳಿ ಆತ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದ. ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾನೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಕ್ಷಯನಗರದ ಹನಿಡೀವ್ ವಸತಿ ಸಮುಚ್ಚಯದಲ್ಲಿ ಪತ್ನಿಯೊಂದಿಗೆ ವಾಸವಿದ್ದ ಆರೋಪಿ ಜಿತಿನ್, 2020ರ ಮಾರ್ಚ್ 20ರಂದು ಮಕ್ಕಳಾದ ತೌಶಿಣಿ (5) ಹಾಗೂ ಶಾಸ್ತ (2) ಅವರನ್ನು ಕೊಲೆ ಮಾಡಿದ್ದ. ಈ ಸಂಬಂಧ ಆತನ ಪತ್ನಿ ಮಾರ್ಚ್ 21ರಂದು ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದ ಹುಳಿಮಾವು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಜೈಲಿನಿಂದಲೇ ತನಗೆ ಆಗಾಗ ಕರೆಮಾಡುತ್ತಿದ್ದ ಜಿತಿನ್, ಕೊಲೆ ಬೆದರಿಕೆ ಹಾಕುತ್ತಿದ್ದ ಎಂದೂ ಪತ್ನಿ ಆರೋಪಿಸಿದ್ದರು.

ರೌಡಿ ಶರಣಪ್ಪ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಂಧಿಸಲು ಹೋದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಶರಣಪ್ಪ ಯಾನೆ ಕಾಪು (23) ಎಂಬಾತನನ್ನು ಸಂಜಯನಗರ ಪೊಲೀಸರು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದಾರೆ.

'ಇದೇ 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿದ್ದ ಆರೋಪಿಯು ಮಾರಕಾಸ್ತ್ರದಿಂದ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಭೂಪಸಂದ್ರ ಬಳಿ ಈತ ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಇನ್‌ಸ್ಪೆಕ್ಟರ್ ಬಾಲರಾಜ್ ನೇತೃತ್ವದ ತಂಡ ಆತನನ್ನು ಬಂಧಿಸಲು ಬುಧವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಸ್ಥಳಕ್ಕೆ ಹೋಗಿತ್ತು. ಈ ವೇಳೆ ಆತ ಕಾನ್‌ಸ್ಟೆಬಲ್ ಮಲ್ಲಪ್ಪ ಎಂಬುವರ ಮೇಲೆ ಹಲ್ಲೆ ನಡೆಸಿದ್ದ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಶರಣಾಗುವಂತೆ ಆತನಿಗೆ ಸೂಚಿಸಿದರೂ ಕೇಳಲಿಲ್ಲ. ಹೀಗಾಗಿ ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಆಗಲೂ ಪರಾರಿಯಾಗಲು ಯತ್ನಿಸಿದ್ದ. ಹೀಗಾಗಿ ಬಲಗಾಲಿಗೆ ಗುಂಡು ಹಾರಿಸಲಾಯಿತು. ಕುಸಿದು ಬಿದ್ದ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ. 'ಆರೋಪಿಯು ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ, ಸುಲಿಗೆ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ' ಎಂದರು.

75 ಸ್ವಾತಂತ್ರ್ಯದ ಅಮೃತ ಮಹೋತ್ಸವ

ಶ್ರೀ ನರೇಂದ್ರ ಮೋದಿ
ಸನ್ಮಾನ್ಯ ಪ್ರಧಾನಮಂತ್ರಿಗಳು



ಶ್ರೀ ಬಸವರಾಜ ಎಸ್. ಬೊಮ್ಮಾಯಿ
ಸನ್ಮಾನ್ಯ ಮುಖ್ಯಮಂತ್ರಿಗಳು

ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ।। ಬಿ.ಆರ್. ಅಂಬೇಡ್ಕರ್‌ರವರ
131ನೇ ಜಯಂತ್ಯುತ್ಸವ ಪ್ರಯುಕ್ತ
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಇವರಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಮಲ್ಲೇಶ್ವರಂ ವಾರ್ಡ್–45ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ
ದಿನಾಂಕ: 14.04.2022 ಬೆಳಿಗ್ಗೆ 8.30ಕ್ಕೆ, ಸ್ಥಳ: ಸಂವಿಧಾನ ವೃತ್ತ, ಯಶವಂತಪುರ, ಬೆಂಗಳೂರು

ಉದ್ಘಾಟನೆ
ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ಫಲಾನುಭವಿಗಳಿಗೆ ನಿರ್ಮಾಣಗೊಂಡಿರುವ ವೈಯಕ್ತಿಕ ಮನೆಗಳ ಬಹುಮಹಡಿ ಕಟ್ಟಡ

ಶಂಕುಸ್ಥಾಪನೆ
ನಿರ್ಮಾಣಗೊಳ್ಳಲಿರುವ ಬಹುಮಹಡಿ ಕಟ್ಟಡ
ಮೈಸೂರ್ ಲ್ಯಾಂಪ್ಸ್ ಬಳಿ ರೈಲ್ವೇ ಕೆಳಸೇತುವೆ ಕಾಮಗಾರಿ
ಯಶವಂತಪುರ ರೈಲ್ವೇ ಮೇಲ್ಸೇತುವೆ ಅಗಲೀಕರಣ ಕಾಮಗಾರಿ
ಮಲ್ಲೇಶ್ವರಂ 18ನೇ ಅಡ್ಡ ರಸ್ತೆಯ ನಿರ್ಮಲ ರಾಣಿ ಶಾಲೆಯ ಬಳಿ ರೈಲ್ವೇ ಪಾದಚಾರಿ ಕೆಳಸೇತುವೆ ಕಾಮಗಾರಿ

ಜ್ಯೋತಿ ಬೆಳಗಿಸುವವರು
ಶ್ರೀಮತಿ ನಿರ್ಮಲಾ ಸೀತಾರಾಮನ್, ಮಾನ್ಯ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ
ಶ್ರೀ ಎಂ. ರಾಜೀವ್ ಚಂದ್ರಶೇಖರ್, ಮಾನ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು, ಭಾರತ ಸರ್ಕಾರ

ಘನ ಉಪಸ್ಥಿತಿ
ಶ್ರೀ ಡಿ.ವಿ. ಸದಾನಂದಗೌಡ, ಮಾನ್ಯ ಸಂಸದರು (ಲೋಕಸಭೆ), ಬೆಂಗಳೂರು ಉತ್ತರ

ಅಧ್ಯಕ್ಷತೆ
ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾನ್ಯ ಉನ್ನತ ಶಿಕ್ಷಣ, ಐಟಿ–ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ

ಮುಖ್ಯ ಅತಿಥಿಗಳು
ಶ್ರೀ ಆರ್. ಅಶೋಕ, ಮಾನ್ಯ ಕಂದಾಯ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ವಿ. ಸೋಮಣ್ಣ, ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಬಿ.ಎ. ಬಸವರಾಜ, ಮಾನ್ಯ ನಗರಾಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಎಸ್.ಟಿ.ಸೋಮಶೇಖರ್, ಮಾನ್ಯ ಸಹಕಾರ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಕೆ. ಗೋಪಾಲಯ್ಯ, ಮಾನ್ಯ ಅಬಕಾರಿ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಎನ್. ನಾಗರಾಜು (ಎಂ.ಟಿ.ಬಿ), ಮಾನ್ಯ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಎನ್. ಮುನಿರತ್ನ, ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು, ಕರ್ನಾಟಕ ಸರ್ಕಾರ
ಶ್ರೀ ಎಸ್.ಆರ್. ವಿಶ್ವನಾಥ್, ಮಾನ್ಯ ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಶಾಸಕರು, ಯಲಹಂಕ ವಿಧಾನಸಭಾ ಕ್ಷೇತ್ರ
ಶ್ರೀ ಎಂ. ಕೃಷ್ಣಪ್ಪ, ಮಾನ್ಯ ಅಧ್ಯಕ್ಷರು, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಶಾಸಕರು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಶ್ರೀ ಎಂ. ಸತೀಶ್ ರೆಡ್ಡಿ, ಮಾನ್ಯ ಆಡಳಿತ ಪಕ್ಷದ ಮುಖ್ಯ ಸಚೇತಕರು, ವಿಧಾನಸಭೆ ಹಾಗೂ ಶಾಸಕರು, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ
ಶ್ರೀ ಬಿ.ಕೆ. ಹರಿಪ್ರಸಾದ್, ಮಾನ್ಯ ವಿರೋಧ ಪಕ್ಷದ ನಾಯಕರು, ವಿಧಾನ ಪರಿಷತ್
ಶ್ರೀ ಕೆ.ಸಿ. ರಾಮಮೂರ್ತಿ, ಮಾನ್ಯ ಸಂಸದರು (ರಾಜ್ಯಸಭೆ)
ಶ್ರೀ ಜೈರಾಮ್ ರಮೇಶ್, ಮಾನ್ಯ ಸಂಸದರು (ರಾಜ್ಯಸಭೆ)
ಡಾ।। ಎಲ್. ಹನುಮಂತಯ್ಯ, ಮಾನ್ಯ ಸಂಸದರು (ರಾಜ್ಯಸಭೆ)
ಶ್ರೀ ಜಿ.ಸಿ. ಚಂದ್ರಶೇಖರ್, ಮಾನ್ಯ ಸಂಸದರು (ರಾಜ್ಯಸಭೆ)
ಶ್ರೀ ನಾರಾಯಣ ಕೊರಗಪ್ಪ, ಮಾನ್ಯ ಸಂಸದರು (ರಾಜ್ಯಸಭೆ)
ಶ್ರೀ ಪುಟ್ಟಣ್ಣ, ಮಾನ್ಯ ಶಾಸಕರು (ವಿಧಾನಪರಿಷತ್) ಶಿಕ್ಷಕರ ಕ್ಷೇತ್ರ (ಬೆಂಗಳೂರು ನಗರ)
ಶ್ರೀ ಕೆ. ಗೋವಿಂದರಾಜ್, ಮಾನ್ಯ ಶಾಸಕರು (ವಿಧಾನಪರಿಷತ್)
ಶ್ರೀ ಪಿ.ಆರ್. ರಮೇಶ್, ಮಾನ್ಯ ಶಾಸಕರು (ವಿಧಾನಪರಿಷತ್)
ಶ್ರೀ ಅ. ದೇವೇಗೌಡ, ಮಾನ್ಯ ಶಾಸಕರು (ವಿಧಾನಪರಿಷತ್) ಪದವೀಧರರ ಕ್ಷೇತ್ರ (ಬೆಂಗಳೂರು ನಗರ)
ಶ್ರೀ ಹೆಚ್.ಎಂ. ರಮೇಶಗೌಡ, ಮಾನ್ಯ ಶಾಸಕರು (ವಿಧಾನಪರಿಷತ್)
ಶ್ರೀ ಮುನಿರಾಜು ಗೌಡ. ಪಿ.ಎಂ (ತುಳಸಿ), ಮಾನ್ಯ ಶಾಸಕರು (ವಿಧಾನ ಪರಿಷತ್)
ಶ್ರೀ ಹೆಚ್.ಎಸ್. ಗೋಪಿನಾಥ ರೆಡ್ಡಿ, ಮಾನ್ಯ ಶಾಸಕರು (ವಿಧಾನ ಪರಿಷತ್)

ನಗರದ ಎಲ್ಲಾ ಮಾನ್ಯ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸರ್ವರಿಗೂ ಆದರದ ಸ್ವಾಗತ

ರಾಕೇಶ್ ಸಿಂಗ್, ಭಾ.ಆ.ಸೇ, ಆಡಳಿತಗಾರರು, ಬಿಬಿಎಂಪಿ | ಗೌರವ ಗುಪ್ತ, ಭಾ.ಆ.ಸೇ, ಮುಖ್ಯ ಆಯುಕ್ತರು, ಬಿಬಿಎಂಪಿ

"ದೇಶದ ಕಾಡು, ವನ್ಯಜೀವಿ, ನದಿಗಳು ಸೇರಿ ಪರಿಸರ ಉಳಿಸಿ ಬೆಳೆಸುವುದು"
ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಸ್ಕ್ ಧರಿಸಿ · ಸಾಮಾಜಿಕ ಅಂತರ ಕಾಪಾಡಿಕೊಳ್ಳಿ (6 ಅಡಿ) · ಕೈಗಳನ್ನು ಸ್ವಚ್ಛಗೊಳಿಸಿ · ಲಸಿಕೆ ಹಾಕಿಸಿಕೊಳ್ಳಿ

ಹಿಜಾಬ್ ಪ್ರಕರಣ: ಕರ್ನಾಟಕ, ತಮಿಳುನಾಡಿಗೆ ‘ಸುಪ್ರೀಂ’ ನೋಟಿಸ್

ಪ್ರಜಾವಾಣಿ ವಾರ್ತೆ

ನವದೆಹಲಿ: ಹಿಜಾಬ್ ತೀರ್ಪು ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಅಥವಾ ತಮ್ಮ ರಾಜ್ಯಕ್ಕೆ ಪ್ರಕರಣ ವರ್ಗಾಯಿಸುವಂತೆ ಚೆನ್ನೈ ನಿವಾಸಿ, ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಸದಸ್ಯ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಆರೋಪಿ ಕೋವೈ ರಹಮತ್ ಉಲ್ಲಾ ಎಂಬುವವರು, ‘ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಈಗಾಗಲೇ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಎರಡು ವಿಭಿನ್ನ ತನಿಖಾ ಸಂಸ್ಥೆಗಳು, ಎರಡೂ ಎಫ್ಐಆರ್‌ಗಳಲ್ಲಿ ಪರ್ಯಾಯ ತನಿಖೆ ನಡೆಸುವುದು ಸರಿಯಲ್ಲ. ಇದು ಕಾನೂನು ದುರುಪಯೋಗಕ್ಕೆ ಸಮಾನ’ ಎಂದು ವಾದಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಎರಡು ಎಫ್ಐಆರ್‌ಗಳಿಗೆ ಸಂಬಂಧಿಸಿ ಎರಡು ರಾಜ್ಯಗಳ ವಿವಿಧ ನ್ಯಾಯಾಲಯಗಳು ಮತ್ತು ಪೊಲೀಸ್ ಠಾಣೆಗಳನ್ನು ಸಂಪರ್ಕಿಸುವುದು ಅಸಾಧ್ಯ. ಅರ್ಜಿದಾರರು ತೀವ್ರ ಸಂಕಷ್ಟ ಅನುಭವಿಸಬೇಕಾಗುತ್ತದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠವು, ಈ ಅರ್ಜಿ ಸಂಬಂಧ ಎರಡೂ ರಾಜ್ಯಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ)ನ ರಹಮತ್ ಉಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನಿ ವಿರುದ್ಧ ತಮಿಳುನಾಡು ಪೊಲೀಸರು ಮೊದಲು ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು. ನಂತರ ಇವರನ್ನು ಬೆಂಗಳೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ತನಿಖೆ ನಡೆಸುತ್ತಿದ್ದಾರೆ.

ಅರ್ಜಿದಾರರ ಮೇಲೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಇದೆ. ಇದೇ ವರ್ಷದ ಮಾರ್ಚ್ 18ರಂದು ತಮಿಳುನಾಡಿನ ಮಧುರೈನಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮಾರ್ಚ್ 19ರಂದು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳಿಗಾಗಿ ಎರಡನೇ ಎಫ್ಐಆರ್ ದಾಖಲಾಗಿದೆ.

ಏಕಕಾಲದಲ್ಲಿ ಎರಡು ಪದವಿ: ಯುಜಿಸಿ ಮಾರ್ಗಸೂಚಿ

ನವದೆಹಲಿ (ಪಿಟಿಐ): ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ವಿದ್ಯಾರ್ಥಿಗಳು ಭೌತಿಕ, ಆನ್‌ಲೈನ್ ಅಥವಾ ದೂರಶಿಕ್ಷಣ ಕ್ರಮದಲ್ಲಿ ಏಕಕಾಲದಲ್ಲಿ ಪೂರ್ಣಾವಧಿಯ ಎರಡು ಪದವಿ ಕೋರ್ಸ್‌ಗಳನ್ನು ಪಡೆಯಲು ಬುಧವಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಾರ್ಗಸೂಚಿಗಳು ಬುಧವಾರದಿಂದಲೇ ಜಾರಿಗೆ ಬಂದಿವೆ. ಈ ಮಾರ್ಗಸೂಚಿಗಳ ಅಧಿಸೂಚನೆಯ ಮೊದಲು, ಏಕಕಾಲದಲ್ಲಿ ಎರಡು ಪದವಿ ಕೋರ್ಸ್‌ಗಳನ್ನು ಈಗಾಗಲೇ ಪೂರೈಸಿರುವ ವಿದ್ಯಾರ್ಥಿಗಳಿಗೆ ಈ ಹೊಸ ನಿಯಮದ ಪ್ರಯೋಜನ ಲಭಿಸದು.

‘ಪಿಎಚ್.ಡಿ ಹೊರತುಪಡಿಸಿ, ಒಬ್ಬ ವಿದ್ಯಾರ್ಥಿಯು ಭೌತಿಕ ಕ್ರಮದಲ್ಲಿ ಪೂರ್ಣಾವಧಿಯ ಎರಡು ಕೋರ್ಸ್‌ಗಳ ಪದವಿಗಳನ್ನು ಪಡೆಯಲು ಅವಕಾಶವಿದೆ. ಆದರೆ, ಒಂದು ಪದವಿ ಕೋರ್ಸ್ ತರಗತಿಯ ಸಮಯವು ಇನ್ನೊಂದು ಪದವಿ ಕೋರ್ಸ್ ತರಗತಿಯ ಸಮಯ ಕಸಿದುಕೊಳ್ಳಬಾರದು. ಒಬ್ಬ ವಿದ್ಯಾರ್ಥಿಯು ಪೂರ್ಣಾವಧಿಯ ಒಂದು ಪದವಿ ಕೋರ್ಸ್ ಭೌತಿಕ ಕ್ರಮದಲ್ಲಿ ಮತ್ತು ಇನ್ನೊಂದು ಪದವಿ ಕೋರ್ಸ್ ಅನ್ನು ಮುಕ್ತ ಮತ್ತು ದೂರಶಿಕ್ಷಣ ಕಲಿಕೆ (ಒಡಿಎಲ್), ಆನ್‌ಲೈನ್ ಅಥವಾ ಎರಡೂ ಪದವಿಗಳನ್ನು ಮುಕ್ತ ಮತ್ತು ದೂರಶಿಕ್ಷಣ ಕಲಿಕೆ ಅಥವಾ ಆನ್‌ಲೈನ್‌ನಲ್ಲಿ ಏಕಕಾಲದಲ್ಲಿ ಪಡೆಯಲು ಅವಕಾಶವಿದೆ’ ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.

‘ಯುಜಿಸಿ, ಶಾಸನಬದ್ಧ ಕೌನ್ಸಿಲ್ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಡಿಪ್ಲೊಮೊ ಅಥವಾ ಪದವಿಯನ್ನು ಒಡಿಎಲ್ ಅಥವಾ ಆನ್‌ಲೈನ್‌ನಲ್ಲಿ ಪಡೆಯಲು ಅವಕಾಶವಿದೆ.’ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಕಟಿಸಿರುವಂತೆ ಮತ್ತು ವಿದ್ಯಾರ್ಥಿಗಳು ಬಹುಮುಖಿ ಕೌಶಲ ವೃದ್ಧಿಸಿಕೊಳ್ಳಬೇಕು ಎನ್ನುವ ಆಶಯದಿಂದ, ಒಂದೇ ವಿಶ್ವವಿದ್ಯಾಲಯ ಅಥವಾ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಏಕ ಕಾಲಕ್ಕೆ ಎರಡು ಪದವಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ’ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದ್ದರು.

‘ರೈತ ಸಂಘಟನೆಗಳು ಸದಸ್ಯರ ಹೆಸರನ್ನು ಸೂಚಿಸಿಲ್ಲ’

ನವದೆಹಲಿ (ಪಿಟಿಐ): ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಮಿತಿಗೆ ಕೆಲ ಸದಸ್ಯರ ಹೆಸರನ್ನು ಸೂಚಿಸುವಂತೆ ರೈತ ಸಂಘಟನೆಗಳಿಗೆ ಹೇಳಲಾಗಿತ್ತು. ಆದರೆ ಈವರೆಗೆ ಯಾವುದೇ ಹೆಸರುಗಳನ್ನು ಸಲ್ಲಿಸಲಾಗಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ತಿಳಿಸಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಇದೇ ವೇಳೆ ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕ ವ್ಯವಸ್ಥೆಗಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿ ಸಮಿತಿಯನ್ನು ರೂಪಿಸುವುದಾಗಿ ಅವರು ಭರವಸೆ ನೀಡಿದ್ದರು. ‘ನಾವು ಎಂಎಸ್‌ಪಿ ಸಮಿತಿಗಾಗಿ 2-3 ಸದಸ್ಯರ ಹೆಸರನ್ನು ನೀಡುವಂತೆ ರೈತ ಸಂಘಟನೆಗಳಿಗೆ ಹೇಳಿದ್ದೆವು. ಆದರೆ ಈವರೆಗೆ ನಮ್ಮ ಬಳಿ ಯಾವುದೇ ಹೆಸರುಗಳ ಪಟ್ಟಿ ಬಂದಿಲ್ಲ’ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಗಜನ್ ಹಬ್ಬದ ಆಚರಣೆಯ ಅಂಗವಾಗಿ ಭಕ್ತರು ಬುಧವಾರ ಮೆರವಣಿಗೆ ನಡೆಸಿದರು —ಎಎಫ್‌ಪಿ ಚಿತ್ರ

ಆರ್‌ಜಿಎಸ್‌ಎಗೆ ₹5,911 ಕೋಟಿ ಅನುದಾನ

ನವದೆಹಲಿ (ಪಿಟಿಐ): ಗ್ರಾಮ ಪಂಚಾಯಿತಿಗಳ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳು ನಾಯಕತ್ವ ಪಾತ್ರ ವಹಿಸುವಂತೆ ಶಸಕ್ತಗೊಳಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನದಡಿ (ಆರ್‌ಜಿಎಸ್‌ಎ) ₹5,911 ಕೋಟಿ ಅನುದಾನಕ್ಕೆ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತ ಸಾಮರ್ಥ್ಯ ಬಲಪಡಿಸುವ ಪರಿಷ್ಕೃತ ಆರ್‌ಜಿಎಸ್‌ಎ ಅನ್ನು ಇದೇ ಏಪ್ರಿಲ್ 1ರಿಂದ 2026 ರವರೆಗೆ ಮಾರ್ಚ್ 31ರವರೆಗೆ ಮುಂದುವರಿಸಲು ಅನುಮೋದನೆ ನೀಡಲಾಯಿತು.

₹5,911 ಕೋಟಿ ಅನುದಾನದಲ್ಲಿ ಕೇಂದ್ರದ ಪಾಲು ₹ 3,700 ಕೋಟಿ ಇರಲಿದ್ದು, ಉಳಿದ ₹ 2,211 ಕೋಟಿ ಹಣವನ್ನು ರಾಜ್ಯಗಳು ನೀಡಲಿವೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಸುಧಾರಣೆ ತರಲು ಮತ್ತು ಹಳ್ಳಿಗಳ ಅಭಿವೃದ್ಧಿ ಖಾತ್ರಿಗೆ ಪರಿಷ್ಕೃತ ಆರ್‌ಜಿಎಸ್‌ಎ ನೆರವಾಗಲಿದೆ. ಇದರಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಅಂತರ ಕಡಿಮೆ ಮಾಡಲು ಹಾಗೂ ದೇಶದಾದ್ಯಂತ ಪಂಚಾಯತ್ ರಾಜ್ ಸಂಸ್ಥೆಗಳನ್ನು ಬಲಪಡಿಸಲು ಸಾಧ್ಯ ಎಂದು ಅವರು ಹೇಳಿದರು.

ಬಡತನ ಮುಕ್ತ ಮತ್ತು ಹಳ್ಳಿಗಳಲ್ಲಿ ಜೀವನೋಪಾಯ ಸುಧಾರಣೆ; ಆರೋಗ್ಯಕರ ಗ್ರಾಮ, ಮಕ್ಕಳ ಸ್ನೇಹಿ ಗ್ರಾಮ, ನೀರು ಸಮೃದ್ಧಿ ಗ್ರಾಮ; ಸ್ವಚ್ಛ ಮತ್ತು ಹಸಿರು ಗ್ರಾಮ; ಗ್ರಾಮದಲ್ಲಿ ಸ್ವಾವಲಂಬಿ ಮೂಲಸೌಕರ್ಯ, ಸಾಮಾಜಿಕವಾಗಿ ಸುರಕ್ಷಿತ ಗ್ರಾಮ; ಉತ್ತಮ ಆಡಳಿತದ ಗ್ರಾಮ ಹಾಗೂ ಗ್ರಾಮದ ಅಭಿವೃದ್ಧಿ ಈ ಒಂಬತ್ತು ಉದ್ದೇಶಗಳನ್ನು ಸಾಧಿಸಲು ಇದು ಅನುವು ಮಾಡಿಕೊಡಲಿದೆ ಎಂದು ಅವರು ವಿವರಿಸಿದರು.

ಹವಾಲ ಪ್ರಕರಣ: ಎಸ್‌ಐಎ ತನಿಖೆಗೆ

ಜಮ್ಮು: ಮಾಜಿ ಸಚಿವ ಜತಿಂಧರ್ ಸಿಂಗ್ ಅವರು ಪ್ರಮುಖ ಆರೋಪಿಯಾಗಿರುವ ಹವಾಲಾ ಹಣ ವಶ ಪ್ರಕರಣದ ವಿಚಾರಣೆಯನ್ನು ಜಮ್ಮು ಮತ್ತು ಕಾಶ್ಮೀರದ ತನಿಖಾ ಸಂಸ್ಥೆಗೆ (ಎಸ್‌ಐಎ) ವಹಿಸಲಾಗಿದೆ.

ವಿಧ್ವಂಸಕ ಚಟುವಟಿಕೆಗಳಿಗೆ ಬಳಸಲು ಸಾಗಿಸಲಾಗುತ್ತಿದ್ದ ಹವಾಲಾ ಹಣವನ್ನು ಏಪ್ರಿಲ್ 6ರಂದು ಪೊಲೀಸರು ವಶಪಡಿಸಿಕೊಂಡು ಆರೋಪಿಯೊಬ್ಬನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ಜತಿಂಧರ್ ಸಿಂಗ್ ಅವರ ಹೆಸರು ಬಹಿರಂಗಪಡಿಸಿದ್ದ.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ 94

ಶಿವಪೂಜಾ ವಿಧಾನ

ಸೃಷ್ಟಿ ಉಪಾಖ್ಯಾನದ ಹನ್ನೊಂದನೆಯ ಅಧ್ಯಾಯವಾದ ಶಿವ ಪೂಜಾ ವಿಧಿ ವರ್ಣನದಲ್ಲಿ ಋಷಿಮುನಿಗಳು ಶಿವಪೂಜಾ ಕ್ರಮಗಳ ಬಗ್ಗೆ ಕೇಳುತ್ತಾರೆ. ಅದಕ್ಕೆ ಸೂತಮುನಿ ಹೇಳುವ ವಿವರವಿದೆ.

ಶೌನಕಾದಿ ಮುನಿಗಳು ‘ಓ ಸೂತಮುನಿ, ನಿನಗೆ ನಮಸ್ಕಾರ. ನಾವು ಈಗ ಪರಮಪಾವನವಾದ ಶಿವಕಥೆಯನ್ನು ನಿನ್ನಿಂದ ಕೇಳಿದೆವು. ಯಾವುದನ್ನು ಕೇಳಿದ ಮಾತ್ರದಿಂದ ದುಃಖಗಳೆಲ್ಲವೂ ಪರಿಹಾರವಾಗುವುದೋ, ಅಂತಹ ಪರಮಾದ್ಭುತವಾದ ಲಿಂಗದ ಉತ್ಪತ್ತಿಯನ್ನೂ ಕೇಳಿದ್ದಾಯಿತು. ಇಂಥ ಪರಮ ಪವಿತ್ರವಾದ ಲಿಂಗವನ್ನು ಯಾವ ರೀತಿ ಪೂಜಿಸಿದರೆ ಶಿವನು ಸುಪ್ರೀತನಾಗುವನೋ, ಅಂತಹ ಶಿವಪೂಜಾ ವಿಧಾನವನ್ನ ಬ್ರಹ್ಮ-ನಾರದ ಸಂವಾದಕ್ಕೆ ಅನುಸಾರವಾಗಿ ನಮಗೆ ತಿಳಿಸು’ ಎಂದು ಕೋರುತ್ತಾರೆ.

ಸುಖದಾಯಕವೂ ಶ್ರುತಿಸಮ್ಮತವೂ ಆದ ಮುನಿಗಳ ಮಾತನ್ನು ಕೇಳಿ ಸೂತಪುರಾಣಿಕನು ಶಿವಪೂಜಾಕ್ರಮಗಳ ಬಗ್ಗೆ ಹೇಳಲು ಉತ್ಸುಕನಾಗಿ, ‘ಎಲೈ ಋಷಿಶ್ರೇಷ್ಠರಿರಾ, ನಾನು ವ್ಯಾಸಮಹರ್ಷಿಗಳಿಂದ ಕೇಳಿ ತಿಳಿದಿದ್ದನ್ನ ನಿಮಗೆ ಹೇಳುತ್ತೇನೆ ಕೇಳಿ’ ಎಂದು ಶಿವನ ಪೂಜಾಕ್ರಮಗಳನ್ನು ಹೇಳುತ್ತಾನೆ.

‘ನೀವು ನನ್ನನ್ನು ಈಗ ಕೇಳಿದಂತೆ, ಹಿಂದೆ ವ್ಯಾಸಮಹರ್ಷಿಯು ಸನತ್ಕುಮಾರನನ್ನು ಕೇಳಿದ್ದರು. ಅದನ್ನು ಉಪಮನ್ಯು ಮಹರ್ಷಿಯು ಕೇಳಿದ್ದನು. ವ್ಯಾಸಮಹರ್ಷಿಯು ಸನತ್ಕುಮಾರನಿಂದ ಶಿವಪೂಜಾವಿಧಿಗಳನ್ನು ಕೇಳಿ ತಿಳಿದುಕೊಂಡ ನಂತರ, ಪ್ರಪಂಚಕ್ಕೆಲ್ಲ ಇದು ಪ್ರಚಾರವಾಗಲಿ ಎಂದು ಅದೆಲ್ಲವನ್ನೂ ನನಗೆ ಉಪದೇಶಿಸಿದರು. ಉಪಮನ್ಯು ಮಹರ್ಷಿಯಿಂದ ಇದೇ ಶಿವಪೂಜಾ ವಿಧಾನವನ್ನು ಶ್ರೀಕೃಷ್ಣನು ಕೇಳಿ ತಿಳಿದಿದ್ದ. ಅದನ್ನೇ ನಾನೀಗ ಹಿಂದೆ ಬ್ರಹ್ಮನು ನಾರದನಿಗೆ ಹೇಳಿದಂತೆ ನಿಮಗೆ ತಿಳಿಸುವೆನು’ ಎಂದ ಸೂತಮುನಿಯು ಮತ್ತೆ ‘ಬ್ರಹ್ಮ ಮತ್ತು ನಾರದಸಂವಾದ’ದಲ್ಲಿ ಶಿವಪೂಜಾ ಕ್ರಮವನ್ನು ನಾರದನಿಗೆ ಬ್ರಹ್ಮ ಹೇಳಿದ್ದನ್ನು ತಿಳಿಸುತ್ತಾನೆ.

ಬ್ರಹ್ಮ ನಾರದನಿಗೆ ಶಿವಪೂಜಾ ಕ್ರಮವನ್ನು ಉಪದೇಶಿಸುವಾಗ ‘ಎಲೈ ವತ್ಸ ನಾರದ, ಶಿವಲಿಂಗ ಪೂಜಾಕ್ರಮವನ್ನು ಸಂಕ್ಷೇಪವಾಗಿ ನಿನಗೆ ಹೇಳುವೆನು. ವಿಸ್ತಾರವಾಗಿ ಹೇಳಲು ಹೊರಟರೆ, ನೂರು ವರ್ಷಗಳೂ ಸಾಲಲಾರವು’ ಎಂದು ಸ್ಪಷ್ಟಪಡಿಸಿ ಮುಂದುವರೆಯುತ್ತಾನೆ.

‘ಎಲ್ಲ ಮನೋರಥಗಳನ್ನೂ ಪಡೆಯಬೇಕೆಂಬ ಅಭಿಲಾಷೆಯುಳ್ಳವನು; ಸುಖಕರವೂ ಸ್ವಚ್ಛವೂ ಸನಾತನವೂ ಆದ ಶಿವಸ್ವರೂಪವನ್ನೂ ಪೂಜಾಕ್ರಮವನ್ನೂ ಅತಿಶಯವಾದ ಭಕ್ತಿಯಿಂದ ಅರ್ಚಿಸಬೇಕು. ಎಲ್ಲಿಯವರೆಗೆ ಶಿವನನ್ನು ಪೂಜಿಸುವುದಿಲ್ಲವೋ, ಅಲ್ಲಿಯವರೆಗೆ ದಾರಿದ್ರ್ಯ, ರೋಗರುಜಿನಗಳು, ಸಂಕಟಗಳು, ಶತ್ರುಪೀಡೆ – ಎಂಬ ನಾಲ್ಕು ವಿಧವಾದ ಪಾಪಗಳೂ ಪೀಡಿಸುವುವು. ದೇವದೇವನಾದ ಶಿವನನ್ನು ಪೂಜಿಸಿದ ಬಳಿಕ ಎಲ್ಲ ದುಃಖಗಳೂ ಅಡಗಿ ಹೋಗುವುವು. ಎಲ್ಲವೂ ಸುಖವಾಗಿ ಪರಿಣಮಿಸುವುದು. ಬಳಿಕ ಮುಕ್ತಿಯೂ ದೊರಕುವುದು.

‘ಯಾರು ಮನುಷ್ಯಜನ್ಮವನ್ನು ಪಡೆದು, ಅವಿಚ್ಛಿನ್ನವಾಗಿ ಸುಖವನ್ನು ಪಡೆಯಬೇಕೆಂದು ಬಯಸುವರೋ, ಅವರ ಎಲ್ಲ ಕೆಲಸಗಳೂ ಸಫಲವಾಗಲು ಕಾರಣನಾದ ಶಿವನನ್ನು ಅರ್ಚಿಸಬೇಕು. ಎಲ್ಲ ಇಷ್ಟಾರ್ಥಗಳನ್ನೂ ಪಡೆಯುವುದಕ್ಕಾಗಿ ವಿಧಿಯನ್ನನುಸರಿಸಿ ಶಿವನ ಪೂಜೆಯನ್ನು ಮಾಡಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿಯೇ ಎದ್ದು, ತನ್ನ ಗುರುವನ್ನು ಸ್ಮರಿಸಿ ಶಿವನನ್ನೂ ಪುಣ್ಯತೀರ್ಥಗಳನ್ನೂ ವಿಷ್ಣುವನ್ನೂ ಬ್ರಹ್ಮನಾದ ನನ್ನನ್ನೂ ದೇವತೆಗಳನ್ನೂ ಮಹರ್ಷಿಗಳನ್ನೂ ಸ್ಮರಿಸಬೇಕು. ನಂತರ ಸ್ತೋತ್ರಗಳನ್ನೂ ಶಿವನಾಮಗಳನ್ನೂ ವಿಧಿಪೂರ್ವಕವಾಗಿ ಕೀರ್ತನೆ ಮಾಡಬೇಕು. ಹಾಗೆಯೇ, ಎದ್ದು ದಕ್ಷಿಣ ದಿಕ್ಕಿನ ಕಡೆಗೆ ಹೋಗಿ ಮಲವಿಸರ್ಜನೆಯನ್ನು ಮಾಡಬೇಕು.

‘ಮಲವಿಸರ್ಜನೆಯನ್ನು ರಹಸ್ಯವಾದ ಸ್ಥಳದಲ್ಲಿ ಮಾಡಬೇಕೆಂದು ಕೇಳಿರುವಿರಷ್ಟೆ? ಅದನ್ನೆ ವಿವರಿಸುವೆನು. ಮನಸ್ಸಿಟ್ಟು ಕೇಳಿ. ಮಲ ವಿಸರ್ಜನೆಯಾದನಂತರ ಶುದ್ಧಿಯಾಗಲು, ಶುದ್ಧವಾದ ಮಣ್ಣನ್ನು, ಐದು, ನಾಲ್ಕು, ಮೂರು ಅಥವಾ ಎರಡು ಬಾರಿಯಾದರೂ ತೆಗೆದುಕೊಂಡು, ಗುದಭಾಗದಲ್ಲಿ ಉಜ್ಜಿ ತೊಳೆದುಕೊಳ್ಳುವುದಲ್ಲದೆ, ಒಂದು ಸಲ ಲಿಂಗದ ಮುಂಭಾಗವನ್ನೂ ಮಣ್ಣು ಅಥವಾ ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು.

‘ಎಡಗೈಯನ್ನು ಹತ್ತು ಸಲವೂ, ಪ್ರತ್ಯೇಕವಾಗಿ ಎರಡು ಕಾಲುಗಳನ್ನೂ ಏಳು ಸಲವೂ, ಮಣ್ಣು ಹಾಕಿ ಉಜ್ಜಿ ತೊಳೆದಮೇಲೆ ಮತ್ತೊಮ್ಮೆ ಎರಡು ಕೈಗಳನ್ನೂ ಮೂರು ಸಲ ಮಣ್ಣಿನಿಂದ ತೊಳೆಯಬೇಕು. ಹೆಂಗಸರು ಸಹ ಮೇಲೆ ಹೇಳಿದಂತೆ, ಮಣ್ಣನ್ನು ತೆಗೆದುಕೊಳ್ಳಬೇಕು. ಕೈಕಾಲುಗಳನ್ನು ತೊಳೆದುಕೊಂಡಮೇಲೆ ಮತ್ತೊಮ್ಮೆ ಮಣ್ಣಿನಿಂದ ತೊಳೆಯಬೇಕು.’

ಪರಂಬೀರ್ ಪ್ರಕರಣ: ಸಿಬಿಐ ತನಿಖೆ ಆರಂಭ

ಮುಂಬೈ (ಪಿಟಿಐ): ಹಲವು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್ ಸಿಂಗ್ ಅವರ ವಿಚಾರಣೆ ನಡೆಸುತ್ತಿದ್ದ ಮುಂಬೈ ಪೊಲೀಸರು ತನಿಖೆಯ ಎಲ್ಲಾ ದಾಖಲೆಗಳನ್ನು ಬುಧವಾರ ಸಿಬಿಐಗೆ ಹಸ್ತಾಂತರಿಸಿದ್ದು, ಸಿಬಿಐ ತನಿಖೆ ಆರಂಭಿಸಿದೆ.

ಐದು ಎಫ್‌ಐಆರ್ ಮತ್ತು ಮೂರು ಪ್ರಾಥಮಿಕ ತನಿಖೆಯನ್ನು ಎಲ್ಲಾ ದಾಖಲೆಗಳೊಂದಿಗೆ ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಸಂಕ್ಷಿಪ್ತ ಸುದ್ದಿ

ಆಕಾರ್ ವಿರುದ್ಧದ ಎಲ್‌ಒಸಿ: 16ಕ್ಕೆ ತೀರ್ಪು

ನವದೆಹಲಿ: ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ಅವರ ವಿರುದ್ಧ ಹೊರಡಿಸಲಾದ ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹಿಂಪಡೆಯುವ ಹಾಗೂ ಪಟೇಲ್ ಅವರ ಕ್ಷಮೆಯಾಚಿಸುವಂತೆ ನ್ಯಾಯಾಲಯವು ನೀಡಿರುವ ನಿರ್ದೇಶನದ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಏಪ್ರಿಲ್ 16ರಂದು ದೆಹಲಿ ನ್ಯಾಯಾಲಯವು ತೀರ್ಪು ಪ್ರಕಟಸಲಿದೆ.

ವರವರರಾವ್ ಜಾಮೀನು ವಿಸ್ತರಣೆ

ಮುಂಬೈ (ಪಿಟಿಐ): ಎಲ್ಗಾರ್ ಪರಿಷದ್–ಮಾವೋವಾದಿ ಪ್ರಕರಣದ ನಂಟು ಹೊಂದಿರುವ ಕವಿ, ಕಾರ್ಯಕರ್ತ ವರವರರಾವ್ ಅವರಿಗೆ ಶಾಶ್ವತವಾಗಿ ವೈದ್ಯಕೀಯ ಜಾಮೀನು ನೀಡಬೇಕೆಂಬ ಅರ್ಜಿಯನ್ನು ಮುಂಬೈ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಜಿ.ಎ. ಸನಪ್ ಅವರ ದ್ವಿಸದಸ್ಯ ಪೀಠ ವಜಾಗೊಳಿಸಿದೆ.

ಆದರೆ ಕಣ್ಣಿನ ಶಸ್ತ್ರ ಚಿಕಿತ್ಸೆಯ ಅಂಗವಾಗಿ ಅವರು ತಲೋಜಾ ಜೈಲಿನಲ್ಲಿ ಶರಣಾಗಲು ಮೂರು ತಿಂಗಳು ಕಾಲಾವಕಾಶ ನೀಡಿತು.

ಆಹಾರದ ಆಯ್ಕೆ ಹೇರಿಲ್ಲ: ಕುಲಪತಿ

ನವದೆಹಲಿ (ಪಿಟಿಐ): ‘ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು (ಜೆಎನ್‌ಯು) ವಿದ್ಯಾರ್ಥಿಗಳ ಮೇಲೆ ಆಹಾರದ ಆಯ್ಕೆಯನ್ನು ಹೇರುವುದಿಲ್ಲ. ವಿದ್ಯಾರ್ಥಿಗಳು ಚರ್ಚೆ ಮತ್ತು ಚಳವಳಿ ನಡೆಸಬಹುದು. ಆದರೆ, ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು’ ಎಂದು ವಿವಿ ಕುಲಪತಿ ಶಾಂತಿಶ್ರೀ ಧೂಲಿಪುಡಿ ಪಂಡಿತ್ ಬುಧವಾರ ಜೆಎನ್‌ಯು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಶ್ರದ್ಧಾಂಜಲಿ & ಸವಿನೆನಪು ಜಾಹೀರಾತುಗಳು

ನಿಮ್ಮ ಪ್ರೀತಿಪಾತ್ರರ ಅಗಲಿಕೆಯನ್ನು ಶ್ರದ್ಧಾಂಜಲಿ ಜಾಹೀರಾತು ಮೂಲಕ ಪ್ರಕಟಿಸಲು ಅಥವಾ ನಿಮ್ಮ ಪ್ರೀತಿಪಾತ್ರರ ಸವಿನೆನಪಿಗೆ ಸಂತಾಪ ಸೂಚನೆ ಪ್ರಕಟಿಸಲು ಬಯಸುವಿರಾದರೆ, ನಮ್ಮ ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ ನಿಮ್ಮ ಜಾಹೀರಾತುಗಳನ್ನು ಪ್ರಕಟಿಸಲು ಅಗತ್ಯವಿರುವ ಎಲ್ಲ ಮಾರ್ಗದರ್ಶನ ನೀಡುತ್ತೇವೆ.

ದಯವಿಟ್ಟು ಸಂಪರ್ಕಿಸಿ:
Santhosh Kumar : 9880856233
Jerry : 9731810277 | Ravichandra : 9901641752
Vishal : 9845114560 | Anitha R: 9900428036

ನಿಮ್ಮ ಮಾರ್ಗದರ್ಶನಕ್ಕಾಗಿ ಕೆಲವು ಅನುಕೂಲಕರ ಫಾರ್ಮ್ಯಾಟ್ ಹಾಗೂ ಟೆಕ್ಸ್ಟ್ ಆಯ್ಕೆಗಳನ್ನು ಹೊಂದಿರುವ ಒಂದು ವೆಬ್‌ಸೈಟ್‌ನ್ನು ಕೂಡ ನಾವು ಆರಂಭಿಸಿದ್ದೇವೆ. ದಯವಿಟ್ಟು ಲಾಗಿನ್ ಮಾಡಿರಿ
https://homages.deccanherald.com
ಅಥವಾ QR code ಸ್ಕ್ಯಾನ್ ಮಾಡಿ
ನಮ್ಮ ಆನ್‌ಲೈನ್ ಬುಕ್ಕಿಂಗ್ ಫಾರಂ ಪಡೆಯಿರಿ.

ಪ್ರಜಾವಾಣಿ ಕ್ಲಾಸಿಫೈಡ್ಸ್
ಪ್ರತಿಯೊಬ್ಬರಿಗೂ ಉಪಯುಕ್ತ
email: dhclassifieds@deccanherald.co.in
ಜಾಹೀರಾತುಗಳಿಗಾಗಿ ಸಂಪರ್ಕಿಸಿ:
080 - 45557160 /161/ 162/ 163/ 164
9845114560 / 9731810277/ 9886213331

ಉದ್ಯೋಗಾವಕಾಶ

Cook

ಹೋಟೆಲಿಗೆ ಸಸ್ಯಾಹಾರ, ಮಾಂಸಾಹಾರ ಅಡುಗೆ ಮಾಡುವರು ಬೇಕಾಗಿದ್ದಾರೆ ಸಂಬಳ 20000/ to 25000K Contact: 9606701007/ 8892501007

General

TVS ಬ್ರಿಟಾನಿಯಾ ವಿಡಿಯೋಕಾನ್ ಗಳಿಗೆ 7th,SSLC,PUC, ಡಿಗ್ರಿಯವರು ITI ನವರುಗಳು ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ನೇರನೇಮಕಾತಿಯಿರುತ್ತದೆ. ESI, PF ನೊಂದಿಗೆ 16,600-60,000/- ವಸತಿಯೂಟವಿರುತ್ತದೆ. ಸಂಪರ್ಕಿಸಿ: 7760014526, 9739544856

ಖಾಸಗಿ ಬ್ಯಾಂಕ್‌ಗಳಲ್ಲಿ ಕೆಲಸಮಾಡಲು ಯುವಕ, ಯುವತಿಯರು ಬೇಕಾಗಿದ್ದಾರೆ SSLC, PUC, Degree ಸಂಬಳ15000 to 28000 ಸಂಪರ್ಕಿಸಿರಿ 9980814578, 9980812378

Marketing & Sales

URGENTLY Required Salesmen For Selling Food Products. Should be below the age of 40 years & residing in & around south Bangalore.Attractive salary plus incentive. Contact: 8660499891/8296741193

ಹೊಸಬರಿಗೆ ಮತ್ತು ಮಾರ್ಕೆಟಿಂಗ್‌ನಲ್ಲಿ ಅನುಭವವುಳ್ಳವರಿಗೆ ಸುವರ್ಣಾವಕಾಶ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ನೂತನ ಕಂಪನಿಯೊಂದಿಗೆ, ಯುವಕ ಯುವತಿಯರು ಕೆಲಸಕ್ಕೆ ಬೇಕಾಗಿದ್ದಾರೆ. ವಸತಿ ಉಚಿತ. ವಿದ್ಯಾರ್ಹತೆ SSLC ಮೇಲ್ಪಟ್ಟು. ಸಂಬಳ- 10,000 ದಿಂದ 40,000 ವರೆಗೆ. ಸಂಪರ್ಕಿಸಿ 6362552735, 080-29903967

Part-Time Jobs

ಮನೆಯಿಂದಲೇ ಕೆಲಸ (ಟಾರ್ಗೆಟ್ ಇರುವುದಿಲ್ಲ) WORK FROM HOME ಡೇಟಾ ಎಂಟ್ರಿ ಕನ್ನಡ,ಇಂಗ್ಲಿಷ್,ತೆಲುಗು ಬರವಣಿಗೆ ಕೆಲಸ ಗೃಹಿಣಿಯರು,ನಿವೃತ್ತರು ವಿದ್ಯಾರ್ಥಿಗಳು ಎಲ್ಲರಿಗೂ ಅವಕಾಶ, ಗಳಿಸಿ ತಿಂಗಳಿಗೆ 15000-30000/- .9353497350, 8904253498.

ಕನ್ನಡ ಮತ್ತು ಇಂಗ್ಲೀಷ್ ಓದಲು,ಬರೆಯಲು ಬರುವ ಯುವಕ/ಯುವತಿಯರಿಗೆ,ಗೃಹಿಣಿಯರಿಗೆ, ಮನೆಯಲ್ಲೆ ಕುಳಿತು,ಬುಕ್ ಬರೆಯುವ ಮೂಲಕ ತಿಂಗಳಿಗೆ 14,000-16,000/-ರ ವರೆಗೆ ಸಂಪಾದಿಸಿ.(ಕೊರಿಯರ್ ಇದೆ).8884686861, 8884686860.

ಕನ್ನಡ ಮತ್ತು ಇಂಗ್ಲೀಷ್ ಓದಲು,ಬರೆಯಲು ಬರುವ ಯುವಕ/ಯುವತಿಯರಿಗೆ,ಗೃಹಿಣಿಯರಿಗೆ ವಯಸ್ಸಾದವರು ಮನೆಯಲ್ಲೇ ಕುಳಿತು ನಾವು ಕೊಡುವ ಬುಕ್ ಬರೆಯುವ ಮೂಲಕ ತಿಂಗಳಿಗೆ 12,000-15,000 ವರೆಗೆ ಸಂಪಾದಿಸಿ.ಕೊರಿಯರ್ ಸೌಲಭ್ಯವಿದೆ.8884777502, 8884777503

Wanted

ಕರ್ನಾಟಕದಾದ್ಯಂತ ಹೆಸರಾಂತ ಕಂಪನಿ ಹಾಗೂ ಆಫೀಸ್ ಕೆಲಸಕ್ಕೆ ಯುವಕ/ಯುವತಿಯರು ಬೇಕಾಗಿದ್ದಾರೆ. ವಸತಿಯೂಟದೊಂದಿಗೆ Salary+ OT 17800/- 68000/- 9538811223, 9538811104

ತಕ್ಷಣ ಬೇಕಾಗಿದ್ದಾರೆ.ಬೆಂಗಳೂರಿನಲ್ಲಿ ಕೆಲಸಕ್ಕೆ,ಮಹಿಳೆಯರು ಅಥವಾ ಪುರುಷರು ಅಡುಗೆ ಕೆಲಸಕ್ಕೆ,ಮನೆಕೆಲಸಕ್ಕೆ, ಮಗುವನ್ನು, ಬಾಣಂತಿಯರನ್ನು,ವೃದ್ಧರನ್ನು, ವಯಸ್ಸಾದವರನ್ನು, ರೋಗಿಯನ್ನು ನೋಡಿಕೊಳ್ಳಲು ಜನರು ಬೇಕಾಗಿದ್ದಾರೆ.ಅನುಭವ ಇರಬಹುದು ಅಥವಾ ಇಲ್ಲದಿರಬಹುದು ಉಚಿತ ಊಟ ವಸತಿ ಸಂಬಳ 10,000 ರಿಂದ 15,000/- ESI & PF ಸೌಲಭ್ಯವಿರುತ್ತದೆ.ಬೆಂಗಳೂರು-56ಸಂಪರ್ಕಿಸಿ: 9606523337, 9606384001.

ಅಗತ್ಯವಿದೆ

ಪಟ್ಟಾಬಿ ಎಂಟರ್‌ಪ್ರೈಸಸ್ ಪ್ರೈ. ಲಿ., ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಆಫ್ಸೆಟ್ ಪ್ರಿಂಟಿಂಗ್ ಇಂಡಸ್ಟ್ರಿಯಲ್ಲಿ ಈ ಕೆಳಗಿನ ಉದ್ಯೋಗಗಳಿಗೆ ತಕ್ಷಣ ಬೇಕಾಗಿದ್ದಾರೆ:
1. 6 color UV Mitsubishi ಆಫ್‌ಸೆಟ್ ಪ್ರಿಂಟಿಂಗ್ ಮೆಷಿನ್ ಆಪರೇಟರ್.
2. ಪಂಚಿಂಗ್ ಮೆಷಿನ್ ಆಪರೇಟರ್.
Mail id : pattabireception@pattabi.in
Ph No : 0821-2456711/715

LEADING RESORT in Chickmagalur Requires: Female Receptionist Cum Accountant, Good communication skills and good work experience in accounts field preferred; Salary between 20,000-35,000; WhatsApp Resume to: 9379099855

ಪ್ರವಾಸ

Travel

11.05.2022ರಿಂದ ರೈಲು ಮತ್ತು ಏಸಿ ಬಸ್ಸಿನಲ್ಲಿ 30ದಿನಗಳ ಚಾರ್ಧಾಮ್ ಸಮೇತ ವೈಷ್ಣೋದೇವಿ,ಅಮೃತಸರ್, ಕಾಶಿ,ಗಯಾ,ಹರಿದ್ವಾರ್. 27.05.2022ರಿಂದ ವಿಮಾನ, ಬಸ್ಸಿನಲ್ಲಿ 13ದಿನಗಳ ಚಾರೋಧಾಮ್,ಮಸ್ಸೂರಿ ಗುಪ್ತಕಾಶಿ,ನವದೆಹಲಿ. 25.6.2022ರಿಂದ 19ದಿನಗಳ ಅಮರನಾಥ್,ಕಾಶ್ಮೀರ್, ವೈಷ್ಣೋದೇವಿ ಜ್ವಾಲಾಮುಖಿ. ಏಷ್ಯನ್ ಟ್ರಾವೆಲ್ ಲೈನ್ಸ್ #164/3, ಆರ್.ವಿ.ರಸ್ತೆ (ಮಿನರ್ವ ಬಸ್‌ಸ್ಟಾಪ್ ಎದುರು) ಬೆಂಗಳೂರು4. ಫೋನ್ 08026565085/ 9480182865/ 8105657052.

24 ವರ್ಷಗಳ ಅನುಭವಿ ಪ್ರವಾಸಿ ಸಂಸ್ಥೆಯಿಂದ 11.06.2022 27.06.2022 ರಿಂದ 15 ದಿನಗಳ ಚಾರ್‌ಧಾಮ್ ಯಾತ್ರೆ. 27.05.2022 04.06.2022 ರಿಂದ 8 ದಿನಗಳ ಶಿಮ್ಲಾ,ಕುಲುಮನಾಲಿ, ಚಂಡಿಘಡ್ 07.05.2022, 16.05.2022 ರಿಂದ 7 ದಿನಗಳ ಕಾಶಿ,ಗಯಾ 30.06.2022 09.07.2022 ರಿಂದ 12/8 ದಿನಗಳ ಅಮರನಾಥ್,ಕಾಶ್ಮೀರ್ ಪ್ರವಾಸಗಳು ಸಂಪರ್ಕಿಸಿ: ಆನಂದ್ ವಿಹಾರಿ ಬೆಂಗಳೂರು23. 080-23385837 8088887677

ಹಿಮಾಚಲ ಸ್ಪೆಶಲ್ ಸಿಮ್ಲಾ,ಕುಲು,ಮನಾಲಿ ಚಂಡಿಘಡ್ ನೈನಾದೇವಿ ಚಾಮುಂಡಾ ವಜ್ರೇಶ್ವರಿ ವೈಷ್ಣವಿದೇವಿ ಅಮೃತ್‌ಸರ್ ಕುರುಕ್ಷೇತ್ರಗಳು ಹಾಗು ಚಾರ್ ಧಾಮ್ ಯಾತ್ರೆ. ಬದರಿನಾಥ್ ಕೇದಾರನಾಥ್ ಗಂಗೋತ್ರಿ,ಯುಮುನೋತ್ರಿ, ಹರಿದ್ವಾರ್,ರಿಷಿಕೇಶ್ ಬುಕಿಂಗ್ಗಳಿಗಾಗಿ ಸಂಪರ್ಕಿಸಿ ಆರ್ಕಿಡ್ ಟ್ರಾವಲ್ ಅಂಡ್ ಟೂರ್ಸ್ 9900080793 9880079588

★13.5.2022 ರಿಂದ★ 16ದಿನಗಳ ಯಾತ್ರೆ ಭುವನೇಶ್ವರ, ಕಾಶಿ, ಗಯಾ, ಅಲಹಾಬಾದ್, ಅಯೋಧ್ಯೆ, ಅಮೃತಸರ, ವೈಷ್ಣೋದೇವಿ. ಜೈ ಕರ್ನಾಟಕ ಟೂರ್ಸ್: 9480588568

ಭವಿಷ್ಯ

Astrology

★||ಶ್ರೀಕೇದರನಾಥ||★ ಆರಾಧನೆಯಿಂದ ಆರಾಧನೆಯಿಂದ ಪ್ರೀತಿಪ್ರೇಮ,ಸ್ತ್ರೀಪುರುಷ ವಶೀಕರಣ, ದಾಂಪತ್ಯ, ಜನವಶೀಕರಣ, ಧನವಶೀಕರಣ, ಕೋರ್ಟ್‌ಕಛೇರಿ ಸಾಲಬಾಧೆ, ಯಾವುದೇ ಸಮಸ್ಯೆಯಿದ್ದರೂ. 100% ಶಾಶ್ವತಪರಿಹಾರ. 9148773459

★||ಶ್ರೀದುರ್ಗಾಪರಮೇಶ್ವರಿ||★ ಆರಾಧನೆಯಿಂದ ಗಂಡಹೆಂಡತಿ ಸಮಸ್ಯೆ, ಸ್ತ್ರೀಪುರುಷ ವಶೀಕರಣ, ಸಂಭೋಗ ವಶೀಕರಣ, ಪ್ರೀತಿಯಲ್ಲಿಮೋಸ ಯಾವುದೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಶ್ರೀರಾಘವೇಂದ್ರಗುರೂಜಿ. 8050061378

ಕೇರಳ ಹಾಗೂ ಕೊಳ್ಳೆಗಾಲದ ಪ್ರಸಿದ್ಧ ಮಾಂತ್ರಿಕ ವಶೀಕರಣ ಜ್ಯೋತಿಷ್ಯರು ಇವರು ಎಂತಹ ಕಠಿಣ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮಂಗಳೂರು, ಮೈಸೂರು, ಚಿತ್ರದುರ್ಗ.ಸಂಪರ್ಕಿಸಿ: 9008867041

ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಸ್ತ್ರೀಪುರುಷ ವಶೀಕರಣ ಸ್ಪೇಷಲಿಸ್ಟ್ 100%ಗ್ಯಾರಂಟಿ ಪರಿಹಾರ ಪಂಡಿತ್.ಕೃಷ್ಣಪ್ರಸಾದ್. ಉಚಿತ ಭವಿಷ್ಯ ಖಚಿತ ಪರಿಹಾರ, ದಕ್ಷಿಣಕನ್ನಡ ಮಾಂತ್ರಿಕರು, ಶ್ರೀಕ್ಷೇತ್ರಧರ್ಮಸ್ಥಳ: 7022443071

ನಂ.1 ವಶೀಕರಣ ಸ್ಪೆಷಲಿಸ್ಟ್ ತಾಂತ್ರಿಕ್: ಸ್ತ್ರೀಪುರುಷ ವಶೀಕರಣ, ಪ್ರೀತಿಯಲ್ಲಿ ನಂಬಿಮೋಸ, ಗಂಡಹೆಂಡತಿ ಕಲಹ, ನಾಗಸಾಧುಗಳಿಂದ ವಶೀಕರಣ 3ದಿನಗಳಲ್ಲಿ ಪರಿಹಾರ 6360611244

★ದೈವಜ್ಞ ಶ್ರೀದೇವಾನಂದನ್★ ರವರಿಂದ ಸರ್ವತೋಮುಖ ಅಭಿವೃದ್ಧಿ ಸುಖಶಾಂತಿ ಮಹಾವಶೀಕರಣ ಆಕರ್ಷಣ ಮತ್ತು ಶತ್ರು ಕೃತವ್ಯಾಧಿಗಳ ಪರಿಹಾರಕ್ಕೆ ಇಂದೇ ಸಂಪರ್ಕಿಸಿ: 9845005009

ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವು. ಆದರೆ, ಅದರಲ್ಲಿ ಪ್ರತಿಪಾದಿತವಾದ ವಸ್ತು, ವಿಷಯ, ವಿಚಾರಗಳು ಜಾಹೀರಾತುದಾರರ ಅಭಿಪ್ರಾಯ ಆಗಿರುತ್ತವೆಯೇ ಹೊರತು ಪತ್ರಿಕೆಯ ಅಭಿಪ್ರಾಯವಾಗಿರುವುದಿಲ್ಲ. ಈ ಅಭಿಪ್ರಾಯಗಳಿಗೆ ಪತ್ರಿಕೆ ಯಾವುದೇ ರೀತಿಯಿಂದ ಹೊಣೆಯಲ್ಲ.
ಜಾಹೀರಾತು ವ್ಯವಸ್ಥಾಪಕರು, ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿ. ಬೆಂಗಳೂರು

DH DECCAN HERALD ಪ್ರಜಾವಾಣಿ
BOOK YOUR CLASSIFIEDS ONLINE
5 EASY STEP
5 Easy steps to book your ads
LOG INTO WWW.DHCLASSIFIEDS.COM
CHOOSE THE CATEGORY
CHOOSE THE AD DATES
COMPOSE THE MATTER
CONFIRM AND PAY
TO BOOK YOUR CLASSIFIEDS ADS ONLINE
JOB | LOST | REAL ESTATE | NAME CHANGE | EDU | HEALTH
MATRI | AUTO | ASTRO | NOTICE | TRAVEL
condition apply*
WWW.DHCLASSIFIEDS.COM
For more information Contact:
9880856233 | 9731810277 | 9901641752 | 9845114560 | 9886213331
Email: dhclassifieds@deccanherald.co.in

ಷೇರುಪೇಟೆ ವಹಿವಾಟು 238

ಹಿಂದಿನ ಅಂತ್ಯ	58,576
ಇಂದಿನ ಅಂತ್ಯ	58,338

ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	17,530
ಇಂದಿನ ಅಂತ್ಯ	17,475
▼	55
ದಿನದ ಕನಿಷ್ಠ	17,457

ವಿನಿಮಯ ದರ

$ ಡಾಲರ್	76.19
£ ಪೌಂಡ್	99.07
€ ಯುರೊ	82.54
¥ ಯೆನ್ (100ಕ್ಕೆ)	61

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹455
12 ಮೊಟ್ಟೆಗೆ	₹60
ಮೈಸೂರು	
100 ಮೊಟ್ಟೆಗೆ	₹457

ಖಾದ್ಯ ತೈಲ ಮುಂಬೈ (10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1600 (1590)
ಸೋಯಾ (ರಿಫೈನ್ಡ್)	₹1515 (1525)
ಸೂರ್ಯಕಾಂತಿ (ರಿಫೈನ್ಡ್)	₹1725 (1750)
ಪಾಮೋಲಿನ್	₹1470 (1477)

ಈರುಳ್ಳಿ ಧಾರಣೆ (ಕ್ವಿಂಟಲ್‌ಗೆ)

ದಪ್ಪ	₹900-1100
ಮಧ್ಯಮ	₹600-900
ಸಣ್ಣ	₹300-600

ತೆಂಗು ಧಾರಣೆ (ಸಾವಿರಕ್ಕೆ)

ಮಂಗಳೂರು
1ನೇ ದರ್ಜೆ ₹16000-20000
2ನೇ ದರ್ಜೆ ₹10000-15000

ಎನ್.ಆರ್.ಪುರ ರಬ್ಬರ್ (ಪ್ರತಿ ಕೆ.ಜಿಗೆ)

ಆರ್‌ಎಸ್‌ಎಸ್-4	₹168.50
ಆರ್‌ಎಸ್‌ಎಸ್-5	₹163
ಗುಡ್ ಲಾಟ್	₹159

ನೈಕಾ ಸ್ಥಾಪಕಿ 'ಇವೈ ವರ್ಷದ ಉದ್ಯಮಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: ನೈಕಾ ಸಂಸ್ಥಾಪಕಿ ಫಲ್ಗುಣಿ ನಾಯರ್ ಅವರು 2021ನೇ ಸಾಲಿನ 'ಇವೈ ವರ್ಷದ ಉದ್ಯಮಿ' ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಫಲ್ಗುಣಿ ನಾಯರ್

ಸೌಂದರ್ಯವರ್ಧಕ ಸಾಧನಗಳನ್ನು ಆನ್‌ಲೈನ್ ಮೂಲಕ ಮಾರಾಟ ಮಾಡಲು ಆರಂಭಿಸಿದ ನೈಕಾ ದೇಶದ ಅತ್ಯಂತ ಲಾಭದಾಯಕ ನವೋದ್ಯಮಗಳಲ್ಲಿ ಒಂದಾಗಿದ್ದು, ಫ್ಯಾಷನ್ ಮತ್ತು ಲೈಫ್‌ಸ್ಟೈಲ್‌ಗೆ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಜೂನ್ 9ರಂದು ನಡೆಯಲಿರುವ ಇವೈ ಜಾಗತಿಕ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಪ್ರಯಾಣಿಕ ವಾಹನ ಸಗಟು ಮಾರಾಟ ಶೇ 4ರಷ್ಟು ಇಳಿಕೆ

ಭಾರತೀಯ ವಾಹನ ತಯಾರಕರ ಒಕ್ಕೂಟದ ಮಾಹಿತಿ

ನವದೆಹಲಿ (ಪಿಟಿಐ): ಪ್ರಯಾಣಿಕ ವಾಹನಗಳ ಸಗಟು ಮಾರಾಟವು 2021ರ ಮಾರ್ಚ್‌ಗೆ ಹೋಲಿಸಿದರೆ 2022ರ ಮಾರ್ಚ್‌ನಲ್ಲಿ ಶೇಕಡ 4ರಷ್ಟು ಇಳಿಕೆ ಆಗಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್‌ಐಎಎಂ) ಬುಧವಾರ ಹೇಳಿದೆ.

2021ರ ಮಾರ್ಚ್‌ನಲ್ಲಿ 2.90 ಲಕ್ಷ ವಾಹನಗಳು ಮಾರಾಟ ಆಗಿದ್ದವು. ಇದಕ್ಕೆ ಹೋಲಿಸಿದರೆ 2022ರ ಮಾರ್ಚ್‌ನಲ್ಲಿ 2.79 ಲಕ್ಷಕ್ಕೆ ಇಳಿಕೆ ಆಗಿದೆ.

'ದೇಶದ ವಾಹನ ಉದ್ಯಮವು ಹಲವು ಸವಾಲುಗಳನ್ನು ಎದುರಿಸಿದೆ. ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ಬಿಡಿಭಾಗಗಳ ಕೊರತೆ, ನಿರ್ವಹಣಾ ವೆಚ್ಚ, ಹೊಸ ತಂತ್ರಜ್ಞಾನಗಳಲ್ಲಿ ಹೂಡಿಕೆಯಂತಹ ಸಮಸ್ಯೆಗಳು ಎದುರಾದವು. ಇವುಗಳ ಜೊತೆಗೆ ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್‌ಐ) ಯೋಜನೆಗೆ ಬೆಂಬಲ ನೀಡುವಂತೆ ಮತ್ತು ಫೇಮ್ ಯೋಜನೆಯ ವಿಸ್ತರಣೆಗೆ ನೆರವಾಗುವಂತೆ ಕೇಂದ್ರ ಸರ್ಕಾರವು ಸಹ ಸೂಚನೆ ನೀಡಿತು' ಎಂದು ಒಕ್ಕೂಟದ ಅಧ್ಯಕ್ಷ ಕೆನೆಚಿ ಅಯುಕವಾ ಹೇಳಿದ್ದಾರೆ.

'ಎಲ್ಲಾ ವಿಭಾಗಗಳಲ್ಲಿಯೂ ರಫ್ತು ವಹಿವಾಟು ಹೆಚ್ಚಾಗಿದೆ. ದ್ವಿಚಕ್ರ ವಾಹನ ವಿಭಾಗವು ಗರಿಷ್ಠ ಮಟ್ಟದ ರಫ್ತು ಸಾಧಿಸಿದೆ. ಭಾರತದ ಉತ್ಪನ್ನಗಳು ಗುಣಮಟ್ಟ, ವೆಚ್ಚ ಮತ್ತು ಸಾಮರ್ಥ್ಯದ ದೃಷ್ಟಿಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಒಪ್ಪಿತವಾಗುತ್ತಿವೆ' ಎಂದು ಅವರು ತಿಳಿಸಿದ್ದಾರೆ.

'2021–22ನೇ ಹಣಕಾಸು ವರ್ಷದಲ್ಲಿ ಉದ್ಯಮದ ಬೆಳವಣಿಗೆ ಶೇ 6ರಷ್ಟು ಇಳಿಕೆ ಆಗಿದೆ' ಎಂದು ಒಕ್ಕೂಟದ ಪ್ರಧಾನ ನಿರ್ದೇಶಕ ರಾಜೇಶ್ ಮೆನನ್ ತಿಳಿಸಿದ್ದಾರೆ.



2021–22ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕ ವಾಹನಗಳ ಸಗಟು ಮಾರಾಟ ಶೇ 13ರಷ್ಟು ಹೆಚ್ಚಾಗಿದೆ. ಹೀಗಿದ್ದರೂ 2017–18 ಮತ್ತು 2018–19ರಲ್ಲಿ ಮಾರಾಟ ಆಗಿದ್ದಕ್ಕಿಂತಲೂ ಕಡಿಮೆ ಮಟ್ಟದ್ದಾಗಿದೆ ಎಂದು ಹೇಳಿದ್ದಾರೆ. ದ್ವಿಚಕ್ರ ವಾಹನ ಮಾರಾಟ ಶೇ 11ರಷ್ಟು ಇಳಿಕೆ ಆಗಿದೆ. ಇದು 10 ವರ್ಷಗಳ ಕನಿಷ್ಠ ಮಟ್ಟವಾಗಿದೆ. ತ್ರಿಚಕ್ರ ವಾಹನ ಮತ್ತು ವಾಣಿಜ್ಯ ವಾಹನ ಮಾರಾಟ ಹೆಚ್ಚಾಗಿದೆ.

ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿ ವರಮಾನ ಶೇ 22.7ರಷ್ಟು ಹೆಚ್ಚಳ

ಇನ್ಫೊಸಿಸ್ ನಿವ್ವಳ ಲಾಭ ಏರಿಕೆ

ನವದೆಹಲಿ (ಪಿಟಿಐ): ದೇಶದ ಎರಡನೆಯ ಅತಿದೊಡ್ಡ ಐ.ಟಿ. ಸೇವಾ ಕಂಪನಿ ಇನ್ಫೊಸಿಸ್ ಮಾರ್ಚ್ ತ್ರೈಮಾಸಿಕದ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ನಿವ್ವಳ ಲಾಭದಲ್ಲಿ ಶೇಕಡ 12ರಷ್ಟು ಹೆಚ್ಚಳ ಕಂಡಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹ 5,686 ಕೋಟಿ ಲಾಭ ಗಳಿಸಿದೆ.

ಹಿಂದಿನ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 5,076 ಕೋಟಿ ನಿವ್ವಳ ಲಾಭ ಕಂಡಿತ್ತು. ಆದಾಯವು ಈ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ 22.7ರಷ್ಟು ಹೆಚ್ಚಳವಾಗಿದ್ದು ₹ 32,276 ಕೋಟಿಗೆ ತಲುಪಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಆದಾಯ ₹ 26,311 ಕೋಟಿ ಆಗಿತ್ತು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯ ಆದಾಯದ ಬೆಳವಣಿಗೆ ಪ್ರಮಾಣವು ಶೇ 13ರಿಂದ ಶೇ 15ರ ಮಟ್ಟದಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ. 'ನಮ್ಮ ಗ್ರಾಹಕರ ವಿಶ್ವಾಸದ ಕಾರಣದಿಂದಾಗಿ ನಮ್ಮ ಮಾರುಕಟ್ಟೆ ಪಾಲು ಹೆಚ್ಚಳ ಆಗುತ್ತಿದೆ' ಎಂದು ಇನ್ಫೊಸಿಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಲೀಲ್ ಪಾರೇಖ್ ಹೇಳಿದರು.

2021–22ನೇ ಸಾಲಿಗೆ ಷೇರುದಾರರಿಗೆ ಪ್ರತಿ ಷೇರಿಗೆ ₹ 16ರಷ್ಟು ಲಾಭಾಂಶ ನೀಡಲು ಕಂಪನಿಯ ಆಡಳಿತ ಮಂಡಳಿ ಶಿಫಾರಸು ಮಾಡಿದೆ. ಇದರಿಂದಾಗಿ ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಷೇರುದಾರರಿಗೆ ಒಟ್ಟು ಲಾಭಾಂಶವಾಗಿ ಪ್ರತಿ ಷೇರಿಗೆ ₹ 31 ಸಿಕ್ಕಂತೆ ಆಗುತ್ತದೆ. ಇದು ಹಿಂದಿನ ವರ್ಷದ ನೀಡಿದ್ದ ಲಾಭಾಂಶದ ಪ್ರಮಾಣಕ್ಕಿಂತ ಶೇ 14.8ರಷ್ಟು ಹೆಚ್ಚು.

'ರಷ್ಯಾದಿಂದ ಹೊರಕ್ಕೆ': ರಷ್ಯಾ–ಉಕ್ರೇನ್ ಯುದ್ಧದಿಂದ ಕಂಪನಿಯ ವಹಿವಾಟಿನ ಮೇಲೆ ಪರಿಣಾಮ ಉಂಟಾಗಿದೆಯೇ ಎಂಬ ಪ್ರಶ್ನೆಗೆ ಪಾರೇಖ್ ಅವರು, 'ರಷ್ಯಾದಲ್ಲಿನ ನಮ್ಮ ಕೇಂದ್ರದಿಂದ ಕೆಲಸಗಳನ್ನು ಹೊರಗಡೆ ಸ್ಥಳಾಂತರ ಮಾಡುವ ಕೆಲಸ ಆರಂಭಿಸಿದ್ದೇವೆ' ಎಂದು ಉತ್ತರಿಸಿದರು. ಇನ್ಫೊಸಿಸ್ ಕಂಪನಿಯು ರಷ್ಯಾದಲ್ಲಿ 100ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿದೆ.

'ನಾವು ರಷ್ಯಾದ ಯಾವುದೇ ಗ್ರಾಹಕರನ್ನು ಹೊಂದಿಲ್ಲ. ಜಾಗತಿಕ ಮಟ್ಟದ ಕೆಲವು ಗ್ರಾಹಕರ ಕೆಲಸಗಳನ್ನು ರಷ್ಯಾದಿಂದ ಮಾಡಲಾಗುತ್ತಿದೆ. ಅದನ್ನು ಹೊರಗಡೆ ಸ್ಥಳಾಂತರ ಮಾಡುವ ಕೆಲಸ ನಡೆದಿದೆ. ಮುಂದೆಯೂ ರಷ್ಯಾದ ಗ್ರಾಹಕರ ಜೊತೆ ಕೆಲಸ ಮಾಡುವ ಉದ್ದೇಶ ಹೊಂದಿಲ್ಲ' ಎಂದರು. ರಷ್ಯಾ ಮತ್ತು ಉಕ್ರೇನ್ ದೇಶಗಳು ಶಾಂತಿ ಒಪ್ಪಂದಕ್ಕೆ ಬರಲಿ ಎಂಬುದು ಕಂಪನಿಯ ಬಯಕೆ ಎಂದರು.

ಮುಖ್ಯಾಂಶಗಳು

- ಲಾಭಾಂಶ ನೀಡಿಕೆ ಶೇಕಡ 14.8ರಷ್ಟು ಜಾಸ್ತಿ
- 'ರಷ್ಯಾ ಗ್ರಾಹಕರ ಜೊತೆ ವಹಿವಾಟು ಇಲ್ಲ'
- ಮುಂದಿನ ವರ್ಷ ಶೇ 15ರಷ್ಟು ಆದಾಯ ಏರಿಕೆ

ಮಾರ್ಚ್‌ನಲ್ಲಿ ತಾಳೆ ಎಣ್ಣೆ ಆಮದು ಶೇ 18ರಷ್ಟು ಹೆಚ್ಚಳ

ಮುಂಬೈ (ರಾಯಿಟರ್ಸ್): ತಾಳೆ ಎಣ್ಣೆ ಆಮದು ಪ್ರಮಾಣವು ಫೆಬ್ರುವರಿಗೆ ಹೋಲಿಸಿದರೆ ಮಾರ್ಚ್‌ನಲ್ಲಿ ಶೇಕಡ 18.7ರಷ್ಟು ಹೆಚ್ಚಾಗಿದೆ.

ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಖರೀದಿಸಲು ಸಾಧ್ಯವಾಗದೇ ಇರುವುದರಿಂದ ವ್ಯಾಪಾರಿಗಳು ಬೇರೆ ಅಡುಗೆ ಎಣ್ಣೆ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ ತಾಳೆ ಎಣ್ಣೆ ಆಮದು ಹೆಚ್ಚಾಗಿದೆ ಎಂದು ಸಾಲ್ವೆಂಟ್ ಎಕ್ಸ್‌ಟ್ರ್ಯಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್‌ಇಎ) ಬುಧವಾರ ತಿಳಿಸಿದೆ.

ಭಾರತವು ಮುಂದಿನ ದಿನಗಳಲ್ಲಿ ಮಲೇಷ್ಯಾದಿಂದ ತಾಳೆ ಎಣ್ಣೆ ಆಮದು ಮಾಡಿಕೊಳ್ಳಲು ಮುಂದಾಗಬಹುದು ಎಂದು ಹೇಳಿದೆ.

ಫೆಬ್ರುವರಿಯಲ್ಲಿ 4.54 ಲಕ್ಷ ಟನ್ ತಾಳೆ ಎಣ್ಣೆ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಮಾರ್ಚ್‌ನಲ್ಲಿ 5.39 ಲಕ್ಷ ಟನ್ ಆಮದಾಗಿದೆ ಎಂದು ಎಸ್‌ಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಸೂರ್ಯಕಾಂತಿ ಎಣ್ಣೆ ಆಮದು 2.12 ಲಕ್ಷ ಟನ್ ಆಗಿದೆ. ರಷ್ಯಾವು ಉಕ್ರೇನ್ ಮೇಲೆ ಸಮರ ಸಾರುವುದಕ್ಕೂ ಮೊದಲೇ ಕೆಲವು ಹಡಗುಗಳು ಉಕ್ರೇನ್‌ನಿಂದ ಹೊರಟಿದ್ದವು. ಹೀಗಾಗಿ ಈ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದೆ.

ಏಪ್ರಿಲ್‌ನಲ್ಲಿ ಈವರೆಗೆ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಆಮದಾಗಿಲ್ಲ. ಸೋಯಾ ಎಣ್ಣೆ ಆಮದು 3.76 ಲಕ್ಷ ಟನ್‌ಗಳಿಂದ 2.99 ಲಕ್ಷ ಟನ್‌ಗಳಿಗೆ ಇಳಿಕೆ ಆಗುವ ಸಾಧ್ಯತೆ ಇದೆ ಎಂದೂ ತಿಳಿಸಿದೆ.

ಬಹಿಷ್ಕಾರ: ವಾಣಿಜ್ಯೋದ್ಯಮ ಚಟುವಟಿಕೆಗೆ ತೊಡಕೇ?

ಧರ್ಮದ ಆಧಾರದಲ್ಲಿ ವ್ಯಾಪಾರ ಬಹಿಷ್ಕಾರ ಸರಿಯೇ ಎಂಬ ಪ್ರಶ್ನೆ ಇರಿಸಿಕೊಂಡು ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಟಿ.ವಿ. ಮೋಹನದಾಸ್ ಪೈ, ಡಿ. ಮುರಳೀಧರ, ಸುಧಾಕರ ಎಸ್. ಶೆಟ್ಟಿ ಅವರು ವ್ಯಕ್ತಪಡಿಸಿದ ಅನಿಸಿಕೆಗಳನ್ನು ನೋಡಲು ಇಲ್ಲಿ ಸ್ಕ್ಯಾನ್ ಮಾಡಿ.

ಪ್ರಜಾವಾಣಿ ನೋಡಿಯೊ

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಏಲಕ್ಕಿ ಧಾರಣೆ	
ಸಕಲೇಶಪುರ	
ಕೂಳೆ	430-450
ನಡುಗೋಲು	500-550
ರಾಶಿ	600-650
ರಾಶಿ ಉತ್ತಮ	650-700
ಜರಡಿ	750-800
ಹೆರಕಿದ್ದು	1100-1150
ಹಸಿರು ಸಾಧಾರಣ	600-700
ಹಸಿರು ಉತ್ತಮ	900-950
ಹಸಿರು ಅತಿ ಉತ್ತಮ	1200-1250
ಕಾಳು ಮೆಣಸು	505
ಅಡಿಕೆ	
ಬಂಟ್ವಾಳ	
ಕೋಕ	12500-25000
ಹೊಸತು	27500-45000
ಹಳತು	46000-53000
ಕಾರ್ಕಳ	
ಹೊಸತು	38000-45000
ಹಳತು	46000-53000
ಪುತ್ತೂರು	
ಕೋಕ	11000-26000
ಹೊಸತು	27500-45000
ಕುಮಟ	
ಚಿಪ್ಪು	26509-31019
ಕೋಕ	18019-30509
ಫ್ಯಾಕ್ಟರಿ	10569-21429
ಹಳೆಚಾಲಿ	48099-50629
ಹೊಸಚಾಲಿ	36019-40019
ಶಿವಮೊಗ್ಗ	
ಬೆಟ್ಟೆ	48409-51569
ಗೊರಬಲು	17100-35069
ರಾಶಿ	44069-48699
ಸರಕು	55009-76766
ಸಿದ್ದಾಪುರ	
ಬಿಳಿಗೋಟು	22699-34099
ಕೋಕ	22499-33099
ಹೊಸಚಾಲಿ	35999-40799
ಕೆಂಪುಗೋಟು	29112-31499
ರಾಶಿ	44899-48599
ತಟ್ಟಿಬೆಟ್ಟೆ	35889-45399
ಶಿರಸಿ	
ಬೆಟ್ಟೆ	38069-45699
ಬಿಳಿಗೋಟು	13296-33699
ಚಾಲಿ	31099-41211
ರಾಶಿ	36319-49199
ತಿಪಟೂರು ಕೊಬ್ಬರಿ	
ಕನಿಷ್ಠ	16000
ಗರಿಷ್ಠ	17200
ಮಾದರಿ	17000
ಒಟ್ಟು ಆವಕ (ಕ್ವಿಂಟಲ್)	1503
ರಾಮನಗರ ರೇಷ್ಮೆಗೂಡು	
ಮಿಶ್ರ ತಳಿ	400-700
ದ್ವಿತಳಿ	325-823

ಕಾಫಿ (50 ಕೆ.ಜಿಗೆ ₹ ಗಳಲ್ಲಿ)

	ಮೂಡಿಗೆರೆ	ಹಾಸನ		
	ಮುದ್ರೆಮನೆ	ಪ್ಲಾಂಟರ್ಸ್	ಅಲ್ಲಾನಾ	ನ್ಯೂಯಾರ್ಕ್
ಎಪಿ	16000	16000	16100	236.60 ಸೆಂಟ್ಸ್
ಎಸಿ	8400	8000	8575	
ಆರ್‌ಪಿ	9300	9000	9250	ಲಂಡನ್
ಆರ್‌ಸಿ	4200	4050	4200	2108ಡಾಲರ್ಸ್

ಚಿನ್ನದ ದರ ₹ 435, ಬೆಳ್ಳಿ ₹ 1,331 ಹೆಚ್ಚಳ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ಧಾರಣೆ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 435ರಷ್ಟು ಹೆಚ್ಚಾಗಿ ₹ 52,941ಕ್ಕೆ ತಲುಪಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,331ರಷ್ಟು ಹೆಚ್ಚಾಗಿ ₹ 69,179ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಮುಂಬೈ ಧಾರಣೆ

ಶೇಂಗಾ

13-4-2022

ಜಾವಾ 70/80(ಹೊಸ)	10500-10550
ಜಾವಾ 80/90(ಹೊಸ)	10150-10200
ದಪ್ಪ ಮಧ್ಯಪ್ರದೇಶ(ಹೊಸ)	11000-11050
ದಪ್ಪ ಗುಜರಾತ್(ಹೊಸ)	9900-9950

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1590 (1600)
ಒಂದು ವಾರದ ಡೆಲಿವರಿ	1585 (1595)
ಸೋಯಾ ಕಚ್ಚಾ	1475 (1485)
ಪಾಮ್ ವಾರದ ಡೆಲಿವರಿ	1469 (1475)
ಸೂರ್ಯಕಾಂತಿ ಎಣ್ಣೆ ಕಚ್ಚಾ	1650 (1650)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ
53,050 (52,500)
ಬೆಳ್ಳಿ ಕೆ.ಜಿ 69,300 (67,900)

ಆವರಣದಲ್ಲಿ ಹಿಂದಿನ ದಿನದ ಧಾರಣೆ

ಕೊರೊನಾ ಭೀತಿ ಬೇಡ, ಮುಂಜಾಗ್ರತೆ ಇರಲಿ

ಮೌಲ್ಯಯುತ ಕಂಪನಿ: 8ನೇ ಸ್ಥಾನಕ್ಕೇರಿದ ಅದಾನಿ ಗ್ರೀನ್

ನವದೆಹಲಿ (ಪಿಟಿಐ): ಮುಂಬೈ ಷೇರುಪೇಟೆಯಲ್ಲಿ ಅತಿ ಹೆಚ್ಚಿನ ಬಂಡವಾಳ ಮೌಲ್ಯ ಹೊಂದಿರುವ ಪ್ರಮುಖ 10 ಕಂಪನಿಗಳ ಪಟ್ಟಿಯಲ್ಲಿ ಅದಾನಿ ಗ್ರೀನ್ ಎನರ್ಜಿ ಬುಧವಾರ 8ನೇ ಸ್ಥಾನಕ್ಕೆ ಏರಿದೆ. ಕಂಪನಿಯ ಒಟ್ಟಾರೆ ಬಂಡವಾಳ ಮೌಲ್ಯವು ₹ 4.48 ಲಕ್ಷ ಕೋಟಿಗೆ ತಲುಪಿದೆ.

ಸೋಮವಾರದ ವಹಿವಾಟಿನಲ್ಲಿ 10ನೇ ಸ್ಥಾನ ಪಡೆದುಕೊಂಡಿದ್ದ ಕಂಪನಿಯು ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ಬಜಾಜ್ ಫೈನಾನ್ಸ್ ಮತ್ತು ಎಚ್‌ಡಿಎಫ್‌ಸಿ ಕಂಪನಿಗಳನ್ನು ಹಿಂದಿಕ್ಕುವ ಮೂಲಕ ಎಂಟನೇ ಸ್ಥಾನ ಪಡೆದುಕೊಂಡಿತು. ಬಜಾಜ್ ಫೈನಾನ್ಸ್ ಮಾರುಕಟ್ಟೆ ಮೌಲ್ಯ 4.43 ಲಕ್ಷ ಕೋಟಿ ಮತ್ತು ಎಚ್‌ಡಿಎಫ್‌ಸಿ ಮಾರುಕಟ್ಟೆ ಮೌಲ್ಯ ₹ 4.31 ಲಕ್ಷ ಕೋಟಿಯಷ್ಟಿದೆ.

ಬುಧವಾರದ ವಹಿವಾಟಿನಲ್ಲಿ ಬಿಎಸ್‌ಇನಲ್ಲಿ ಕಂಪನಿಯ ಷೇರು ಮೌಲ್ಯ ಶೇ 2.70ರಷ್ಟು ಹೆಚ್ಚಾಗಿ ಪ್ರತಿ ಷೇರಿನ ಬೆಲೆ ₹ 2,864.75ಕ್ಕೆ ತಲುಪಿತು. ಈ ವರ್ಷದಲ್ಲಿ ಈವರೆಗೆ ಕಂಪನಿಯ ಷೇರು ಮೌಲ್ಯ ಒಟ್ಟಾರೆ ಶೇ 115.75ರಷ್ಟು ಏರಿಕೆ ಆಗಿದೆ.

ಮುಂಬೈ ಇಂಡಿಯನ್ಸ್‌ಗೆ ಸತತ ಐದನೇ ಸೋಲು; ಕೊನೆಯ ಓವರ್‌ನಲ್ಲಿ ಒಡೀನ್ ಸ್ಮಿತ್ ಮಿಂಚು

ಮಯಂಕ್ ಬಳಗಕ್ಕೆ ರೋಚಕ ಜಯ

ಪುಣೆ (ಪಿಟಿಐ): ರೋಚಕ ಹೋರಾಟದಲ್ಲಿ ಕೊನೆಗೊಂಡ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜಯ ಸಾಧಿಸಿತು. ಮುಂಬೈ ಇಂಡಿಯನ್ಸ್ ಸತತ ಐದನೇ ಸೋಲಿನೊಂದಿಗೆ ನಿರಾಸೆಗೆ ಒಳಗಾಯಿತು.

ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಮಯಂಕ್ ಅಗರವಾಲ್ ನಾಯಕತ್ವದ ಪಂಜಾಬ್ 12 ರನ್‌ಗಳ ಜಯ ಸಾಧಿಸಿತು.

199 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಒಂದು ಹಂತದಲ್ಲಿ ಗೆಲುವಿನತ್ತ ದಾಪುಗಾಲು ಹಾಕಿತ್ತು. ಕೊನೆಯ ಓವರ್‌ನಲ್ಲಿ ಗೆಲುವಿಗೆ 22 ರನ್ ಬೇಕಾಗಿತ್ತು. ಒಡೀನ್ ಸ್ಮಿತ್ ಹಾಕಿದ ಈ ಓವರ್‌ನ ಮೊದಲ ಎಸೆತವನ್ನು ಸಿಕ್ಸರ್‌ಗೆ ಎತ್ತಿದ ಜಯದೇವ ಉನದ್ಕತ್ ನಿರೀಕ್ಷೆ ಮೂಡಿಸಿದರು. ಆದರೆ 3,4 ಮತ್ತು 6ನೇ ಎಸೆತದಲ್ಲಿ ವಿಕೆಟ್ ಗಳಿಸಿ ಸ್ಮಿತ್ ತಂಡಕ್ಕೆ ಜಯ ತಂದುಕೊಟ್ಟರು. ತಂಡಕ್ಕೆ 9ಕ್ಕೆ 186 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಮುಂಬೈ ಈ ಆವೃತ್ತಿ ಮೊದಲ ಜಯದ ಭರವಸೆಯಲ್ಲಿತ್ತು. ರಾಹುಲ್ ಚಾಹರ್ ಹಾಕಿದ 9ನೇ ಓವರ್‌ನಲ್ಲಿ ಬ್ರೆವಿಸ್ ಸತತ 4 ಸಿಕ್ಸರ್ ಮತ್ತು ಬೌಂಡರಿ ಸಿಡಿಸಿ ರಂಜಿಸಿದರು. ಈ ಓವರ್‌ನಲ್ಲಿ 29 ರನ್‌ಗಳು ಹರಿದು ಬಂದವು.

ಮಯಂಕ್–ಶಿಖರ್ ಜೊತೆಯಾಟದ ಸೊಬಗು: ಟಾಸ್ ಗೆದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ನಾಯಕ ಮಯಂಕ್ ಅಗರವಾಲ್ ಮತ್ತು ಶಿಖರ್ ಧವನ್ ಅಮೋಘ ಬ್ಯಾಟಿಂಗ್ ಬಲದಿಂದ ಪಂಜಾಬ್ ಕಿಂಗ್ಸ್ ಸವಾಲಿನ ಮೊತ್ತ ಕಲೆ ಹಾಕಿತು.

ಮೊದಲ ವಿಕೆಟ್‌ಗೆ ಮಯಂಕ್ ಮತ್ತು ಶಿಖರ್ 97 ರನ್‌ಗಳನ್ನು ಕಲೆ ಹಾಕಿದರು. ಮಧ್ಯಮ ಕ್ರಮಾಂಕದ ಜಿತೇಶ್ ಶರ್ಮಾ ಕೂಡ ಮಿಂಚಿದರು. ಇದರಿಂದ ಪಂಜಾಬ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 198 ರನ್ ಗಳಿಸಿತು.

ಮಯಂಕ್ ಮತ್ತು ಶಿಖರ್ ಮೊದಲ ಓವರ್‌ನಿಂದಲೇ ಬೀಸಾಟ ಆರಂಭಿಸಿದರು. ಐದು ಓವರ್ ಗಳಾಗುಷ್ಟರಲ್ಲಿ ತಂಡದ ಮೊತ್ತವು 50ರ ಗಡಿ ದಾಟಿತು. ಮಯಂಕ್ 30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಶಿಖರ್ 37 ಎಸೆತಗಳಲ್ಲಿ 50ರ ಗಡಿ ದಾಟಿದರು. ಶಿಖರ್ ಎಂಟು ಮತ್ತು 13ನೇ ಓವರ್‌ನಲ್ಲಿ ಪಡೆದ ಜೀವದಾನವನ್ನು ಸಮರ್ಥವಾಗಿ ಬಳಸಿಕೊಂಡರು. ವೈಡ್ ಆ್ಯಂಗಲ್ ಎಸೆತಗಳು ಮತ್ತು ಸ್ವಿಂಗ್ ಎಸೆತಗಳಿಗೆ ದಿಟ್ಟ ಉತ್ತರ ಕೊಟ್ಟರು. ಶಿಖರ್ ಅವರು ಅಪ್ಪರ್ ಕಟ್, ಡ್ರೈವ್‌ಗಳ ಅಮೋಘ ಆಟವಾಡಿದರು. ಅವರು ಸಿಡಿಸಿದ ಮೂರು ಸಿಕ್ಸರ್‌ಗಳು ಚಿತ್ತಾಪಹಾರಿಯಾಗಿದ್ದವು. ಐದು ಬೌಂಡರಿ ಕೂಡ ಹೊಡೆದರು.

ಮುಂಬೈ ಫೀಲ್ಡಿಂಗ್ ಪಡೆಗೆ ಮಯಂಕ್ ಸವಾಲೊಡ್ಡಿದರು. ಮುಂಬೈ ಬೌಲರ್‌ಗಳು ಹಾಕಿದ ಉತ್ತಮ ಎಸೆತಗಳನ್ನೂ ಅವರು ಬೌಂಡರಿಗೆರೆ ದಾಟಿಸುವಲ್ಲಿ ಯಶಸ್ವಿಯಾದರು. ಒಟ್ಟು ಆರು ಬೌಂಡರಿ ಮತ್ತು ಎರಡು ಸಿಕ್ಸರ್ ಸಿಡಿಸಿದರು. ಹತ್ತನೇ ಓವರ್‌ನಲ್ಲಿ ಮುರುಗನ್ ಅಶ್ವಿನ್ ಎಸೆತದಲ್ಲಿ ಮಯಂಕ್ ಔಟಾಗುವುದರೊಂದಿಗೆ ಜೊತೆಯಾಟ ಮುರಿದುಬಿತ್ತು.

ಜಯದೇವ್ ಉನದ್ಕತ್ ಎಸೆತದಲ್ಲಿ ಜಾನಿ ಬೆಸ್ಟೊ ವಿಕೆಟ್ ಕಳೆದುಕೊಂಡರು. ಜಸ್‌ಪ್ರೀತ್ ಬೂಮ್ರಾ ಯಾರ್ಕರ್ ಎಸೆತಕ್ಕೆ ಲಿಯಾಮ್ ಲಿವಿಂಗ್‌ಸ್ಟೋನ್ ವಿಕೆಟ್ ಉರುಳಿದವು.

17ನೇ ಓವರ್‌ನಲ್ಲಿ ಶಿಖರ್ ಧವನ್ ಕೂಡ ಔಟಾದರು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಬಂದ ಜಿತೇಶ್ ಶರ್ಮಾ (30; 15ಎಸೆತ) ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಎತ್ತಿದರು. ಅವರಿಗೆ ತಕ್ಕ ಜೊತೆ ನೀಡಿದ ಶಾರೂಕ್ ಖಾನ್ ಆರು ಎಸೆತಗಳಲ್ಲಿ 15 ರನ್ ಗಳಿಸಿದರು. ಅದರಲ್ಲಿ ಎರಡು ಸಿಕ್ಸರ್‌ಗಳಿದ್ದವು. ಮಧ್ಯಮ ವೇಗಿ ಬಾಸಿಲ್ ಥಂಪಿ ದುಬಾರಿಯಾದರು. ಉನದ್ಕತ್ ಕೂಡ ತುಟ್ಟಿಯಾದರು.

ಸ್ಕೋರ್ ಕಾರ್ಡ್

ಪಂಜಾಬ್ ಕಿಂಗ್ಸ್ 5ಕ್ಕೆ 198 (20 ಓವರ್)
ಮಯಂಕ್ ಸಿ ಸೂರ್ಯಕುಮಾರ್ ಬಿ ಅಶ್ವಿನ್ 52 (32ಎ, 4X6, 6X2), ಶಿಖರ್ ಸಿ ಪೊಲಾರ್ಡ್ ಬಿ ಬಾಸಿಲ್ 70 (50ಎ, 4X5, 6X3), ಬೆಸ್ಟೊ ಬಿ ಉನದ್ಕತ್ 12 (13ಎ, 4X1), ಲಿಯಾಮ್ ಬಿ ಬೂಮ್ರಾ 2 (3ಎ), ಜಿತೇಶ್ ಔಟಾಗದೆ 30 (15ಎ, 4X2, 6X2), ಶಾರೂಖ್ ಬಿ ಬಾಸಿಲ್ 15 (6ಎ, 6X2), ಒಡೀನ್ ಔಟಾಗದೆ 1 (1ಎ)
ಇತರೆ (ಲೆಗ್ ಬೈ 8, ವೈಡ್ 8) 16
ವಿಕೆಟ್ ಪತನ: 1-97 (ಮಯಂಕ್ ಅಗರವಾಲ್, 9.3), 2-127 (ಜಾನಿ ಬೆಸ್ಟೊ, 13.5), 3-130 (ಲಿಯಾಮ್ ಲಿವಿಂಗ್‌ಸ್ಟೋನ್, 14.3), 4-151 (ಶಿಖರ್ ಧವನ್, 16.6), 5-197 (ಎಂ. ಶಾರೂಖ್ ಖಾನ್, 19.4)
ಬೌಲಿಂಗ್: ಬಾಸಿಲ್ ಥಂಪಿ 4–0–47–2, ಜಯದೇವ ಉನದ್ಕತ್ 4–0–44–1, ಜಸ್‌ಪ್ರೀತ್ ಬೂಮ್ರಾ 4–0–28–1, ಮುರುಗನ್ ಅಶ್ವಿನ್ 4–0–34–1, ಟೈಮಲ್ ಮಿಲ್ಸ್ 4–0–37–0

ಮುಂಬೈ ಇಂಡಿಯನ್ಸ್ 9ಕ್ಕೆ 186 (20 ಓವರ್)
ರೋಹಿತ್ ಸಿ ವೈಭವ್ ಬಿ ರಬಾಡ 28 (17ಎ, 4X3, 6X2), ಇಶಾನ್ ಸಿ ಜಿತೇಶ್ ಬಿ ವೈಭವ್ 3 (6ಎ), ಡೆವಾಲ್ಡ್ ಸಿ ಅರ್ಷದೀಪ್ ಬಿ ಒಡೀನ್ 49 (25ಎ, 4X4, 6X5), ತಿಲಕ್ ರನೌಟ್ (ಮಯಂಕ್/ಅರ್ಷದೀಪ್) 36 (20ಎ, 4X3, 6X2), ಸೂರ್ಯಕುಮಾರ್ ಸಿ ಒಡೀನ್ ಬಿ ರಬಾಡ 43 (30ಎ, 4X1, 6X4), ಪೊಲಾರ್ಡ್ ರನೌಟ್ (ಒಡೀನ್/ಜಿತೇಶ್) 10 (11ಎ, 4X1), ಜಯದೇವ್ ಸಿ ಮಯಂಕ್ ಬಿ ಒಡೀನ್ 12 (7ಎ, 6X1), ಅಶ್ವಿನ್ ಔಟಾಗದೆ 0 (2ಎ), ಜಸ್‌ಪ್ರೀತ್ ಸಿ ಶಿಖರ್ ಬಿ ಒಡೀನ್ 0 (1ಎ), ಮಿಲ್ಸ್ ಸಿ ಮಯಂಕ್ ಬಿ ಒಡೀನ್ 0 (2ಎ)
ಇತರೆ (ನೋಬಾಲ್ 1, ವೈಡ್ 4) 5
ವಿಕೆಟ್ ಪತನ: 1-31 (ರೋಹಿತ್ ಶರ್ಮಾ, 3.4), 2-32 (ಇಶಾನ್ ಕಿಶನ್, 4.1), 3-116 (ಡೆವಾಲ್ಡ್ ಬ್ರೆವಿಸ್, 10.6), 4-131 (ತಿಲಕ್ ವರ್ಮಾ, 12.5), 5-152 (ಕೀರನ್ ಪೊಲಾರ್ಡ್, 16.1), 6-177 (ಸೂರ್ಯಕುಮಾರ್ ಯಾದವ್, 18.4), 7-185 (ಜಯದೇವ್ ಉನದ್ಕತ್, 19.3), 8-186 (ಜಸ್‌ಪ್ರೀತ್ ಬೂಮ್ರಾ, 19.4), 9-186 (ಟೈಮಿಲ್ ಮಿಲ್ಸ್, 19.6)
ಬೌಲಿಂಗ್: ವೈಭವ್ ಅರೋರಾ 4–0–43–1, ಕಗಿಸೊ ರಬಾಡ 4–0–29–2, ಅರ್ಷದೀಪ್ ಸಿಂಗ್ 4–0–29–0, ಒಡೀನ್ ಸ್ಮಿತ್ 3–0–30–4, ಲಿಯಾಮ್ ಲಿವಿಂಗ್‌ಸ್ಟೋನ್ 1–0–11–0, ರಾಹುಲ್ ಚಾಹರ್ 4–0–44–0

ಫಲಿತಾಂಶ: ಪಂಜಾಬ್ ಕಿಂಗ್ಸ್ ತಂಡಕ್ಕೆ 12 ರನ್‌ಗಳ ಜಯ

ಪಂಜಾಬ್ ಕಿಂಗ್ಸ್ ನಾಯಕ ಮಯಂಕ್ ಅಗರವಾಲ್

ಶಿಖರ್ ಧವನ್ ಬ್ಯಾಟಿಂಗ್ ಸೊಬಗು –ಪಿಟಿಐ ಚಿತ್ರಗಳು

ಶಿಮ್ರೊನ್ ಹೆಟ್ಮೆಯರ್

ಯಜುವೇಂದ್ರ ಚಾಹಲ್

ರಾಜಸ್ಥಾನ ರಾಯಲ್ಸ್–ಗುಜರಾತ್ ಟೈಟನ್ಸ್ ಹಣಾಹಣಿ

‘ಸಮಬಲ’ ಹೋರಾಟ ನಿರೀಕ್ಷೆ

ನವಿ ಮುಂಬೈ (ಪಿಟಿಐ): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಮತ್ತು ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟನ್ಸ್ ಗುರುವಾರ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ಮತ್ತು ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಗುಜರಾತ್ ತಂಡಗಳು ಸದ್ಯದ ಟೂರ್ನಿಯಲ್ಲಿ ಸಮಬಲ ಸಾಧನೆ ಮಾಡಿವೆ. ಉಭಯ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿ ಮೂರರಲ್ಲಿ ಗೆದ್ದಿವೆ. ಆದ್ದರಿಂದ ಈ ಪಂದ್ಯವು ರೋಚಕವಾಗುವ ನಿರೀಕ್ಷೆ ಗರಿಗೆದರಿದೆ. ಈ ಪಂದ್ಯವು ಸ್ಫೋಟಕ ಬ್ಯಾಟರ್‌ಗಳಾದ ಶಿಮ್ರೊನ್ ಹೆಟ್ಮೆಯರ್ ಮತ್ತು ರಾಹುಲ್ ತೆವಾಟಿಯಾ; ಸ್ಪಿನ್ ಮೋಡಿಗಾರರಾದ ಯಜುವೇಂದ್ರ ಚಾಹಲ್ ಹಾಗೂ ರಶೀದ್ ಖಾನ್ ಅವರ ಜಿದ್ದಾಜಿದ್ದಿಗೆ ವೇದಿಕೆಯಾಗುವ ಸಾಧ್ಯತೆ ಇದೆ.

ಈ ವರ್ಷದ ಆವೃತ್ತಿಯಲ್ಲಿ ಶತಕ ಬಾರಿಸಿರುವ ಏಕೈಕ ಆಟಗಾರ ಜೋಸ್ ಬಟ್ಲರ್, ಬಿರುಸಿನ ಹೊಡೆತಗಾರ ಶಿಮ್ರೊನ್ ಹೆಟ್ಮೆಯರ್, ದೇವದತ್ತ ಪಡಿಕ್ಕಲ್ ಮತ್ತು ನಾಯಕ ಸಂಜು ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್, ಆಲ್‌ರೌಂಡರ್ ಅಶ್ವಿನ್, ಲೆಗ್‌ಸ್ಪಿನ್ನರ್ ಯಜುವೇಂದ್ರ ಚಾಹಲ್ ಮತ್ತು ಕನ್ನಡಿಗ ಪ್ರಸಿದ್ಧಕೃಷ್ಣ ಎದುರಾಳಿ ಬ್ಯಾಟಿಂಗ್ ಶಕ್ತಿಯನ್ನು ನಿಯಂತ್ರಿಸುವ ಸಮರ್ಥರಾಗಿದ್ದಾರೆ. ರಾಜಸ್ಥಾನ ತಂಡದ ಶಕ್ತಿಗೆ ತಿರುಗೇಟು ನೀಡುವ ಸಮರ್ಥ ಬ್ಯಾಟಿಂಗ್ ಪಡೆ ಟೈಟನ್ಸ್‌ನಲ್ಲಿಯೂ ಇದೆ. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿರುವ ನಾಯಕ ಪಾಂಡ್ಯ, ಪ್ರತಿಭಾನ್ವಿತ ಬ್ಯಾಟರ್ ಶುಭಮನ್ ಗಿಲ್ ಅಮೋಘ ಲಯದಲ್ಲಿದ್ದಾರೆ. ಲಾಕಿ ಫರ್ಗ್ಯುಸನ್, ಮೊಹಮ್ಮದ್ ಶಮಿ, ಸ್ಪಿನ್ನರ್ ರಶೀದ್ ಖಾನ್ ಬೌಲಿಂಗ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವುದರಿಂದ ತಂಡದ ಆತ್ಮವಿಶ್ವಾಸ ವೃದ್ಧಿಸಿದೆ.

ಪಂದ್ಯ ಆರಂಭ: ರಾತ್ರಿ 7.30,
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್. ಹಾಟ್‌ಸ್ಟಾರ್

ಬ್ಯಾಟರ್‌ಗಳ ಬಲಾಬಲ

ಆಟಗಾರ	ಪಂದ್ಯ	ರನ್	ಶ್ರೇಷ್ಠ	ಬೌಂಡರಿ	ಸಿಕ್ಸರ್
ರಾಜಸ್ಥಾನ ರಾಯಲ್ಸ್					
ಬಟ್ಲರ್	4	218	100	15	15
ಹೆಟ್ಮೆಯರ್	4	168	59*	10	14
ಪಡಿಕ್ಕಲ್	4	114	41	11	4
ಗುಜರಾತ್ ಟೈಟನ್ಸ್					
ಗಿಲ್	4	187	96	18	5
ಹಾರ್ದಿಕ್	4	141	40*	7	5
ತೆವಾಟಿಯಾ	4	73	40*	7	5

ಬೌಲರ್‌ಗಳ ಬಲಾಬಲ

ಆಟಗಾರ	ಪಂದ್ಯ	ವಿಕೆಟ್	ಶ್ರೇಷ್ಠ
ರಾಜಸ್ಥಾನ ರಾಯಲ್ಸ್			
ಯಜುವೇಂದ್ರ ಚಾಹಲ್	4	11	41ಕ್ಕೆ4
ಟ್ರೆಂಟ್ ಬೌಲ್ಟ್	4	7	23ಕ್ಕೆ2
ಪ್ರಸಿದ್ಧಕೃಷ್ಣ	4	4	16ಕ್ಕೆ2
ಗುಜರಾತ್ ಟೈಟನ್ಸ್			
ರಶೀದ್ ಖಾನ್	4	6	22ಕ್ಕೆ3
ಮೊಹಮ್ಮದ್ ಶಮಿ	4	6	25ಕ್ಕೆ3
ಲಾಕಿ ಫರ್ಗ್ಯುಸನ್	4	5	28ಕ್ಕೆ4

ಆರೆಂಜ್ ಕ್ಯಾಪ್
(ಹೆಚ್ಚು ರನ್ ಗಳಿಸಿದವರು)

ಆಟಗಾರ	ತಂಡ	ರನ್
ಜೋಸ್ ಬಟ್ಲರ್	ರಾಜಸ್ಥಾನ	218
ಶಿವಂ ದುಬೆ	ಚೆನ್ನೈ	207
ಶಿಖರ್	ಪಂಜಾಬ್	197

ಪರ್ಪಲ್ ಕ್ಯಾಪ್
(ಹೆಚ್ಚು ವಿಕೆಟ್ ಗಳಿಸಿದವರು)

ಆಟಗಾರ	ತಂಡ	ವಿಕೆಟ್
ಯಜುವೇಂದ್ರ	ರಾಜಸ್ಥಾನ	11
ಉಮೇಶ್	ಕೋಲ್ಕತ್ತ	10
ಕುಲದೀಪ್	ಡೆಲ್ಲಿ	10

ಪಾಯಿಂಟ್ ಪಟ್ಟಿ

ತಂಡ	ಪಂದ್ಯ	ಗೆಲುವು	ಸೋಲು	ರದ್ದು	ಟೈ	ಅಂಕ	ರನ್‌ರೇಟ್
ರಾಜಸ್ಥಾನ	4	3	1	0	0	6	0.951
ಕೋಲ್ಕತ್ತ	5	3	2	0	0	6	0.446
ಪಂಜಾಬ್	5	3	2	0	0	6	0.239
ಲಖನೌ	5	3	2	0	0	6	0.174
ಗುಜರಾತ್	4	3	1	0	0	6	0.097
ಬೆಂಗಳೂರು	5	3	2	0	0	6	0.006
ಡೆಲ್ಲಿ	4	2	2	0	0	4	0.476
ಹೈದರಾಬಾದ್	4	2	2	0	0	4	-0.501
ಚೆನ್ನೈ	5	1	4	0	0	2	-0.745
ಮುಂಬೈ	5	0	5	0	0	0	-1.072

*ಬುಧವಾರದ ಪಂದ್ಯದ ಅಂತ್ಯಕ್ಕೆ

ಐಪಿಎಲ್ ಮತ್ತು ಕ್ರೀಡಾ ಸುದ್ದಿಗಳ ವಿಸ್ತೃತ ವರದಿ, ಮಾಹಿತಿಗಾಗಿ ಭೇಟಿ ನೀಡಿ
https://www.prajavani.net/cricket

ಆರ್‌ಸಿಬಿ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗಲ್ಲ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಐಪಿಎಲ್ ಟೂರ್ನಿಯ ಆರಂಭದಿಂದಲೂ ಆಡುತ್ತಿರುವ ತಂಡ. ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಆದರೂ ಅಪಾರ ಅಭಿಮಾನಿಗಳನ್ನು ಹೊಂದಿರುವ ತಂಡವೂ ಇದಾಗಿದೆ.

ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಆರ್‌ಸಿಬಿಯ ಅಭಿಮಾನಿ ಯುವತಿಯೊಬ್ಬರು ಪ್ರದರ್ಶಿಸಿರುವ ಪೋಸ್ಟರ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ‘ಆರ್‌ಸಿಬಿ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ’ ಎಂದು ಯುವತಿ ಪೋಸ್ಟರ್ ಪ್ರದರ್ಶಿಸಿದ್ದರು. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಈ ಅಭಿಮಾನಿಯ ಚಿತ್ರವನ್ನು ಟ್ವೀಟ್ ಮಾಡಿರುವ ಕ್ರಿಕೆಟಿಗ ಅಮಿತ್ ಮಿಶ್ರಾ, ‘ಈ ಹುಡುಗಿಯ ತಂದೆ–ತಾಯಿ ಬಗ್ಗೆ ನನಗೀಗ ಚಿಂತೆಯಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಲಸ್ಸಿ ಕುಡಿಯಲು ಬಂದಿದ್ದರೆ?: ಭಾರತ ಕ್ರಿಕೆಟ್ ತಂಡವು 2011ರ ಏಕದಿನ ವಿಶ್ವಕಪ್ ಜಯಿಸಿದ್ದರಲ್ಲಿ ಮಹೇಂದ್ರಸಿಂಗ್ ಧೋನಿ ಅವರೊಬ್ಬರದ್ದೇ ಪಾತ್ರವಿದೆ ಎಂದಾದರೆ, ಉಳಿದ ಹತ್ತು ಮಂದಿ ಲಸ್ಸಿ ಕುಡಿಯಲು ಬಂದಿದ್ದರೆ? – ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಐಪಿಎಲ್ ಪಂದ್ಯಕ್ಕೂ ಮುನ್ನ ಟಿವಿ ವಾಹಿನಿಯಲ್ಲಿ ನಡೆದ ಸಂವಾದದಲ್ಲಿ ಹೇಳಿದ ಮಾತಿದು. 2011ರ ವಿಶ್ವಕಪ್ ವಿಜೇತ ತಂಡದಲ್ಲಿ ಹರಭಜನ್ ಆಡಿದ್ದರು.

‘ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಾಗ ತಂಡದ ಹೆಸರು ಮುನ್ನೆಲೆಗೆ ಬರುತ್ತದೆ. ಆದರೆ ಭಾರತ ವಿಶ್ವಕಪ್ ಗೆದ್ದ ವಿಷಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನಷ್ಟೇ ಬಿಂಬಿಸಲಾಗುತ್ತದೆ ಗೌತಮ್ ಗಂಭೀರ್ ಏನು ಮಾಡಿದರು? ಉಳಿದ ಆಟಗಾರರು ಏನು ಮಾಡಿದರು ? ಕ್ರಿಕೆಟ್ ತಂಡದ ಆಟ. ಒಂದು ತಂಡದ 7-8 ಮಂದಿ ಉತ್ತಮವಾಗಿ ಆಡಿದಾಗ ಮಾತ್ರ ಗೆಲ್ಲಲು ಸಾಧ್ಯ' ಎಂದಿದ್ದಾರೆ.

ಆರ್‌ಸಿಬಿ ಅಭಿಮಾನಿ –ಟ್ವಿಟರ್ ಚಿತ್ರ

EXAM DH ಪ್ರಜಾವಾಣಿ MASTERMIND™
ವಾರ್ಷಿಕ ಚಂದಾದಾರಿಕೆ ಈಗ ಕೇವಲ ₹399ಕ್ಕೆ ಮಾತ್ರ
ಯುಪಿಎಸ್‌ಸಿ, ಕೆಪಿಎಸ್‌ಸಿ, ಪಿಎಸ್‌ಐ, ಎಫ್‌ಡಿಎ, ಬ್ಯಾಂಕಿಂಗ್ ಪಿ.ಒ.... ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಇ-ಮಿತ್ರ
ಈಗಲೇ ಚಂದಾದಾರರಾಗಲು QR ಕೋಡ್ ಸ್ಕ್ಯಾನ್ ಮಾಡಿ ಅಥವಾ www.exammastermind.comಗೆ ಭೇಟಿ ಕೊಡಿ

ಪ್ರಾಥಮಿಕ ಶಾಲಾ ಶಿಕ್ಷಕರ(ಆಂಗ್ಲ ಭಾಷೆ) ಹುದ್ದೆಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ 'ಡಿಜಿಟಲ್' ಆಕರ ಪರಿಕರಗಳನ್ನು ಇಲ್ಲಿ ಪರಿಚಯಿಸಲಾಗಿದೆ.

ಆಂಗ್ಲಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ 'ಡಿಜಿಟಲ್' ಪರಿಕರ

ಬೇದ್ರೆ ಮಂಜುನಾಥ

ಪದವೀಧರ ಪ್ರಾಥಮಿಕ ಶಿಕ್ಷಕ (ಭಾಷೆ - ಆಂಗ್ಲ) ಹುದ್ದೆಯ ಆಕಾಂಕ್ಷಿಗಳು 'ಇಂಗ್ಲಿಷ್ ಭಾಷೆ ಐಚ್ಛಿಕ ಪತ್ರಿಕೆ - 2' ರಲ್ಲಿನ ಇಂಗ್ಲಿಷ್ ಭಾಷೆ ಮತ್ತು ಬೋಧನಾ ವಿಷಯದ ಜ್ಞಾನಕ್ಕೆ ಸಂಬಂಧಿಸಿದ ಒಟ್ಟು 150 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಬೇಕಿರುತ್ತದೆ. ಮುದ್ರಿತ ಪುಸ್ತಕಗಳ ಪರಾಮರ್ಶನದ ಜೊತೆಗೆ ಡಿಜಿಟಲ್ ಪುಸ್ತಕಗಳು ಮತ್ತು ವೆಬ್‌ಸೈಟ್ ಇಲ್ಲವೇ ಆ್ಯಪ್‌ಗಳ ಸಹಾಯ ಪಡೆಯುವುದು ಯಶಸ್ಸಿಗೆ ಸಹಕಾರಿ. ಅಂತಹ ಡಿಜಿಟಲ್ ಪರಿಕರಗಳ ಕುರಿತ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ.

1. ಆನ್‌ಲೈನ್ / ಆಫ್‌ಲೈನ್ ಪಠ್ಯಪುಸ್ತಕಗಳು

ನಿಗದಿತ ಇಂಗ್ಲಿಷ್ ಪತ್ರಿಕೆಗೆ ಉತ್ತರಿಸಲು ಪ್ರಾಥಮಿಕ ಹಂತದ 1 ರಿಂದ 10ನೇ ತರಗತಿಯವರೆಗಿನ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (NCERT) ಮತ್ತು ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ಇಂಗ್ಲಿಷ್ ಪಠ್ಯಪುಸ್ತಕಗಳನ್ನು ಅಭ್ಯಾಸ ಮಾಡಬೇಕು.

ಪ್ರಸ್ತುತ ಪಠ್ಯಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯವಾಗದೇ ಇರುವುದರಿಂದ ಮೊಬೈಲ್, ಟ್ಯಾಬ್, ಕಂಪ್ಯೂಟರ್, ಲ್ಯಾಪ್‌ಟಾಪ್‌ಗಳಲ್ಲಿ ಓದಲು ಸುಲಭವಾಗುವಂತೆ ಇ-ಬುಕ್ ಇಲ್ಲವೇ ಪಿ.ಡಿ.ಎಫ್. ರೂಪದಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿರುವ ಪುಸ್ತಕಗಳನ್ನು ಈ ಕೆಳಗೆ ನೀಡಿರುವಂತಹ ಕೆಲವು ವೆಬ್‌ಸೈಟ್‌ಗಳಿಂದ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

https://ncert.nic.in
https://ktbs.kar.nic.in

2. ಇಂಗ್ಲಿಷ್ ಪದಸಂಪತ್ತು, ಭಾಷೆ ಮತ್ತು ವ್ಯಾಕರಣದ ಕೃತಿಗಳು

ಇಂಗ್ಲಿಷ್ ಪದಸಂಪತ್ತು, ಭಾಷೆ ಮತ್ತು ವ್ಯಾಕರಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಲು ಹಾಗೂ ಸುಲಭವಾಗಿ ಅರ್ಥಮಾಡಿಕೊಳ್ಳಲು ನೆರವಾಗುವ ಪುಸ್ತಕಗಳನ್ನು ಈ ಜಾಲತಾಣಗಳಿಂದ ಪಡೆಯಬಹುದು. ಇದರಲ್ಲಿ ಪದಸಂಪತ್ತು, ಗಾದೆ, ನುಡಿಗಟ್ಟು ಮತ್ತು ವ್ಯಾಕರಣದ ಮಾಹಿತಿ ಲಭ್ಯವಿದೆ.

https://ebooksz.net/?s = English + grammar
www.grammarly.com

ಪ್ರಾಥಮಿಕ ಶಾಲಾ ಸಹಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

3. ಮೊಬೈಲ್ ಡಿಕ್ಷನರಿ ಆ್ಯಪ್

ಇಂಗ್ಲಿಷ್ ಪದರಚನೆ, ಅರ್ಥ, ಉಚ್ಚಾರಕ್ಕೆ ಸಂಬಂಧಿಸಿದಂತೆ ಎಷ್ಟೆಲ್ಲಾ ವಿವರಣೆ ಡಿಕ್ಷನರಿಗಳಲ್ಲಿ ಲಭ್ಯವಿದೆ. ಅವೆಲ್ಲವೂ ಕೈಯಲ್ಲಿರುವ ಮೊಬೈಲ್ ಅಥವಾ ಟ್ಯಾಬ್‌ನಲ್ಲಿಯೂ ಡೌನ್‌ಲೋಡ್ ಮಾಡಿಕೊಂಡು ಬೇಕೆಂದಾಗ ಆಫ್‌ಲೈನ್‌ನಲ್ಲಿಯೂ ಬಳಸಲು ಅನುವಾಗುವ ಹತ್ತು ಹಲವು ಆ್ಯಪ್‌ಗಳಿದ್ದು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

https://wordweb.info
www.dictionary.com

4. ಮಾದರಿ ಪ್ರಶ್ನೆಪತ್ರಿಕೆ ಮತ್ತು ಆನ್‌ಲೈನ್ ಟೆಸ್ಟ್

ಶಿಕ್ಷಕರ ನೇಮಕಾತಿ ಪರೀಕ್ಷೆಗೆಂದೇ ಸಿ–ಟಿಇಟಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವ ವಿಧಾನ ಹೇಳಿಕೊಡುವ ಮತ್ತು ಆನ್‌ಲೈನ್ ಟೆಸ್ಟ್‌ಗಳನ್ನು ನಡೆಸುವ ಹಲವು ವೆಬ್‌ಸೈಟ್‌ಗಳಿವೆ. ಅವುಗಳಲ್ಲಿ ಉಚಿತವಾಗಿ ಕೆಲವು ಮಾಡ್ಯೂಲ್‌ಗಳನ್ನು ನೀಡಲಾಗಿರುತ್ತದೆ. ಅಭ್ಯಾಸಕ್ಕಾಗಿ ಅಂತಹ ಟೆಸ್ಟ್‌ಗಳನ್ನು ತೆಗೆದುಕೊಳ್ಳಬಹುದು.

www.shiksha.com/exams/ctet-exam-mocktest
https://testbook.com/ctet/test-series

5. ಸತತ ಅಭ್ಯಾಸಕ್ಕಾಗಿ ಡಿಜಿಟಲ್ ಮೋಡ್

ಪಠ್ಯಪುಸ್ತಕಗಳು, ಭಾಷೆ ಮತ್ತು ವ್ಯಾಕರಣದ ಪುಸ್ತಕಗಳ ಜೊತೆ ಹಲವು ವೆಬ್‌ಸೈಟ್‌ಗಳಲ್ಲಿ ಕಾಂಪ್ರಹೆನ್ಷನ್, ಪ್ಯಾರಾಗ್ರಾಫ್ ರೈಟಿಂಗ್, ಪ್ರೆಸ್ಸೀ, ಟ್ರಾನ್ಸ್‌ಫರ್‌ಮೇಷನ್ ಮುಂತಾದ ವಿಷಯಗಳಿಗೆ ಸಂಬಂಧಿಸಿದ ಅಭ್ಯಾಸ ಪತ್ರಿಕೆಗಳನ್ನು ನೀಡಲಾಗಿರುತ್ತದೆ. ನಿಮಗೆ ಅಗತ್ಯವಿರುವ ವಿಷಯವನ್ನು ಗೂಗಲ್‌ನಲ್ಲಿ ಹುಡುಕಿ ಪ್ರಯೋಜನ ಪಡೆದುಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳುವುದು, ಆನ್‌ಲೈನ್ ಮೋಡ್‌ನಲ್ಲಿ ವಿಷಯ ಸಂಗ್ರಹಣೆ ಮಾಡುವುದು ಯಶಸ್ಸಿಗೆ ರಹದಾರಿ.

ಈ ಡಿಜಿಟಲ್ ಅಧ್ಯಯನ ಸಾಮಗ್ರಿಗಳ ಬಳಕೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧಸೂತ್ರ. ಆನ್‌ಲೈನ್ ಮತ್ತು ಆಫ್‌ಲೈನ್ ಮೋಡ್‌ನಲ್ಲಿ ಲಭ್ಯವಿರುವ ಮಾಹಿತಿ ಬಳಸಿಕೊಳ್ಳಿ, ಯಶಸ್ಸು ಗಳಿಸಿ. ಗೋ ಆನ್‌ಲೈನ್ ಅಂಡ್ ಎಂಜಾಯ್!

❖

ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಎಸ್ಎಲ್‌ಸಿ ಪರೀಕ್ಷೆ ದಿಕ್ಸೂಚಿ

ಮಾದರಿ ಪ್ರಶ್ನೋತ್ತರ

ಅಲ್ಫಾ-ಕಣದ ಚದರುವಿಕೆ

ಭೌತಶಾಸ್ತ್ರ

52) ಅಲ್ಫಾ-ಕಣದ ಚದರುವಿಕೆ ಮತ್ತು ರುದರ್‌ಫೋರ್ಡ್ ಪರಮಾಣುವಿನ ನ್ಯೂಕ್ಲಿಯಸ್ ಮಾದರಿ ಬಗ್ಗೆ ಬರೆಯಿರಿ

ಉತ್ತರ:-1911ರಲ್ಲಿ ಅರ್ನೆಸ್ಟ್ ರುದರ್‌ಫೋರ್ಡ್ ಅವರ ಸಲಹೆಯ ಮೇರೆಗೆ ಎಚ್. ಗೀಗರ್ ಮತ್ತು E. ಮಾರ್ಸ್ಡನ್ ಕೆಲವು ಪ್ರಯೋಗಗಳನ್ನು ಮಾಡಿದರು. ಅವರು ಮಾಡಿದ ಪ್ರಯೋಗಗಳೊಂದರಲ್ಲಿ, ಚಿತ್ರ 1ರಲ್ಲಿ ತೋರಿಸಿರುವಂತೆ, ವಿಕಿರಣಶೀಲ ಆಕರದಿಂದ ಉತ್ಸರ್ಜಿತ 5.5 MeV ಶಕ್ತಿ ಹೊಂದಿರುವ α-ಕಣಗಳ ಕಿರಣವನ್ನು ಚಿನ್ನದ ಲೋಹದ ತೆಳು ಹಾಳೆಯ ಕಡೆಗೆ ಹಾಯಿಸಿದರು. ಚಿತ್ರ.2ರಲ್ಲಿ ಈ ಪ್ರಯೋಗದ ಸ್ಥೂಲರೂಪರೇಖೆಯನ್ನು ತೋರಿಸಿದೆ.

$^{214}_{83}Bi$ ವಿಕಿರಣಪಟುತ್ವ ಆಕರದಿಂದ ಹೊರಸೂಸಲ್ಪಟ್ಟ α-ಕಣಗಳನ್ನು, ಸೀಸದ ಇಟ್ಟಿಗೆಯ ಮುಖಾಂತರ ಸಾಗಿಸಲ್ಪಡುವುದರಿಂದ, ಅವು ಸಮಾಂತರಣಿಸಿ, ಕಡಿಮೆ ಅಗಲದಲ್ಲಿ ಹೊರಸೂಸಲ್ಪಡುತ್ತವೆ. ಈ ಕಿರಣವನ್ನು 2.1×10^{-7} m ದಷ್ಟು ತೆಳುವಾದ ಬಂಗಾರದ ಹಾಳೆಯ



ಚಿತ್ರ–1



ಚಿತ್ರ–2

ಮೇಲೆ ಬೀಳುವಂತೆ ಮಾಡಲಾಗುತ್ತದೆ. ಚದರಲ್ಪಟ್ಟ ಕಣಗಳನ್ನು, ತಿರುಗಿಸಬಲ್ಲ ಸತುವಿನ ಸಲ್ಫೈಡ್ ಪರದೆಯನ್ನು ಹೊಂದಿರುವ ಸೂಕ್ಷ್ಮದರ್ಶಕ ಶೋಧಕದಿಂದ ವೀಕ್ಷಿಸಲಾಗುತ್ತದೆ. ಚದರಲ್ಪಟ್ಟ ಆ α- ಕಣಗಳು ಪರದೆಯನ್ನು ತಾಕಿದಾಗ ಕ್ಷಣ ಹೊತ್ತು ಬೆಳಕನ್ನು ಉತ್ಪತ್ತಿಸುತ್ತವೆ ಅಥವಾ ಸ್ಫುರಣಗೊಳಿಸುತ್ತವೆ. ಆ ಕ್ಷಣ ಹೊತ್ತಿನ ಬೆಳಕನ್ನು ಸೂಕ್ಷ್ಮದರ್ಶಕದ ಮುಖಾಂತರ ವೀಕ್ಷಿಸಬಹುದು ಮತ್ತು ಚದರಲ್ಪಟ್ಟ ಕಣಗಳ ವಿತರಣೆಯ ಸಂಖ್ಯೆಯನ್ನು ಕೋನೀಯ ಚದರುವಿಕೆಯ ಫಲನವಾಗಿ ಅಭ್ಯಸಿಸಲು ಸಾಧ್ಯ.

ದತ್ತ ಅವಧಿಯಲ್ಲಿ, ಬೇರೆ ಬೇರೆ ಕೋನಗಳಿಂದ ಚದರಲ್ಪಟ್ಟ ಒಟ್ಟು α- ಕಣಗಳ ಸಂಖ್ಯೆಯ (ಮಾದರಿ ನಕ್ಷೆಯನ್ನು ಚಿತ್ರ. 3ರಲ್ಲಿ ನೋಡಬಹುದು). ಈ ಚಿತ್ರದಲ್ಲಿ ತೋರಿಸಿದ ಬಿಂದುಗಳು, ಪ್ರಯೋಗದಿಂದ ದೊರಕಿದ ಮಾಹಿತಿಯನ್ನು ಪ್ರತಿನಿಧಿಸಿದರೆ, ಅಖಂಡ ವಕ್ರರೇಖೆಯು, ಗುರಿಯಾಗಿಸಲ್ಪಟ್ಟ ಪರಮಾಣು - ಸಣ್ಣದಾದ, ಸಾಂದ್ರವಾದ, ಧನ ವಿದ್ಯುದಾವೇಶವುಳ್ಳ ನ್ಯೂಕ್ಲಿಯಸ್‌ನ್ನು ಹೊಂದಿದೆಯೆಂಬ ಸೈದ್ಧಾಂತಿಕ ಊಹೆಯನ್ನು ಪ್ರತಿನಿಧಿಸುತ್ತದೆ. ಬಹಳಷ್ಟು ಕಣಗಳು ಬಂಗಾರದ ಹಾಳೆಯ ಮುಖಾಂತರ ನೇರವಾಗಿ ಹಾದು ಹೋಗುತ್ತವೆ. ಇದರರ್ಥ ಅವು ಯಾವುದೇ ಸಂಘಟ್ಟನೆಗೆ ಒಳಗಾಗುವುದಿಲ್ಲವೆಂದಂತಾಯಿತು. ಒಟ್ಟು ಆಪಾತ -ಕಣಗಳಲ್ಲಿ ಕೇವಲ ಸುಮಾರು ಶೇ 0.14ರಷ್ಟು, ಕಣಗಳು 1 ಡಿಗ್ರಿಗಿಂತ ಹೆಚ್ಚು ಚದರಲ್ಪಡುತ್ತವೆ; ಮತ್ತು 8000ದಲ್ಲಿ ಅಂದಾಜು



ಚಿತ್ರ–3

ಒಂದು 90^{0} ಡಿಗ್ರಿ ಕ್ಕಿಂತಲೂ ಹೆಚ್ಚಿಗೆ ಬಾಗುತ್ತದೆ. ಈ ಕಣವನ್ನು ಹಿಂದಕ್ಕೆ ತಿರುಗಿಸಲು, ಅದು ಹೆಚ್ಚು ವಿಕರ್ಷಣೀಯ ಬಲವನ್ನು ಅನುಭವಿಸಿರಲೇಬೇಕೆಂದು ರುದರ್‌ಫೋರ್ಡ್ ಅವರು ವಾದಿಸಿದರು. ಒಂದು ವೇಳೆ ಪರಮಾಣುವಿನ ರಾಶಿಯ ಅಧಿಕಾಂಶವು ಮತ್ತು ಅದರ ಧನ ವಿದ್ಯುದಾವೇಶವು ಪರಮಾಣುವಿನ ಮಧ್ಯದಲ್ಲಿ ಒತ್ತೊತ್ತಾಗಿ ಕೇಂದ್ರೀಕೃತವಾಗಿದ್ದಲ್ಲಿ ಮಾತ್ರ ಇಂತಹ ಬಲವು ದೊರಕಲ್ಪಡುತ್ತದೆ. ಆಗ ಒಳಬರುವ ಕಣವು ಧನ ಆವೇಶವನ್ನು ತೂರಿಕೊಂಡು ಹೋಗಲಾರದೆ, ಅತೀ ಸಮೀಪಕ್ಕೆ ಬರಬಹುದು ಮತ್ತು ಇಂತಹ ಸಮೀಪದ ಮುಖಾಮುಖಿಯಿಂದಾಗಿ ಅದು ದೊಡ್ಡ ವಿಚಲನಕ್ಕೆ ಕಾರಣವಾಗುತ್ತದೆ. ಈ ಅನಿಸಿಕೆಯು ಪರಮಾಣುವಿನಲ್ಲಿರುವ ನ್ಯೂಕ್ಲಿಯಸ್‌ನ ಆಧಾರ ಕಲ್ಪನೆಯನ್ನು ಬೆಂಬಲಿಸಿತು. ಈ ಕಾರಣಕ್ಕಾಗಿ ರುದರ್‌ಫೋರ್ಡ್ ಅವರು ನ್ಯೂಕ್ಲಿಯಸ್‌ನ ಆವಿಷ್ಕಾರದ ಮನ್ನಣೆಗೆ ಪಾತ್ರರಾದರು.

ರುದರ್‌ಫೋರ್ಡ್ ಅವರ ಪರಮಾಣುವಿನ ನ್ಯೂಕ್ಲಿಯರ್ ಮಾದರಿಯಲ್ಲಿ ಸಂಪೂರ್ಣ ಧನ ವಿದ್ಯುದಾವೇಶವು ಮತ್ತು ಪರಮಾಣುವಿನ ಅಧಿಕಾಂಶ ರಾಶಿಯು ನ್ಯೂಕ್ಲಿಯಸ್ಸಿನಲ್ಲಿ ಕೇಂದ್ರೀಕೃತಗೊಂಡಿದ್ದು, ಅದರಿಂದ ಎಲೆಕ್ಟ್ರಾನ್‌ಗಳು ಸ್ವಲ್ಪ ದೂರದಲ್ಲಿರುತ್ತವೆ. ಎಲೆಕ್ಟ್ರಾನ್‌ಗಳು ನ್ಯೂಕ್ಲಿಯಸ್‌ನ ಸುತ್ತ ಕಕ್ಷೆಗಳಲ್ಲಿ, ಸೂರ್ಯನ ಸುತ್ತ ಗ್ರಹಗಳು ಸುತ್ತುವಂತೆ ಸುತ್ತುತ್ತಿರುತ್ತವೆ. ರುದರ್‌ಫೋರ್ಡ್ ಪ್ರಯೋಗವು ನ್ಯೂಕ್ಲಿಯಸ್‌ನ ಅಳತೆಯನ್ನು ಅಂದಾಜು 10^{-15} ರಿಂದ 10^{-14} ಮೀಟರ್‌ವರೆಗೆ ಇರಬಹುದೆಂದು ಸೂಚಿಸಿತು.

ಅನಿಲಗಳ ಚಲನ ಸಿದ್ಧಾಂತದಿಂದ ಪರಮಾಣುವಿನ ಅಳತೆ 10^{-10} ಮೀಟರ್‌ನಷ್ಟು ಇರುವುದು ಗೊತ್ತಾಗಿತ್ತು. ಇದು ನ್ಯೂಕ್ಲಿಯಸ್‌ನ ಅಳತೆಗಿಂತ 10,000 ದಿಂದ 100,000 ಪಟ್ಟು ದೊಡ್ಡದಾಗಿತ್ತು ಹೀಗಾಗಿ ನ್ಯೂಕ್ಲಿಯಸ್‌ನಿಂದ ಎಲೆಕ್ಟ್ರಾನ್‌ಗಳು ನ್ಯೂಕ್ಲಿಯಸ್ ಅಳತೆಯ ಸುಮಾರು 10,000 ದಿಂದ 100,000 ಪಟ್ಟು ದೂರದಲ್ಲಿರುವಂತೆ ಕಾಣುತ್ತವೆ. ಅಂದರೆ ಪರಮಾಣುವಿನೊಳಗೆ ಬಹುತೇಕ ಭಾಗವು ಖಾಲಿಯಾಗಿದೆ ಎಂದಂತಾಯಿತು.

ಪರಮಾಣುವಿನ ಬಹುತೇಕ ಭಾಗವು ಖಾಲಿಯಾಗಿರುವುದರಿಂದ ಬಹಳಷ್ಟು α- ಕಣಗಳು ತೆಳುವಾದ ಲೋಹದ ಹಾಳೆಯ ಮೂಲಕ ಸಾಗುವಾಗ ನೇರವಾಗಿ ತೂರಿಕೊಂಡು ಏಕೆ ಹೋಗುತ್ತವೆ ಎಂಬುದನ್ನು ನಾವೀಗ ಇಲ್ಲಿ ಸುಲಭವಾಗಿ ಅರ್ಥೈಸಬಹುದು.

ಹೀಗಿದ್ದಾಗಲೂ, ಯಾವಾಗ ಕಣವು ನ್ಯೂಕ್ಲಿಯಸ್‌ನ ಸನಿಹ ಬರುವುದೋ ಆಗ ಅಲ್ಲಿರುವ ತೀವ್ರವಾದ ವಿದ್ಯುತ್‌ಕ್ಷೇತ್ರವು, ಅದನ್ನು ದೊಡ್ಡ ಕೋನದಲ್ಲಿ ಚದರಿಸುತ್ತದೆ. ಪರಮಾಣುವಿನ ಎಲೆಕ್ಟ್ರಾನ್‌ಗಳು ಎಷ್ಟೊಂದು ಹಗುರವಾಗಿವೆಯೆಂದರೆ α- ಕಣಗಳ ಮೇಲೆ ಅವು ಹೇಳಿಕೊಳ್ಳುವಂತಹ ಪರಿಣಾಮವನ್ನೇನು ಬೀರುವುದಿಲ್ಲ.

ಚಿತ್ರ.3ರಲ್ಲಿ ತೋರಿಸಿರುವ ಚದರುವಿಕೆಯ ಮಾಹಿತಿಯನ್ನು ಬಳಸಿ ರುದರ್‌ಫೋರ್ಡ್ ಪರಮಾಣುವಿನ ನ್ಯೂಕ್ಲಿಯರ್ ಮಾದರಿಯನ್ನು ವಿಶ್ಲೇಷಿಸಬಹುದು. ಬಂಗಾರದ ಹಾಳೆಯು ಅತಿ ತೆಳುವಾಗಿರುವುದರಿಂದ ಅದರ ಮುಖಾಂತರ ತೂರಿಕೊಂಡು ಹೋಗುವ ಕಣಗಳು ಒಂದಕ್ಕಿಂತ ಹೆಚ್ಚಿನ ಚದರುವಿಕೆಗೆ ಒಳಗಾಗುವುದಿಲ್ಲವೆಂದು ಊಹಿಸಬಹುದು. ಆದ್ದರಿಂದ ಚದರಲ್ಪಟ್ಟ ಕಣದ ಪ್ರಕ್ಷೇಪ ಪಥವನ್ನು ಲೆಕ್ಕ ಹಾಕಲು ಒಂದೇ ನ್ಯೂಕ್ಲಿಯಸ್ ಸಾಕಾಗುತ್ತದೆ. α- ಕಣಗಳು ಹೀಲಿಯಮ್ ಪರಮಾಣುಗಳ ನ್ಯೂಕ್ಲಿಯಸ್‌ಗಳಾಗಿರುವದರಿಂದ 2e ಪ್ರಮಾಣದ ಧನ ವಿದ್ಯುದಾವೇಶವನ್ನು ಮತ್ತು ಹೀಲಿಯಮ್ ಪರಮಾಣುವಿನ ರಾಶಿಯನ್ನು ಹೊಂದಿವೆ. ಬಂಗಾರದ ನ್ಯೂಕ್ಲಿಯಸ್‌ನ ವಿದ್ಯುದಾವೇಶವು Ze ಇದ್ದು, ಇಲ್ಲಿ Z ಪರಮಾಣುವಿನ ಸಂಖ್ಯೆಯನ್ನು ಸೂಚಿಸುತ್ತಿದ್ದು, ಬಂಗಾರಕ್ಕೆ $Z = 79$ ಆಗಿರುತ್ತದೆ. ಬಂಗಾರದ ನ್ಯೂಕ್ಲಿಯಸ್, α- ಕಣಕ್ಕಿಂತ ಅಂದಾಜು 50 ಪಟ್ಟು ಭಾರವಾಗಿರುವುದರಿಂದ, ಚದರುವಿಕೆಯ ಪ್ರಕ್ರಿಯೆಯಲ್ಲಿ ಅದು ಯಾವಾಗಲೂ ನಿಶ್ಚಲ ಸ್ಥಿತಿಯಲ್ಲಿಯೇ ಇರುತ್ತದೆ.

ಸಹಕಾರ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ, ಬೆಂಗಳೂರು

ಪ್ರಜಾವಾಣಿ ನೋಡಿಯೊ
ದ್ವಿತೀಯ ಪಿಯುಸಿ ಗಣಿತದ ಆಂಗ್ಲ ಭಾಷೆಯ ಮಾದರಿ ಪ್ರಶ್ನೋತ್ತರಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಸಿವಿಲ್ ಸರ್ವೀಸಸ್ ಪರೀಕ್ಷೆಯ ಪ್ರಾಥಮಿಕ ಪಾಠ ಹಾಗೂ ಮಾದರಿ ಪ್ರಶ್ನೋತ್ತರ ಸರಣಿಗಳು ಈ ಸಂಚಿಕೆಯಲ್ಲಿ ಪ್ರಕಟವಾಗಿಲ್ಲ. ಎಂದಿನಂತೆ ಮುಂದಿನವಾರದಿಂದ ಈ ಸರಣಿಗಳು ಮುಂದುವರಿಯಲಿದೆ.



ಚಾಂಪಿಯನ್ಸ್ ಲೀಗ್ ಫುಟ್‌ಬಾಲ್: ಬೆಂಜೆಮಾ ಮಿಂಚು; ಚೆಲ್ಸಿಗೆ ಆಘಾತ

ಸೆಮಿಫೈನಲ್‌ಗೆ ರಿಯಲ್ ಮ್ಯಾಡ್ರಿಡ್

ಮ್ಯಾಡ್ರಿಡ್ (ಎಪಿ): ಪಂದ್ಯದ ಹೆಚ್ಚುವರಿ ಅವಧಿಯಲ್ಲಿ ಮೋಡಿ ಮಾಡಿದ ಕರೀಂ ಬೆಂಜೆಮಾ ರಿಯಲ್ ಮ್ಯಾಡ್ರಿಡ್ ತಂಡವನ್ನು ಸೆಮಿಫೈನಲ್‌ಗೆ ತಲುಪಿಸಿದರು.

ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಫುಟ್‌ಬಾಲ್ ಟೂರ್ನಿಯ ಕ್ವಾರ್ಟರ್‌ಫೈನಲ್‌ನ ಎರಡನೇ ಲೆಗ್‌ನಲ್ಲಿ ಮಂಗಳವಾರ ರಿಯಲ್ ಮ್ಯಾಡ್ರಿಡ್ 2–3ರಿಂದ ಚೆಲ್ಸಿ ಎದುರು ಸೋತರೂ ಸರಾಸರಿ ಗೋಲು ಗಳಿಕೆಯ ಆಧಾರದಲ್ಲಿ ನಾಲ್ಕರ ಘಟ್ಟಕ್ಕೆ ಲಗ್ಗೆಯಿಟ್ಟಿತು.

ಮೊದಲ ಲೆಗ್‌ನಲ್ಲಿ ಬೆಂಜೆಮಾ ಅವರ ಹ್ಯಾಟ್ರಿಕ್ ಬಲದಿಂದ ಮ್ಯಾಡ್ರಿಡ್ 3–1ರಿಂದ ಚೆಲ್ಸಿಗೆ ಸೋಲುಣಿಸಿತ್ತು. ಹೀಗಾಗಿ ಎರಡೂ ಪಂದ್ಯಗಳನ್ನು ಪರಿಗಣಿಸಿದರೆ ಆತಿಥೇಯ ತಂಡವು 5–4ರಿಂದ ಮುಂದಿತ್ತು.

ಈ ಪಂದ್ಯದಲ್ಲಿ ಚೆಲ್ಸಿ ಪರ ಮ್ಯಾಸನ್ ಮೌಂಟ್ (15ನೇ ನಿಮಿಷ), ಆಂಟೊನಿಯೊ ರೂಡಿಜೆರ್ (51ನೇ ನಿ.) ಮತ್ತು ಟಿಮೊ ವೆರ್ನೆರ್ (75ನೇ ನಿ.) ಕಾಲ್ಚಳಕ ತೋರಿದ್ದರು. 80ನೇ ನಿಮಿಷದಲ್ಲಿ ರೋಡ್ರಿಗೊ ಮ್ಯಾಡ್ರಿಡ್ ತಂಡದ ಮೊದಲ ಗೋಲು ಗಳಿಸಿದರು. 96ನೇ ನಿಮಿಷದಲ್ಲಿ ವಿನ್ಸಿಯಸ್ ಜೂನಿಯರ್ ಅವರ ನೆರವು ಪಡೆದ ಬೆಂಜೆಮಾ ಹೆಡರ್ ಮೂಲಕ ಗೋಲು ದಾಖಲಿಸಿದರು. ಬೆಂಜೆಮಾ ಅವರಿಗೆ ಈ ಆವೃತ್ತಿಯಲ್ಲಿ ಇದು 12ನೇ ಗೋಲು.

ಗೋಲು ಗಳಿಸಿದ ಕರೀಂ ಬೆಂಜೆಮಾ ಸಂಭ್ರಮ– ಎಎಫ್‌ಪಿ ಚಿತ್ರ

ಬೇಯರ್ನ್‌ಗೆ ವಿಲ್ಲಾರೆಲ್ ಆಘಾತ: ಎಂಟರಘಟ್ಟದ ಮತ್ತೊಂದು ಬೇಯರ್ನ್ ಮ್ಯೂನಿಕ್ ತಂಡಕ್ಕೆ ಆಘಾತ ನೀಡಿದ ವಿಲ್ಲಾರೆಲ್ 2006ರ ನಂತರ ಮೊದಲ ಬಾರಿ ಟೂರ್ನಿಯ ಸೆಮಿಫೈನಲ್ ತಲುಪಿತು. ಮ್ಯೂನಿಕ್‌ನಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು 1–1ರಿಂದ ಸಮಬಲ ಸಾಧಿಸಿದವು. ಆದರೆ ಮೊದಲ ಲೆಗ್‌ನಲ್ಲಿ ವಿಲ್ಲಾರೆಲ್ ಗೆದ್ದಿದ್ದರಿಂದ 2–1ರ ಸರಾಸರಿಯಲ್ಲಿ ಜಯಿಸಿ ಮುನ್ನಡೆಯಿತು.

ಈ ಪಂದ್ಯದಲ್ಲಿ ತಂಡದ ಮ್ಯೂನಿಕ್ ಪರ ರಾಬರ್ಟ್ ಲೆವಾಂಡೊಸ್ಕಿ (52ನೇ ನಿ.) ಮತ್ತು ವಿಲ್ಲಾರೆಲ್ ಪರ ಸ್ಯಾಮ್ಯುಯೆಲ್ ಚುಕ್ವೆಜ್ (88ನೇ ನಿ.) ಗೋಲು ದಾಖಲಿಸಿದರು.

ಬ್ಯಾಸ್ಕೆಟ್‌ಬಾಲ್: ಅಪ್ಪಯ್ಯ ಕ್ಲಬ್‌ಗೆ ಭರ್ಜರಿ ಜಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಪವನ್ ಸಿ.ವಿ. ಗಳಿಸಿದ 18 ಪಾಯಿಂಟ್ಸ್ ನೆರವಿನಿಂದ ಅಪ್ಪಯ್ಯ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡವು ರಾಜ್ಯ ಸಬ್ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಬಾಲಕರ ವಿಭಾಗದ ಪಂದ್ಯದಲ್ಲಿ ಅಪ್ಪಯ್ಯ ತಂಡಕ್ಕೆ 51–10ರಿಂದ ಆರಿಯನ್ಸ್ ಎಸ್‌ಸಿ ತಂಡವನ್ನು ಸೋಲಿಸಿತು. ಇನ್ನುಳಿದ ಪಂದ್ಯಗಳಲ್ಲಿ ಮೌಂಟ್ಸ್ ಕ್ಲಬ್ 34–23ರಿಂದ ದೇವಾಂಗ ಯೂನಿಯನ್ ವಿರುದ್ಧ, ಎಂಸಿಎಚ್‌ಎಸ್ 58–24ರಿಂದ ಪಟ್ಟಾಭಿರಾಮನಗರ ಎಸ್‌ಸಿ ಎದುರು, ಭಾರತ್ ಸ್ಪೋರ್ಟ್ಸ್ ಯೂನಿಯನ್ 62–33ರಿಂದ ಯಂಗ್ ಬುಲ್ಸ್ ಎದುರು, ನ್ಯಾಷನಲ್ಸ್ ಮೈಸೂರು 62–33ರಿಂದ ವೈಎಂಎಂಎ ವಿರುದ್ಧ ಗೆದ್ದವು.

ಮರ್ಚಂಟ್ಸ್ ದಾವಣಗೆರೆ 25–10ರಿಂದ ಕನಕ ಕೋಲಾರ ವಿರುದ್ಧ, ಎಚ್‌ಬಿಆರ್ ಬಿಸಿ 66–11ರಿಂದ ಕನಕ ನಂಜನಗೂಡು ತಂಡದ ಎದುರು ಜಯ ಸಾಧಿಸಿದವು.

ಬಾಲಕಿಯರ ವಿಭಾಗದಲ್ಲಿ ಅಪ್ಪಯ್ಯ ಬಿಸಿ 33–27ರಿಂದ ಸದರ್ನ್ ಬ್ಲೂಸ್ ವಿರುದ್ಧ, ಎಂಸಿಎಚ್‌ಎಸ್ 43–20ರಿಂದ ಪಟ್ಟಾಭಿರಾಮನಗರ ಎದುರು, ಬೆಂಗಳೂರು ಸ್ಪೋರ್ಟಿಂಗ್ 23–5ರಿಂದ ಜಯನಗರ ಎಸ್‌ಸಿ ವಿರುದ್ಧ, ನ್ಯಾಷನಲ್ಸ್ ಮೈಸೂರು 23–10ರಿಂದ ಮರ್ಚಂಟ್ಸ್ ದಾವಣಗೆರೆ ತಂಡದ ಎದುರು ಗೆದ್ದವು.

ಬ್ಯಾಡ್ಮಿಂಟನ್: ಅಭಿಷೇಕ್, ರಕ್ಷಾ ಪ್ರೀ ಕ್ವಾರ್ಟರ್ ಫೈನಲ್‌ಗೆ

ಬೆಂಗಳೂರು: ಅಭಿಷೇಕ್ ಸಂತೋಷ್ ಕುಮಾರ್ ಮತ್ತು ರಕ್ಷಾ ಕಂದಸ್ವಾಮಿ ಅವರು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ಜೂನಿಯರ್ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಕ್ರಮವಾಗಿ ಬಾಲಕರ ಮತ್ತು ಬಾಲಕಿಯರ ವಿಭಾಗದ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.

ದ್ರಾವಿಡ್–ಪಡುಕೋಣೆ ಕ್ರೀಡಾ ಶ್ರೇಷ್ಠತಾ ಕೇಂದ್ರದಲ್ಲಿ ಬುಧವಾರ ನಡೆದ 32ರ ಘಟ್ಟದ ಪಂದ್ಯದಲ್ಲಿ ಅಭಿಷೇಕ್ ಸಂತೋಷ್ ಕುಮಾರ್ 21-15, 21-15ರಲ್ಲಿ ಉನ್ನೀತ್ ಕೃಷ್ಣನ್ ಎದುರು ಜಯ ಗಳಿಸಿದರು. ರಕ್ಷಾ ಕಂದಸ್ವಾಮಿ 53 ನಿಮಿಷಗಳ ಹಣಾಹಣಿಯಲ್ಲಿ ಜಾಹ್ನವಿ ನಮ್ಮಿ ವಿರುದ್ಧ 13-21, 21-12, 21-16ರಲ್ಲಿ ಗೆದ್ದರು.

ಕ್ರಿಕೆಟ್ ಟೂರ್ನಿ: ದಿವ್ಯಾಂಶ್ ಶತಕ

ಬೆಂಗಳೂರು: ದಿವ್ಯಾಂಶ್ ಅವರ ಶತಕದ ಬಲದಿಂದ ಮುಂಬೈ ತಂಡವು ಸಿ.ಕೆ. ನಾಯ್ಡು ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಕರ್ನಾಟಕ ತಂಡದ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿತು.

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಬುಧವಾರ ಮುಂಬೈ 273 ರನ್ ಗಳಿಸಿತು. ಎರಡನೇ ಇನಿಂಗ್ಸ್ ಆರಂಭಿಸಿರುವ ಕರ್ನಾಟಕ 26 ಓವರ್‌ಗಳಲ್ಲಿ 3ಕ್ಕೆ 110 ರನ್ ಗಳಿಸಿದೆ.

ಕರ್ನಾಟಕಕ್ಕೆ 43 ರನ್‌ಗಳ ಮುನ್ನಡೆ ಲಭಿಸಿದೆ.

ಸಂಕ್ಷಿಪ್ತ ಸ್ಕೋರ್: ಮೊದಲ ಇನಿಂಗ್ಸ್: ಕರ್ನಾಟಕ 58.2 ಓವರ್‌ಗಳಲ್ಲಿ 204: **ಮುಂಬೈ:** 94.5 ಓವರ್‌ಗಳಲ್ಲಿ 273 (ದಿವ್ಯಾಂಶ್ 102, ಆರ್ಮಾನ್ ಜಾಫರ್ 67, ಸುವೇದ್ ಪಾರ್ಕರ್ 33;ವಿದ್ವತ್ ಕಾವೇರಪ್ಪ 34ಕ್ಕೆ 2, ವೈಶಾಖ್ ವಿಜಯಕುಮಾರ್ 52ಕ್ಕೆ 2, ಬಿ.ಯು. ಶಿವಕುಮಾರ್ 41ಕ್ಕೆ 4, ಎ.ಸಿ. ರೋಹಿತ್‌ಕುಮಾರ್ 99ಕ್ಕೆ 2). **ಎರಡನೇ ಇನಿಂಗ್ಸ್: ಕರ್ನಾಟಕ:** 26 ಓವರ್‌ಗಳಲ್ಲಿ 3ಕ್ಕೆ 110 (ನಿಕಿನ್ ಜೋಸ್ 26, ಶಿವಕುಮಾರ್ ಬ್ಯಾಟಿಂಗ್ 32, ಮನೋಜ್ ಭಾಂಡಗೆ 45).

ಮಾಂಟೆ ಕಾರ್ಲೊ ಮಾಸ್ಟರ್ಸ್ ಟೆನಿಸ್ ಟೂರ್ನಿ

ಕೊರ್ಡಾಗೆ ಮಣಿದ ಅಲ್ಕರಾಸ್

ಮಾಂಟೆ ಕಾರ್ಲೊ, ಮೊನಾಕೊ (ಎಎಫ್‌ಪಿ): ಸ್ಪೇನ್ ಆಟಗಾರ ಕಾರ್ಲೊಸ್ ಅಲ್ಕರಾಸ್ ಅವರು ಮಾಂಟೆ ಕಾರ್ಲೊ ಮಾಸ್ಟರ್ಸ್ ಟೂರ್ನಿಯಲ್ಲಿ ಆಘಾತ ಅನುಭವಿಸಿದ್ದಾರೆ.

ಬುಧವಾರ ನಡೆದ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಅಮೆರಿಕದ ಸೆಬಾಸ್ಟಿಯನ್ ಕೊರ್ಡಾ 7-6 (7/2), 6-7 (5/7), 6-3ರಿಂದ ಕಾರ್ಲೊಸ್ ಅವರಿಗೆ ಸೋಲುಣಿಸಿದರು.

ಮಿಯಾಮಿ ಓಪನ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದ ಕಾರ್ಲೊಸ್, ಮೂರು ತಾಸುಗಳಿಗಿಂತ ಹೆಚ್ಚು ಕಾಲ ನಡೆದ ರೋಚಕ ಹಣಾಹಣಿಯ ಕೊನೆಯಲ್ಲಿ ಮಣಿದರು.

ವಿಶ್ವ ರ‍್ಯಾಂಕಿಂಗ್‌ನಲ್ಲಿ 42ನೇ ಸ್ಥಾನದಲ್ಲಿರುವ ಕೊರ್ಡಾ ಅವರು ಮೂರನೇ ಸುತ್ತಿನ ಪಂದ್ಯದಲ್ಲಿ ತಮ್ಮದೇ ದೇಶದ ಟೇಲರ್ ಫ್ರಿಡ್ಜ್ ಅಥವಾ ಕ್ರೊವೇಷ್ಯಾದ ಮರಿನ್ ಸಿಲಿಚ್ ಅವರನ್ನು ಎದುರಿಸುವರು.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ ನೊವಾಕ್ ಜೊಕೊವಿಚ್ ಮಂಗಳವಾರ ಮೊದಲ ಸುತ್ತಿನ ಪಂದ್ಯದಲ್ಲಿ 46ನೇ ಸ್ಥಾನದಲ್ಲಿರುವ ಸ್ಪೇನ್ ಆಟಗಾರ ಅಲೆಜಾಂಡ್ರೊ ಡವಿಡೊವಿಚ್ ಫೊಕಿನಾ ಎದುರು 3–6, 7–6, 1–6ರಲ್ಲಿ ಸೋತಿದ್ದರು.

ಸೆಬಾಸ್ಟಿಯನ್ ಕೊರ್ಡಾ ಆಟದ ಪರಿ– ಎಎಫ್‌ಪಿ ಚಿತ್ರ

ಫಿಫಾ ಮಹಿಳಾ ಜೂನಿಯರ್ ವಿಶ್ವಕಪ್: ಜೂನ್ 24ರಂದು ಡ್ರಾ

ಮುಂಬೈ (ಪಿಟಿಐ): ಭಾರತದಲ್ಲಿ ಈ ವರ್ಷ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಫಿಫಾ 17 ವರ್ಷದೊಳಗಿನವರ ಮಹಿಳಾ ವಿಶ್ವಕಪ್ ಟೂರ್ನಿಯ ಡ್ರಾ ಜೂನ್ 24ರಂದು ಜೂರಿಚ್‌ನಲ್ಲಿ ನಡೆಯಲಿದೆ.

ಭುವನೇಶ್ವರದ ಕಳಿಂಗ, ಗೋವಾದ ಪಂಡಿತ್ ಜವಾಹರಲಾಲ್ ನೆಹರೂ ಕ್ರೀಡಾಂಗಣ ಮತ್ತು ನವಿ ಮುಂಬೈನ ಡಿ.ವೈ.ಪಾಟೀಲ ಕ್ರೀಡಾಂಗಣಗಳಲ್ಲಿ ಅಕ್ಟೋಬರ್ 11ರಿಂದ 30ರವರೆಗೆ ಪಂದ್ಯಗಳು ನಡೆಯಲಿವೆ. ಕೋವಿಡ್–19ರ ಹಿನ್ನೆಲೆಯಲ್ಲಿ 2020ರ ಆವೃತ್ತಿಯನ್ನು ರದ್ದುಗೊಳಿಸಲಾಗಿತ್ತು. ಆತಿಥೇಯ ಭಾರತ, ಬ್ರೆಜಿಲ್, ಚಿಲಿ, ಕೊಲಂಬಿಯಾ, ಜಪಾನ್ ಮತ್ತು ನ್ಯೂಜಿಲೆಂಡ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ.

ಹಾಕಿ: ಭಾರತಕ್ಕೆ ಇಂದು ಜರ್ಮನಿ ಸವಾಲು

ಭುವನೇಶ್ವರ (ಪಿಟಿಐ): ಎಫ್‌ಐಎಚ್ ಪ್ರೊ ಲೀಗ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳುವ ತವಕದಲ್ಲಿರುವ ಭಾರತ ಹಾಕಿ ತಂಡವು ಗುರುವಾರ ಜರ್ಮನಿ ತಂಡದ ಸವಾಲು ಎದುರಿಸಲಿದೆ.

ಕಳಿಂಗ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದುವರೆಗೆ 10 ಪಂದ್ಯಗಳನ್ನು ಆಡಿರುವ ಭಾರತ 21 ಪಾಯಿಂಟ್ಸ್ ಕಲೆಹಾಕಿದೆ. ಎರಡನೇ ಸ್ಥಾನದಲ್ಲಿರುವ ಜರ್ಮನಿ ಬಳಿ 17 ಪಾಯಿಂಟ್‌ಗಳಿವೆ. ಆ ತಂಡವು ಎಂಟು ಪಂದ್ಯಗಳನ್ನು ಆಡಿದೆ.

ನಿಧನ ವಾರ್ತೆ

ಸಾಯ್ ಅಥ್ಲೆಟಿಕ್ ಕೋಚ್ ಭಾಸ್ಕರ್

ಬೆಂಗಳೂರು: ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಮತ್ತು ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಲ್ಲಿ (ಡಿವೈಇಎಸ್) ಅಥ್ಲೆಟಿಕ್ ಕೋಚ್ ಆಗಿದ್ದ ಜಿ ಭಾಸ್ಕರ್ (74) ಬುಧವಾರ ಮುಂಜಾನೆ ನಿಧನರಾದರು. ಕೆಂಗೇರಿ ನಿವಾಸಿಯಾಗಿದ್ದ ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ಭಾಸ್ಕರ್

ಚಿಕ್ಕಮಗಳೂರು ನಗರದಲ್ಲಿ ಜನಿಸಿದ ಭಾಸ್ಕರ್ ಅವರು ಮಧ್ಯಮ ಮತ್ತು ದೂರ ಅಂತರದ ಓಟದಲ್ಲಿ ಸಾಧನೆ ಮಾಡಿದ್ದರು. 5,000 ಮೀಟರ್ಸ್, 10,000 ಮೀಟರ್ಸ್, ರಸ್ತೆ ಓಟ, ಗುಡ್ಡಗಾಡು ಓಟದಲ್ಲಿ ಹೆಸರುವಾಸಿಯಾಗಿದ್ದ ಅವರು ಬರಿಗಾಲ ಓಟದಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರು.

ಭಾಸ್ಕರ್ ಅವರ ತಂದೆ ಉಡುಪಿ ಜಿಲ್ಲೆಯ ಮಟ್ಟುವಿನವರು. ಉದ್ಯಮದ ನಿಮಿತ್ತ ಚಿಕ್ಕಮಗಳೂರಿಗೆ ತೆರಳಿದ್ದರು. ಭಾಸ್ಕರ್ ಅವರು ಜನಿಸಿದ್ದು ಚಿಕ್ಕಮಗಳೂರಿನಲ್ಲಿ. ಮೈಸೂರು ವಿಶ್ವವಿದ್ಯಾಲಯದಲ್ಲಿ ಓದಿದ ಅವರು ಕಾಲೇಜು ದಿನಗಳಲ್ಲಿ ಅಂತರ ಕಾಲೇಜು ಮತ್ತು ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಮಿಂಚಿದ್ದರು.

ಪಟಿಯಾಲದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿ ಅಥ್ಲೆಟಿಕ್ಸ್ ಕೋಚಿಂಗ್‌ನಲ್ಲಿ ಡಿಪ್ಲೊಮಾ ಪೂರೈಸಿದ ನಂತರ ಕ್ರೀಡಾ ಪ್ರಾಧಿಕಾರದಲ್ಲಿ ನೇಮಕಗೊಂಡಿದ್ದರು. ನೆಹರು ಯುವ ಕೇಂದ್ರದಲ್ಲೂ ಕಾರ್ಯನಿರ್ವಹಿಸಿದ್ದಾರೆ. ದೂರ ಅಂತರದ ಓಟದಲ್ಲಿ ರಷ್ಯಾ ಮತ್ತು ಅಮೆರಿಕದಲ್ಲಿ ವಿಶೇಷ ತರಬೇತಿ ಪಡೆದುಕೊಂಡಿದ್ದರು. ವಿದೇಶದಲ್ಲಿರುವ ಪುತ್ರ ಮತ್ತು ಪುತ್ರಿ ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಲಿದ್ದಾರೆ. ನಂತರ ಭಾಸ್ಕರ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎನ್.ಎಸ್. ರಾಮಣ್ಣ

ಬೆಂಗಳೂರು: ಪ್ರಥಮ ದರ್ಜೆ ಕ್ರಿಕೆಟ್‌ನ ಮಾಜಿ ಅಂಪೈರ್ ಎನ್.ಎಸ್. ರಾಮಣ್ಣ (89) ಬುಧವಾರ ನಿಧನರಾದರು.

1975ರಿಂದ 1986ರವರೆಗೆ ಅವರು 10 ಪ್ರಥಮ ದರ್ಜೆ ಮತ್ತು ಮೂರು ದೇವಧರ್ ಟ್ರೋಫಿ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶೀರ್ಲಿ ಸ್ಪಾರ್ಕ್

ಡೈಟೋನಾ ಬೀಚ್ (ಎಪಿ): ಲೇಡಿಸ್ ಪ್ರೊಫೆಷನಲ್ ಗಾಲ್ಫ್ ಅಸೋಸಿಯೇಷನ್ ಸಹಸಂಸ್ಥಾಪಕರಾದ ಶೀರ್ಲಿ ಸ್ಪಾರ್ಕ್ (94) ಬುಧವಾರ ನಿಧನರಾದರು. ಎಲ್‌ಪಿಜಿಎಯನ್ನು 13 ಜನರು ಸೇರಿ ಸ್ಥಾಪಿಸಿದರು. ಶೀರ್ಲಿ ಅದರಲ್ಲಿ ಒಬ್ಬರಾಗಿದ್ದರು. ಎರಡು ವಾರಗಳ ಹಿಂದಷ್ಟೇ ಅವರಿಗೆ ಹಾಲ್ ಆಫ್ ಫೇಮ್ ಗೌರವ ಸಂದಿತ್ತು.